



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಜಿಲ್ಲಾ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೬೩ No. 963
---------------------	---	--------------------

ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಸಚಿವಾಲಯ
ತಿದ್ದುಪಡಿ

ಸಂಖ್ಯೆ: ಆನಾಸ 17 ಆರ್‌ಪಿಆರ್ 2011, ಬೆಂಗಳೂರು, ದಿನಾಂಕ: 27.07.2016.

ದಿನಾಂಕ 10.06.2016 ಸಂಖ್ಯೆ ಆನಾಸ 17 ಆರ್‌ಪಿಆರ್ 2011 (1)ರ ಸರ್ಕಾರಿ ಅಧಿಸೂಚನೆಯ ಕಲಂ 21(ಎ)ರಲ್ಲಿ “the previous operation of the said orders or anything *duty* done or suffered there under; or” ಎಂದು ಇರುವುದನ್ನು “the previous operation of the said orders or anything *duly* done or suffered there under; or” ಎಂದು ತಿದ್ದಿ ಓದಿಕೊಳ್ಳತಕ್ಕದ್ದು.

ಇನ್ನುಳಿದಂತೆ, ಸದರಿ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಅರ್ಚನ ಎಂ.ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ,

ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ

ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೬೪ No. 964
---------------------	---	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಇ ೨೬ ಶಾಸನ ೨೦೧೬, ಬೆಂಗಳೂರು, ದಿನಾಂಕ: ೨೭.೦೭.೨೦೧೬

The Karnataka Police (Amendment) Bill, 2016 ಕ್ಕೆ ೨೦೧೬ರ ಜುಲೈ ತಿಂಗಳ ಇಪ್ಪತ್ತಾರನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು ೨೦೧೬ರ ಕರ್ನಾಟಕ ಅಧಿನಿಯಮ ಸಂಖ್ಯೆ: ೨೨ ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO. 22 OF 2016

(First Published in the Karnataka Gazette Extra-ordinary on the Twenty Seventh day of July, 2016)

THE KARNATAKA POLICE (AMENDMENT) ACT, 2016

(Received the assent of the Governor on the Twenty Sixth day of July, 2016)

An Act further to amend the Karnataka Police Act, 1963.

Whereas it is expedient further to amend the Karnataka Police Act, 1963 (Karnataka Act 4 of 1964) for the purposes hereinafter appearing;

Be it enacted by the Karnataka State Legislature in the sixty-seventh year of the Republic of India, as follows:-

1. Short title and commencement.- (1) This Act may be called the Karnataka Police (Amendment) Act, 2016.

(2) It shall come into force at once.

2. Amendment of section 20 D.- In the Karnataka Police Act, 1963 (Karnataka Act 4 of 1964) (herein after referred to as the principal Act), in section 20D in sub-section (1),-

(i) for the words "Regional Commissioner of the Region" the words "Deputy Commissioner of the concerned District" shall be substituted; and

(ii) in clause (i), for the words "Joint Secretary to Government", the words "Assistant Commissioner" shall be substituted;

3. Amendment of section 31.- In the principal Act, in section 31, in sub-section (1), after clause (z), the following shall be inserted, namely:-

"(za) Regulating, controlling and monitoring of safety and security of children".

4. Amendment of section 36A.- In the principal Act, in section 36A,-

(i) in the heading, for the word “eunuchs” the word “undesirable activities” shall be substituted;

(ii) in clauses (a) and (b) for the word “eunuchs” where ever they occur, the word “persons” shall be substituted; and

(iii) in clause (c) for the word “eunuch” the word “person” shall be substituted.

By Order and in the name of the Governor of Karnataka

K. DWARAKANATH BABU

Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೬೫ No. 965
---------------------	---	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಇ ೨೮ ಶಾಸನ ೨೦೧೬, ಬೆಂಗಳೂರು, ದಿನಾಂಕ: ೨೭.೦೭.೨೦೧೬

The Karnataka Stamp (Fourth Amendment) Bill, 2016 ಕ್ಕೆ ೨೦೧೬ರ ಜುಲೈ ತಿಂಗಳ ಇಪ್ಪತ್ತಾರನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು ೨೦೧೬ರ ಕರ್ನಾಟಕ ಅಧಿನಿಯಮ ಸಂಖ್ಯೆ: ೨೧ ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO 21 OF 2016

(First Published in the Karnataka Gazette Extra-ordinary on the Twenty Seventh day of July, 2016)

THE KARNATAKA STAMP (FOURTH AMENDMENT) ACT, 2016

(Received the assent of the Governor on the Twenty Sixth day of July, 2016)

An Act further to amend the Karnataka Stamp Act, 1957.

Whereas it is expedient further to amend the Karnataka Stamp Act, 1957 (Karnataka Act 34 of 1957) for the purposes hereinafter appearing;

Be it enacted by the Karnataka State Legislature in the Sixty-seventh Year of Republic of India as follows:-

1. Short title and commencement.- (1) This Act may be called the Karnataka Stamp (Fourth Amendment) Act, 2016.

(2) It shall be deemed to have come into force with effect from the 22nd day of June, 2016.

2. Amendment of schedule.- In the Karnataka Stamp Act, 1957, (Karnataka Act 34 of 1957) in the schedule, in the article 30, after item (2), the following article shall be inserted, namely:-

Description of Instrument	Proper Stamp Duty
"(3) Notwithstanding anything contained in clause (1) and (2) above, in respect of,- (a) Mine Development and Production Agreement (MDPA) and or Mining Lease granted through auctions:-	

(i) where the lease purports to be for a term exceeding one year and not exceeding ten years.	One rupee for every one hundred rupees or part thereof on the total amount or value of; the average annual royalty and average annual payment based on the final price offer obtained in the auction calculated on the estimated average annual production as per the approved mining plan.
(ii) where the lease purports to be for a term exceeding ten years and not exceeding twenty years	Two rupees for every one hundred rupees or part thereof on the total amount or value of; the average annual royalty and average annual payment based on the final price offer obtained in the auction calculated on the estimated average annual production as per the approved mining plan.
(iii) where the lease purports to be for a term exceeding twenty years and not exceeding thirty years	Three rupees for every one hundred rupees or part thereof on the total amount or value of; the average annual royalty and average annual payment based on the final price offer obtained in the auction calculated on the estimated average annual production as per the approved mining plan.
(iv) where the lease purports to be for a term exceeding thirty years or in perpetuity or does not purport to be for any definite term.	<p>Five rupees for every one hundred rupees or part thereof on the total amount or value of; four times the average annual royalty and four times the average annual payment based on the final price offer obtained in the auction calculated on the estimated average annual production as per the approved mining plan</p> <p>Provided that in any case when Mine Development And Production Agreement (MDPA) is duly stamped with the ad valorem stamp required for MDPA as well as for a mining lease and a mining lease in pursuance of such Mine Development And Production Agreement is subsequently executed, the duty on such mining lease shall not exceed rupees fifty:</p>
(b): Mine Development and Production Agreement (MDPA) and or Mining Lease granted other than by auctions.	
(i) where the lease purports to be for a term exceeding one year and not exceeding ten years.	One rupee for every one hundred rupees or part thereof on the total amount or value of; the average annual royalty and average annual payment as share of value of mineral calculated on the estimated average annual production as per the approved mining plan, premium, money advanced, security deposit and fine.
(ii) where the lease purports to be for a term exceeding ten years and not exceeding twenty years	Two rupees for every one hundred rupees or part thereof on the total amount or value of; the average annual royalty and average annual payment as share of value of mineral calculated on the estimated average annual production as per the approved mining plan, premium, money advanced, security deposit and fine.

(iii) where the lease purports to be for a term exceeding twenty years and not exceeding thirty years	Three rupees for every one hundred rupees or part thereof on the total amount or value of; the average annual royalty and average annual payment as share of value of mineral calculated on the estimated average annual production as per the approved mining plan, premium, money advanced, security deposit and fine.
(iv) where the lease purports to be for a term exceeding thirty years or in perpetuity or does not purport to be for any definite term.	<p>Five rupees for every one hundred rupees or part thereof on the total amount or value of; four times the average annual royalty and four times the average annual payment as share of value of mineral calculated on the estimated average annual production as per the approved mining plan, premium, money advanced, security deposit and fine; or on the value of Estimated Resources whichever is higher;</p> <p>Provided that in any case when Mine Development And Production Agreement (MDPA) is duly stamped with the ad valorem stamp required for MDPA as well as for mining lease and a mining lease in pursuance of such Mine Development And Production Agreement is subsequently executed, the duty on such mining lease shall not exceed rupees fifty:</p> <p>Explanation: (1) The term "money advanced and security deposit" in this Article means and includes the money advanced and security deposit including performance guarantee whether refundable or adjustable towards any other payments.</p> <p>(2) "Value of Estimated Resources" shall have the same meaning as that in the Minerals (Other than Atomic and Hydro Carbons Energy Minerals) Concession Rules, 2016.</p>

3. Repeal and savings.- (1) The Karnataka Stamp (Amendment) ordinance, 2016 (Karnataka ordinance 2 of 2016) is hereby repealed.

(2) Notwithstanding such repeal anything done or any action taken under the Principal Act as amended by the said Ordinance shall be deemed to have been done or taken under the principal Act as amended by this Act.

By Order and in the name of the Governor of Karnataka

K. DWARAKANATH BABU
Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೬೬ No. 966
---------------------	---	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 31 ಶಾಸನ 2016, ಬೆಂಗಳೂರು, ದಿನಾಂಕ: 27.07.2016

The Karnataka Agricultural Produce Marketing (Regulation and Development) and Certain Other Law (Amendment) Bill, 2016ಕ್ಕೆ 2016ರ ಜುಲೈ ತಿಂಗಳ ಇಪ್ಪತ್ತಾರನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ:20 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO. 20 OF 2016

(First Published in the Karnataka Gazette Extra-ordinary on the Twenty seventh day of July, 2016)

THE KARNATAKA AGRICULTURAL PRODUCE MARKETING (REGULATION AND DEVELOPMENT) AND CERTAIN OTHER LAW (AMENDMENT) ACT, 2016

(Received the assent of the Governor on the Twenty sixth day of July, 2016)

An Act further to amend the Karnataka Agricultural Produce Marketing (Regulation and Development) Act, 1966 and the Karnataka Agricultural Produce Marketing (Regulation) and Certain Other Laws (Amendment) Act, 1991.

Whereas, it is expedient further to amend the Karnataka Agricultural Produce Marketing (Regulation and Development) Act, 1966 (Karnataka Act 27 of 1966) and the Karnataka Agricultural Produce Marketing (Regulation) and Certain Other Laws (Amendment) Act, 1991 (Karnataka Act 16 of 1991) for the purposes hereinafter appearing;

Be it enacted by the Karnataka State Legislature in the sixty-seventh year of the Republic of India, as follows:-

1. Short title and commencement.- (1) This Act may be called the Karnataka Agricultural Produce Marketing (Regulation and Development) and Certain other law (Amendment) Act, 2016.

(2) It shall come into force at once.

2. Amendment of section 10.- In section 10 of the Karnataka Agricultural Produce Marketing (Regulation and Development) Act, 1966 (Karnataka Act 27 of 1966), (hereinafter referred to as the principal Act) in sub-section (1), in clause (i), for the words, "eleven agriculturists of whom

one shall be a woman" the words, "fourteen agriculturists of whom three shall be women" shall be substituted.

3. Amendment of section 11.- In section 11 of the principal Act, in sub-section (1),-

(i) in clause (i), for the words "one shall be a woman" the words "two shall be women" shall be substituted.

(ii) for clause (ix), the following shall be substituted, namely:-

"(ix) three members shall be persons belonging to agriculturists and among them, one shall be a woman to be nominated by the State Government, who shall have right to participate and vote in all the meetings of the Market Committee and shall hold office at the pleasure of the State Government."

4. Amendment of section 14.- In section 14 of the principal Act, in sub-section (2), for the words "one for woman" the words "two for women" shall be substituted.

5. Amendment of section 90.- In section 90 of the principal Act, for sub-section (3), the following shall be substituted, namely:-

"(3) Save as otherwise provided in this Act, the amount to the credit of the market fund and all other moneys received by the market committee shall be kept or invested,-

- (a) in the Karnataka State Co-operative Apex Bank; or
- (b) in a Co-operative District Central Bank approved by the Registrar of Co-operative societies; or
- (c) in a Government savings bank; or
- (d) in a scheduled bank with the previous approval of the Director of Agricultural Marketing; or
- (e) in any of the Central or State Government securities with the previous approval of the Director of Agricultural Marketing."

6. Amendment of Karnataka Act 16 of 1991.- In the Karnataka Agricultural Produce Marketing (Regulation) and certain other Laws (Amendment) Act, 1991 (Karnataka Act 16 of 1991) section 41 shall be omitted.

By Order and in the name of the Governor of Karnataka

K. DWARAKANATH BABU
Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೬೭ No. 967
---------------------	---	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಇ 32 ಶಾಸನ 2016, ಬೆಂಗಳೂರು, ದಿನಾಂಕ: 27.07.2016

The Karnataka Forest (Amendment) Bill, 2016ರ ಜುಲೈ ತಿಂಗಳ ಇಪ್ಪತ್ತಾರನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ:23 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO 23 OF 2016

(First Published in the Karnataka Gazette Extra-ordinary on the Twenty Seventh day of July, 2016)

THE KARNATAKA FOREST (AMENDMENT) ACT, 2016

(Received the assent of the Governor on the Twenty Sixth day of July, 2016)

An Act further to amend the Karnataka Forest Act, 1963.

Whereas it is expedient further to amend the Karnataka Forest Act, 1963 (Karnataka Act 5 of 1964), for the purposes hereinafter appearing;

Be it enacted by the Karnataka State Legislature in the sixty- seventh year of the Republic of India as follows:-

1. Short title and commencement.- (1) This Act may be called the Karnataka Forest (Amendment) Act, 2016.

(2) It shall come into force at once.

2. Amendment of section 2.- In the Karnataka Forest Act, 1963 (Karnataka Act 5 of 1964) (hereinafter referred to as the principal Act) in section 2, after clause (1), the following clause shall be deemed to have been inserted with effect from the 16th day of August, 2008, namely:-

"(1-A) "Consideration" means the price received or receivable on the sale of forest produce and computed in such manner and shall also include such other amount as may be prescribed by the State Government."

3. Amendment of Chapter XIA.- In the principal Act, in Chapter XIA,-

(1) including the headings and in section 98A and 98B for the word "tax" wherever it occurs, the word "fee" shall be deemed to have been substituted with effect from the 16th day of August, 2008;

(2) in section 98A,-

(i) in sub section (1),-

- (a) for the words "or controlled by" the words "or controlled by the State Government" shall be deemed to have been substituted with effect from 16th day of August, 2008;
- (b) The second proviso shall be omitted with the effect from the date of commencement of the Karnataka Forest (Amendment) Act, 2015 (Karnataka Act 41 of 2015); and
- (c) after the second proviso to sub-section (1) the following proviso shall be deemed to have been inserted with effect from the 16th day of August, 2008; namely:-

"Provided also that, in respect of minerals which is a forest produce the rate of Forest Development fee shall be twelve percent."

(ii) after sub-section (1), the following explanations shall be deemed to have been inserted with effect from the 16th day of August, 2008, namely:-

"Explanation: (1) For the removal of doubts, it is hereby declared that for the purposes of this sub-section, the words "a body notified by the State Government" shall mean and include all entities directly or indirectly engaged in disposing of forest produce found in, or brought from, a forest, as individuals or other entities including Hindu Undivided Family, Company or foreign Company, partnership firms, societies, cooperative societies, other bodies corporate, trusts, lease holders of mines and quarries situated in forest area or any other association or committee or person, whether or not such individuals or entities constituted themselves into a juristic entity and whether or not such individuals or entities collectively come together and act as a group or body.

Explanation: (2) For the removal of doubts, it is hereby declared that for the purpose of this sub-section, the words, "or otherwise" includes disposal through captive consumption.

Explanation: (3) For the removal of doubts, it is hereby declared that Forest Development Fee shall be levied on the disposal of the forest produce irrespective of whether such forest produce is intended for sale inside or outside the State of Karnataka or for the purpose of export or for captive consumption. "

(iii) after the sub section (1-A), the following shall be inserted, namely:-

"(1-B) Notwithstanding anything contained in subsection(1), no fee shall be levied on the forest produce which is not found in or not brought from the forest except when it is disposed of by the State Government;

(1-C) Notwithstanding anything contained in subsection(1), no Forest Development Fee on forest produce shall be payable to the State Government, for which no demand was raised during the period from 16th August of 2008 till the commencement of the Karnataka Forest (Amendment) Act, 2015 (Karnataka Act 41 Of 2015); and

(1-D) The State Government may make rules regarding manner of Levy, computation and collection of Forest Development fee from a retrospective date."

(3) after section 98B, the following new section shall be inserted, namely:-

"98C. Power of State Government to exempt or reduce Forest Development fee.- (1) The State Government may, if in its opinion it is necessary in public interest so to do, by notification and subject to such restrictions and conditions and for such period as may be specified in the notification, exempt or reduce either prospectively or retrospectively the forest Development fee payable under this Act, by any specified class of persons or in respect of any specified forest produce;

(2) The State Government may, by notification cancel or vary any notification issued under sub-section (1).

(3) Where any restriction or condition specified under sub-section (1) is contravened or is not observed by a person or a declaration furnished under the said sub-section is found to be wrong, then such person shall be liable to pay by way of penalty an amount equal to twice the difference

between the fee payable at the rates specified by or under the Act and the fee paid at the rates specified under the notification on the consideration of such forest produce in respect of which such contravention or non-observance has taken place or a wrong declaration is furnished:

Provided that before taking action under the sub-section the person shall be given a reasonable opportunity of being heard."

4. For the removal of doubts it is hereby declared that, the levy assessment and collection of Forest Development tax under the principal Act as amended by this Act or any rules, notification, order letter or guidelines shall be deemed to have always been levied and collected as Forest Development Fee.

5. No penal proceedings shall be commenced against any person for any contravention of the provisions of chapter XIA of the Principal Act that may arise as a consequence of the retrospective amendments made by this Act.

6. Validation of Levy and collection of any amount as Forest Development Tax or Fee.- Notwithstanding anything contained in any judgment, decree or order of any Court, Tribunal or other authority to the contrary levy, assessment or collection of any amount as tax or fee on Forest produce as Forest development Tax or fee made or purporting to have been made and any action or thing taken or done (including any notices or orders issued or assessment made) and all proceedings held and any levy and collection of tax, fee or amount purported to have been collected by way of tax or fee in relation to such levy assessment or collection under the provisions of the Principal Act or any rules, notification, order, guidelines or letters before the commencement of this Act shall be and shall be deemed to be valid and effective for all purposes as if such levy, assessment or collection or action or thing had been made, taken or done under the Principal Act as amended by this Act and accordingly:-

- (a) all acts, proceedings or things done or any action taken by the Government or as the case may be the Forest Department officers in connection with the levy, assessment or collection of any amount as forest Development tax or Forest Development fee for all purposes be deemed to be, and to have always been made done or taken in accordance with law;
- (b) no suit or other proceedings shall be maintained or continued in any Court or Tribunal or before any authority for the refund of any such tax or fee; and
- (c) no Court shall enforce any decree or order directing the refund of any such tax or fee.

By Order and in the name of the Governor of Karnataka

K. DWARAKANATH BABU
Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೬೮ No. 968
---------------------	---	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಾಞ 33 ಶಾಸನ 2016, ಬೆಂಗಳೂರು, ದಿನಾಂಕ: 27.07.2016

Ordered that the translation of ಕರ್ನಾಟಕ ಧನವಿನಿಯೋಗ (ಸಂಖ್ಯೆ:2) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:17) in the English language, be published as authorised by the Governor of Karnataka under clause (3) of Article 348 of the constitution of India in the Karnataka Gazette for general information.

The following translation of ಕರ್ನಾಟಕ ಧನವಿನಿಯೋಗ (ಸಂಖ್ಯೆ:2) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:17) in the English language is published in the Official Gazette under the authority of the Governor of Karnataka under clause (3) of Article 348 of the Constitution of India.

KARNATAKA ACT NO. 17 OF 2016

(First Published in the Karnataka Gazette Extra-ordinary on the Twenty seventh day of July, 2016)

THE KARNATAKA APPROPRIATION (NO.2) ACT, 2016

(Received the assent of the Governor on the Twenty Sixth day of July, 2016)

An Act to authorize payment and appropriation of certain further sums from and out of the Consolidated Fund of the State of Karnataka for the Services of the Financial year **2016-17**.

Whereas it is expedient to authorize payment and appropriation of certain further sums from and out of the Consolidated fund of the State for the services of the Financial Year **2016-17**.

Be it enacted by the Karnataka State Legislature in the Sixty Seventh Year of the Republic of India as follows :-

1. Short Title.- This Act may be called the Karnataka Appropriation (No. 2) Act, **2016**.

2. Issue of Rupees 17209716.50 Lakhs out of the Consolidated Fund of the State of Karnataka for the Financial year **2016-17**. From and out of the Consolidated Fund of the State of Karnataka, there may be paid and applied sums not exceeding those specified in column 5 of the Schedule amounting in the aggregate to the sum of **One lakh Seventy two thousand ninety seven crores sixteen lakhs and fifty thousand rupees only** (inclusive of the amount of Rupees 5730835.59 Lakhs authorized to be paid in Karnataka Act No. 4 of 2016) towards defraying the several charges which will come in the course of payment during the financial Year 2016-17 in respect of the services specified in column 2 of the Schedule.

3. Appropriation.- The sums authorized to be paid and applied from and out of the Consolidated Fund of the State by this Act shall be appropriated for the services and purposes expressed in the Schedule in relation to the said year.

SCHEDULE**(See Sections 2 and 3)****(` in lakhs)**

			Sums not exceeding		
Demand No.	Service & Purpose		voted by the Legislative Assembly	Charged on the consolidated Fund	Total
1	2		3	4	5
01	Agriculture and Horticulture	Revenue	5,37,575.00	4.00	5,37,579.00
		Capital	8,854.00	...	8,854.00
02	Animal Husbandry and Fisheries	Revenue	2,02,113.50	1.00	2,02,114.50
		Capital	16,711.00	...	16,711.00
03	Finance	Revenue	19,38,538.00	30.00	19,38,568.00
		Capital	11,663.00	...	11,663.00
04	Department of Personnel and Administrative Reforms	Revenue	59,549.00	22,011.00	81,560.00
		Capital	1,100.00	...	1,100.00
05	Home and Transport	Revenue	4,87,391.00	434.00	4,87,825.00
		Capital	74,277.00	2,185.00	76,462.00
06	Infrastructure and Development	Revenue	2,546.00	...	2,546.00
		Capital	75,408.00	...	75,408.00
07	Rural Development and Panchayath Raj	Revenue	10,93,434.00	...	10,93,434.00
		Capital	2,08,402.00	...	2,08,402.00
08	Forest, Ecology and Environment	Revenue	1,28,208.00	30,019.00	1,58,227.00
		Capital	2,737.00	...	2,737.00
09	Co-operation	Revenue	1,40,758.00	...	1,40,758.00
		Capital	5,561.00	...	5,561.00
10	Social Welfare	Revenue	6,89,701.00	11.00	6,89,712.00
		Capital	2,44,120.00	248.00	2,44,368.00
11	Women and Child Development	Revenue	4,33,514.00	...	4,33,514.00
		Capital	16,165.00	...	16,165.00
12	Information, Tourism and Youth Services	Revenue	44,211.00	...	44,211.00
		Capital	39,033.00	...	39,033.00
13	Food and Civil Supplies	Revenue	2,09,048.00	2.00	2,09,050.00
		Capital	576.00	...	576.00
14	Revenue	Revenue	5,45,796.00	...	5,45,796.00
		Capital	6,420.00	1,000.00	7,420.00
15	Information Technology	Revenue	21,978.00	...	21,978.00
		Capital	200.00	...	200.00

SCHEDULE
(See Sections 2 and 3)

(₹. in lakhs)

			Sums not exceeding		
Demand No.	Service & Purpose		voted by the Legislative Assembly	Charged on the consolidated Fund	Total
1	2		3	4	5
16	Housing	Revenue	3,57,917.00	10,958.00	3,68,875.00
		Capital	...	20,131.00	20,131.00
17	Education	Revenue	21,23,355.00	...	21,23,355.00
		Capital	79,053.00	...	79,053.00
18	Commerce and Industries	Revenue	90,534.00	...	90,534.00
		Capital	40,904.00	...	40,904.00
19	Urban Development	Revenue	8,74,408.00	50.00	8,74,458.00
		Capital	4,34,858.00	...	4,34,858.00
20	Public Works	Revenue	2,39,425.00	2,750.00	2,42,175.00
		Capital	5,45,818.00	4,250.00	5,50,068.00
21	Water Resources	Revenue	1,00,138.00	71,888.00	1,72,026.00
		Capital	9,49,347.00	18,820.00	9,68,167.00
22	Health and Family Welfare	Revenue	6,01,472.00	...	6,01,472.00
		Capital	63,033.00	...	63,033.00
23	Labour	Revenue	89,704.00	...	89,704.00
		Capital	12,011.00	...	12,011.00
24	Energy	Revenue	7,79,164.00	312.00	7,79,476.00
		Capital	93,744.00	...	93,744.00
25	Kannada and Culture	Revenue	31,153.00	...	31,153.00
		Capital	2,950.00	...	2,950.00
26	Planning, Statistics, Science and Technology	Revenue	79,537.00	...	79,537.00
		Capital	1,02,049.00	...	1,02,049.00
27	Law	Revenue	66,173.00	...	66,173.00
		Capital	884.00	...	884.00
28	Parliamentary Affairs and Legislation	Revenue	16,298.00	301.00	16,599.00
29	Debt Servicing	Revenue	...	13,20,654.00	13,20,654.00
		Capital	...	6,84,141.00	6,84,141.00
	Grand Total		15,019,516.50	2,190,200.00	17,209,716.50

The above translation of ಕರ್ನಾಟಕ ಧನವಿನಿಯೋಗ (ಸಂಖ್ಯೆ.2) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:17) be published in the Official Gazette under clause (3) of Article 348 of the Constitution of India.

VAJUBHAI VALA
GOVERNOR OF KARNATAKA

By Order and in the name of the Governor of Karnataka,

K.DWARAKNATH BABU
Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೬೯ No. 969
---------------------	---	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಘ 33 ಶಾಸನ 2016, ಬೆಂಗಳೂರು, ದಿನಾಂಕ: 27.07.2016

ಕರ್ನಾಟಕ ಧನವಿನಿಯೋಗ (ಸಂಖ್ಯೆ:2) ವಿಧೇಯಕ, 2016ಕ್ಕೆ 2016ರ ಜುಲೈ ತಿಂಗಳ ಇಪ್ಪತ್ತಾರನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ: 17 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2016ರ ಕರ್ನಾಟಕ ಅಧಿನಿಯಮ ಸಂಖ್ಯೆ: 17

(2016ರ ಜುಲೈ ಇಪ್ಪತ್ತೇಳನೆಯ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಧನವಿನಿಯೋಗ (ಸಂಖ್ಯೆ:2) ಅಧಿನಿಯಮ, 2016

(2016ರ ಜುಲೈ ಇಪ್ಪತ್ತಾರನೆಯ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

2016-17ನೇ ಹಣಕಾಸು ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಕೆಲವು ಅಧಿಕ ಮೊತ್ತ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡಲು ಒಂದು ಅಧಿನಿಯಮ.

2016-17ನೇ ಹಣಕಾಸು ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಆ ಪೈಕಿಯಿಂದ ಕೆಲವು ಅಧಿಕ ಮೊತ್ತಗಳ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡುವುದು ಯುಕ್ತವಾಗಿರುವುದರಿಂದ :

ಇದು ಭಾರತ ಗಣರಾಜ್ಯದ ಅರವತ್ತೇಳನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಕೆಳಕಂಡಂತೆ ಅಧಿನಿಯಮಿತವಾಗಲಿ.

1. ಸಂಕ್ಷಿಪ್ತ ಹೆಸರು.- ಈ ಅಧಿನಿಯಮವನ್ನು ಕರ್ನಾಟಕ ಧನವಿನಿಯೋಗ (ಸಂಖ್ಯೆ:2) ಅಧಿನಿಯಮ, 2016 ಎಂದು ಕರೆಯತಕ್ಕದ್ದು.

2. ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ 2016-17ನೇ ಹಣಕಾಸು ವರ್ಷಕ್ಕಾಗಿ 17209716.50 ಲಕ್ಷ ರೂಪಾಯಿಗಳ ನೀಡಿಕೆ. ಅನುಸೂಚಿಯ 2ನೇ ಅಂಕದಲ್ಲಿ ನಿರ್ದಿಷ್ಟಪಡಿಸಲಾದ ಸೇವೆಗಳ ಸಂಬಂಧದಲ್ಲಿ 2016-17ನೇ ಹಣಕಾಸು ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:4 ರಲ್ಲಿ ಸಂದಾಯ ಮಾಡಲು ಅಧಿಕಾರ ನೀಡಲಾದ 5730835.59 ಲಕ್ಷ ರೂ.ಗಳನ್ನು ಒಳಗೊಂಡಂತೆ) ಅನುಸೂಚಿಯ 5ನೇ ಅಂಕದಲ್ಲಿ ನಿರ್ದಿಷ್ಟಪಡಿಸಲಾಗಿರುವ ಒಂದು ಲಕ್ಷದ ಎಪ್ಪತ್ತೆರಡು ಸಾವಿರದ ತೊಂಬತ್ತೇಳು ಕೋಟಿ ಹದಿನಾರು ಲಕ್ಷ ಹಾಗೂ ಐವತ್ತು ಸಾವಿರ ರೂಪಾಯಿಗಳು ಮೀರದಷ್ಟು ಮೊಬಲಗನ್ನು ಮಾತ್ರ ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡತಕ್ಕದ್ದು.

3. ಧನವಿನಿಯೋಗ.- ಈ ಅಧಿನಿಯಮದ ಮೂಲಕ, ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡಲು ಮತ್ತು ಉಪಯೋಗಿಸಲು ಅಧಿಕಾರ ನೀಡಲಾದ ಮೊತ್ತಗಳನ್ನು ಸದರಿ ವರ್ಷಕ್ಕೆ ಸಂಬಂಧಪಟ್ಟಂತೆ ಅನುಸೂಚಿಯಲ್ಲಿ ತಿಳಿಸಲಾದ ಸೇವೆಗಳು ಮತ್ತು ಉದ್ದೇಶಗಳಿಗಾಗಿ ವಿನಿಯೋಗಿಸತಕ್ಕದ್ದು.

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ` ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
01	ಕೃಷಿ ಮತ್ತು ತೋಟಗಾರಿಕೆ ರಾಜಸ್ವ	5,37,575.00	4.00	5,37,579.00
	ಬಂಡವಾಳ	8,854.00	...	8,854.00
02	ಪಶುಸಂಗೋಪನೆ ಮತ್ತು ಮೀನುಗಾರಿಕೆ ರಾಜಸ್ವ	2,02,113.50	1.00	2,02,114.50
	ಬಂಡವಾಳ	16,711.00		16,711.00
03	ಆರ್ಥಿಕ ರಾಜಸ್ವ	19,38,538.00	30.00	19,38,568.00
	ಬಂಡವಾಳ	11,663.00	...	11,663.00
04	ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರಾಜಸ್ವ	59,549.00	22,011.00	81,560.00
	ಬಂಡವಾಳ	1,100.00	...	1,100.00
05	ಒಳಾಡಳಿತ ಮತ್ತು ಸಾರಿಗೆ ರಾಜಸ್ವ	4,87,391.00	434.00	4,87,825.00
	ಬಂಡವಾಳ	74,277.00	2,185.00	76,462.00
06	ಮೂಲಭೂತ ಸೌಕರ್ಯ ಅಭಿವೃದ್ಧಿ ರಾಜಸ್ವ	2,546.00	...	2,546.00
	ಬಂಡವಾಳ	75,408.00	...	75,408.00
07	ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್ ರಾಜಸ್ವ	10,93,434.00	...	10,93,434.00
	ಬಂಡವಾಳ	2,08,402.00	...	2,08,402.00
08	ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ರಾಜಸ್ವ	1,28,208.00	30,019.00	1,58,227.00
	ಬಂಡವಾಳ	2,737.00	...	2,737.00
09	ಸಹಕಾರ ರಾಜಸ್ವ	1,40,758.00	...	1,40,758.00
	ಬಂಡವಾಳ	5,561.00	...	5,561.00
10	ಸಮಾಜ ಕಲ್ಯಾಣ ರಾಜಸ್ವ	6,89,701.00	11.00	6,89,712.00
	ಬಂಡವಾಳ	2,44,120.00	248.00	2,44,368.00
11	ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜಸ್ವ	4,33,514.00		4,33,514.00
	ಬಂಡವಾಳ	16,165.00		16,165.00
12	ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು ರಾಜಸ್ವ	44,211.00		44,211.00
	ಬಂಡವಾಳ	39,033.00		39,033.00
13	ಆಹಾರ ಮತ್ತು ನಾಗರಿಕ ಸರಬರಾಜು ರಾಜಸ್ವ	2,09,048.00	2.00	2,09,050.00
	ಬಂಡವಾಳ	576.00		576.00
14	ಕಂದಾಯ ರಾಜಸ್ವ	5,45,796.00		5,45,796.00
	ಬಂಡವಾಳ	6,420.00	1,000.00	7,420.00
15	ಮಾಹಿತಿ ತಂತ್ರಜ್ಞಾನ ರಾಜಸ್ವ	21,978.00		21,978.00
	ಬಂಡವಾಳ	200.00		200.00

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ` ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
16	ವಸತಿ	3,57,917.00	10,958.00	3,68,875.00
	ರಾಜಸ್ವ	...	20,131.00	20,131.00
17	ಬಂಡವಾಳ	21,23,355.00	...	21,23,355.00
	ಶಿಕ್ಷಣ	79,053.00	...	79,053.00
18	ರಾಜಸ್ವ	90,534.00	...	90,534.00
	ಬಂಡವಾಳ	40,904.00	...	40,904.00
19	ವಾಣಿಜ್ಯ ಮತ್ತು ಕೈಗಾರಿಕೆ	8,74,408.00	50.00	8,74,458.00
	ರಾಜಸ್ವ	4,34,858.00	...	4,34,858.00
	ಬಂಡವಾಳ	2,39,425.00	2,750.00	2,42,175.00
20	ನಗರಾಭಿವೃದ್ಧಿ	5,45,818.00	4,250.00	5,50,068.00
	ಬಂಡವಾಳ	1,00,138.00	71,888.00	1,72,026.00
21	ಲೋಕೋಪಯೋಗಿ	9,49,347.00	18,820.00	9,68,167.00
	ರಾಜಸ್ವ	6,01,472.00	...	6,01,472.00
22	ಜಲಸಂಪನ್ಮೂಲ	63,033.00	...	63,033.00
	ಬಂಡವಾಳ	89,704.00	...	89,704.00
23	ಆರೋಗ್ಯ ಮತ್ತು ಕುಟುಂಬ ಕಲ್ಯಾಣ	12,011.00	...	12,011.00
	ರಾಜಸ್ವ	7,79,164.00	312.00	7,79,476.00
24	ಕಾರ್ಮಿಕ	93,744.00	...	93,744.00
	ಬಂಡವಾಳ	31,153.00	...	31,153.00
25	ಇಂಧನ	2,950.00	...	2,950.00
	ರಾಜಸ್ವ	79,537.00	...	79,537.00
26	ಕನ್ನಡ ಮತ್ತು ಸಂಸ್ಕೃತಿ	1,02,049.00	...	1,02,049.00
	ಬಂಡವಾಳ	66,173.00	...	66,173.00
27	ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ	884.00	...	884.00
	ರಾಜಸ್ವ	16,298.00	301.00	16,599.00
28	ಕಾನೂನು	...	13,20,654.00	13,20,654.00
	ಬಂಡವಾಳ	...	6,84,141.00	6,84,141.00
29	ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ
	ಋಣ ಮೇಲುಸ್ತುವಾರಿ
	ರಾಜಸ್ವ
	ಬಂಡವಾಳ
	ಒಟ್ಟು ಮೊತ್ತ	15,019,516.50	2,190,200.00	17,209,716.50

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ದ್ವಾರಕನಾಥ್ ಬಾಬು
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳ ಇಲಾಖೆ



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮) Bengaluru, Wednesday, July 27, 2016 (Shravana 5, Shaka Varsha 1938)	ನಂ. ೯೭೦ No. 970
---------------------	---	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಾಘ 36 ಶಾಸನ 2016, ಬೆಂಗಳೂರು, ದಿನಾಂಕ: 27.07.2016

ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ವಿಧೇಯಕ, 2016ಕ್ಕೆ 2016ರ ಜುಲೈ ತಿಂಗಳ ಇಪ್ಪತ್ತಾರನೆಯ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ: 18 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2016ರ ಕರ್ನಾಟಕ ಅಧಿನಿಯಮ ಸಂಖ್ಯೆ: 18

(2016ರ ಜುಲೈ ಇಪ್ಪತ್ತೇಳನೆಯ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ಅಧಿನಿಯಮ, 2016

(2016ರ ಜುಲೈ ಇಪ್ಪತ್ತಾರನೆಯ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

2016-17ನೇ ಹಣಕಾಸು ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಕೆಲವು ಅಧಿಕ ಮೊತ್ತಗಳ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡಲು ಒಂದು ಅಧಿನಿಯಮ.

2016-17ನೇ ಹಣಕಾಸು ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಆ ಪೈಕಿಯಿಂದ ಕೆಲವು ಅಧಿಕ ಮೊತ್ತಗಳ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡುವುದು ಯುಕ್ತವಾಗಿರುವುದರಿಂದ :

ಇದು ಭಾರತ ಗಣರಾಜ್ಯದ ಅರವತ್ತೇಳನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಕೆಳಕಂಡಂತೆ ಅಧಿನಿಯಮಿತವಾಗಲಿ.

1. ಸಂಕ್ಷಿಪ್ತ ಹೆಸರು : ಈ ಅಧಿನಿಯಮವನ್ನು ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ಅಧಿನಿಯಮ, 2016 ಎಂದು ಕರೆಯತಕ್ಕದ್ದು.

2. ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ 2016-17ನೇ ಹಣಕಾಸು ವರ್ಷಕ್ಕಾಗಿ 291642.42 ಲಕ್ಷ ರೂಪಾಯಿಗಳ ನೀಡಿಕೆ: ಅನುಸೂಚಿಯ 2ನೇ ಅಂಕಣದಲ್ಲಿ ನಿರ್ದಿಷ್ಟ ಪಡಿಸಲಾದ ಸೇವೆಗಳ ಸಂಬಂಧದಲ್ಲಿ 2016-17ನೇ ಹಣಕಾಸು ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ ಅನುಸೂಚಿಯ 5ನೇ ಅಂಕಣದಲ್ಲಿ ನಿರ್ದಿಷ್ಟಪಡಿಸಲಾಗಿರುವ ಎರಡು ಸಾವಿರದ ಒಂಭತ್ತನೂರ ಹದಿನಾರು ಕೋಟಿ ನಲವತ್ತೆರಡು ಲಕ್ಷದ ಹಾಗೂ ನಲವತ್ತೆರಡು ಸಾವಿರ ರೂಪಾಯಿಗಳು ಮೀರದಷ್ಟು ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡತಕ್ಕದ್ದು ಮತ್ತು ಉಪಯೋಗಿಸತಕ್ಕದ್ದು.

3. ಧನವಿನಿಯೋಗ: ಈ ಅಧಿನಿಯಮದ ಮೂಲಕ, ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡಲು ಮತ್ತು ಉಪಯೋಗಿಸಲು ಅಧಿಕಾರ ನೀಡಲಾದ ಮೊತ್ತಗಳನ್ನು ಸದರಿ ವರ್ಷಕ್ಕೆ ಸಂಬಂಧಪಟ್ಟಂತೆ ಅನುಸೂಚಿಯಲ್ಲಿ ತಿಳಿಸಲಾದ ಸೇವೆಗಳು ಮತ್ತು ಉದ್ದೇಶಗಳಿಗಾಗಿ ವಿನಿಯೋಗಿಸತಕ್ಕದ್ದು.

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ` ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
01	ಕೃಷಿ ಮತ್ತು ತೋಟಗಾರಿಕೆ ರಾಜಸ್ವ	2,287.00	...	2,287.00
	ಬಂಡವಾಳ	254.00	...	254.00
03	ಆರ್ಥಿಕ ರಾಜಸ್ವ	7,529.99	...	7,529.99
04	ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರಾಜಸ್ವ	5,417.36	225.00	5,642.36
05	ಒಳಾಡಳಿತ ಮತ್ತು ಸಾರಿಗೆ ರಾಜಸ್ವ	599.95	...	599.95
	ಬಂಡವಾಳ	2,032.71	...	2,032.71
06	ಮೂಲಭೂತ ಸೌಕರ್ಯ ಅಭಿವೃದ್ಧಿ ಬಂಡವಾಳ	5,000.00	...	5,000.00
07	ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್ ರಾಜಸ್ವ	62,354.00	...	62,354.00
	ಬಂಡವಾಳ	3.00	...	3.00
08	ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ರಾಜಸ್ವ	5,835.66	...	5,835.66
09	ಸಡಕಾರ ಬಂಡವಾಳ	600.00	...	600.00
10	ಸಮಾಜ ಕಲ್ಯಾಣ ರಾಜಸ್ವ	213.85	...	213.85
11	ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜಸ್ವ	500.00	...	500.00
12	ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು ರಾಜಸ್ವ	530.00	...	530.00
13	ಆಹಾರ ಮತ್ತು ನಾಗರಿಕ ಸರಬರಾಜು ಬಂಡವಾಳ	400.00	...	400.00
14	ಕಂದಾಯ ರಾಜಸ್ವ	1,23,149.70	...	1,23,149.70
15	ಮಾಹಿತಿ ತಂತ್ರಜ್ಞಾನ ರಾಜಸ್ವ	25.00	...	25.00

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ` ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
17	ಶಿಕ್ಷಣ ರಾಜಸ್ವ	2,108.00	...	2,108.00
18	ವಾಣಿಜ್ಯ ಮತ್ತು ಕೈಗಾರಿಕೆ ರಾಜಸ್ವ	500.00	...	500.00
	ಬಂಡವಾಳ	1,891.26	...	1,891.26
19	ನಗರಾಭಿವೃದ್ಧಿ ಬಂಡವಾಳ	...	450.00	450.00
20	ಲೋಕೋಪಯೋಗಿ ರಾಜಸ್ವ	508.25	...	508.25
	ಬಂಡವಾಳ	15,177.00	...	15,177.00
21	ಜಲಸಂಪನ್ಮೂಲ ಬಂಡವಾಳ	189.35	...	189.35
22	ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜಸ್ವ	25.00	...	25.00
	ಬಂಡವಾಳ	100.00	...	100.00
23	ಕಾರ್ಮಿಕ ರಾಜಸ್ವ	135.80	...	135.80
26	ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ರಾಜಸ್ವ	53.30	...	53.30
28	ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ರಾಜಸ್ವ	94.24	...	94.24
29	ಇತರ ಮೇಲುಸ್ತುವಾರಿ ರಾಜಸ್ವ	...	11,712.00	11,712.00
	ಬಂಡವಾಳ	...	41,741.00	41,741.00
	ಮೊತ್ತ ರಾಜಸ್ವ	2,11,867.10	11,937.00	2,23,804.10
	ಬಂಡವಾಳ	25,647.32	42,191.00	67,838.32
	ಒಟ್ಟು ಮೊತ್ತ	2,37,514.42	54,128.00	2,91,642.42

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ. ದ್ವಾರಕನಾಥ್‌ಬಾಬು
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳ ಇಲಾಖೆ



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮)	ನಂ. ೯೭೧
Part-IVA	Bengaluru, Wednesday, July 27, 2016 (Shravana 5, Shaka Varsha 1938)	No. 971

PARLIAMENTARY AFFAIRS SECRETARIAT NOTIFICATION

NO. SAMVYASHAE 36 SHASANA 2016, Bengaluru, dated: 27.07.2016.

Ordered that the translation of ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:18) in the English language, be published as authorised by the Governor of Karnataka under clause (3) of Article 348 of the constitution of India in the Karnataka Gazette for general information.

The following translation of ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ 18) in the English language is published in the Official Gazette under the authority of the Governor of Karnataka under clause (3) of Article 348 of the Constitution of India.

KARNATAKA ACT NO. 18 OF 2016

(First Published in the Karnataka Gazette Extra-ordinary on the Twenty seventh day of July, 2016)

THE KARNATAKA APPROPRIATION (NO.3) ACT, 2016

(Received the assent of the Governor on the Twenty Sixth day of July, 2016)

An Act to authorize payment and appropriation of certain further sums from and out of the Consolidated Fund of the State of Karnataka for the Services of the Financial year **2016-17**.

Whereas it is expedient to authorize payment and appropriation of certain further sums from and out of the Consolidated fund of the State for the services of the Financial Year **2016-17**.

Be it enacted by the Karnataka State Legislature in the Sixty Seven Year of the Republic of India as follows :-

1. Short Title : This Act may be called the Karnataka Appropriation (No.3) Act, **2016**.

2. Issue of Rupees 291642.42 Lakhs out of the Consolidated Fund of the State of Karnataka for the Financial year **2016-17** : From and out of the Consolidated Fund of the State of Karnataka, there may be paid and applied sums not exceeding those specified in column 5 of the Schedule amounting in the aggregate to the sum of **Rupees Two Thousand nine Hundred and Sixteen Crores, forty two lakhs and forty two thousand** towards defraying the several charges which will come in the course of payment during the Financial Year 2016-17 in respect of the services specified in column 2 of the Schedule.

3. Appropriation :- The sums authorized to be paid and applied from and out of the Consolidated Fund of the State by this Act shall be appropriated for the services and purposes expressed in the Schedule in relation to the said year.

SCHEDULE**(See Sections 2 and 3)****(` in lakhs)**

			Sums not exceeding		
Demand No.	Service & Purpose		voted by the Legislative Assembly	Charged on the consolidated Fund	Total
1	2		3	4	5
01	Agriculture and Horticulture	Revenue	2,287.00	...	2,287.00
		Capital	254.00	...	254.00
03	Finance	Revenue	7,529.99	...	7,529.99
04	Department of Personnel and Administrative Reforms	Revenue	5,417.36	225.00	5,642.36
05	Home and Transport	Revenue	599.95	...	599.95
		Capital	2,032.71	...	2,032.71
06	Infrastructure Development	Capital	5,000.00	...	5,000.00
07	Rural Development and Panchayath Raj	Revenue	62,354.00	...	62,354.00
		Capital	3.00	...	3.00
08	Forest, Ecology and Environment	Revenue	5,835.66	...	5,835.66
09	Co-operation	Capital	600.00	...	600.00
10	Social Welfare	Revenue	213.85	...	213.85
11	Women and Child Development	Revenue	500.00	...	500.00
12	Information, Tourism and Youth Services	Revenue	530.00	...	530.00
13	Food and Civil Supplies	Capital	400.00	...	400.00
14	Revenue	Revenue	1,23,149.70	...	1,23,149.70
15	Information Technology	Revenue	25.00	...	25.00

SCHEDULE**(See Sections 2 and 3)****(` in lakhs)**

			Sums not exceeding		
Demand No.	Service & Purpose		voted by the Legislative Assembly	Charged on the consolidated Fund	Total
1	2		3	4	5
17	Education	Revenue	2,108.00	...	2,108.00
18	Commerce and Industries	Revenue	500.00	...	500.00
		Capital	1,891.26	...	1,891.26
19	Urban Development	Capital	...	450.00	450.00
20	Public Works	Revenue	508.25	...	508.25
		Capital	15,177.00	...	15,177.00
21	Water Resources	Capital	189.35	...	189.35
22	Health and Family Welfare	Revenue	25.00	...	25.00
		Capital	100.00	...	100.00
23	Labour	Revenue	135.80	...	135.80
26	Planning, Statistics, Science and Technology	Revenue	53.30	...	53.30
28	Parliamentary Affairs & Legislation	Revenue	94.24	...	94.24
29	Debt. Servicing	Revenue	...	11,712.00	11,712.00
		Capital	...	41,741.00	41,741.00
	TOTAL	Revenue	2,11,867.10	11,937.00	2,23,804.10
		Capital	25,647.32	42,191.00	67,838.32
	Grand Total		2,37,514.42	54,128.00	2,91,642.42

The above translation of ಕರ್ನಾಟಕ ಧನಪಿನಿಯೋಗ (ಸಂಖ್ಯೆ.3) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:18) be published in the Official Gazette under clause (3) of Article 348 of the Constitution of India.

VAJUBHAI VALA
GOVERNOR OF KARNATAKA

By Order and in the name of the Governor of Karnataka,

K.DWARAKNATH BABU
Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮)	ನಂ. ೯೭೨
Part-IVA	Bengaluru, Wednesday, July 27, 2016 (Shravana 5, Shaka Varsha 1938)	No. 972

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಇ 55 ಶಾಸನ 2015, ಬೆಂಗಳೂರು, ದಿನಾಂಕ: 27.07.2016

THE KARNATAKA CO-OPERATIVE SOCIETIES (AMENDMENT) BILL, 2016ಕ್ಕೆ 2016ರ ಜುಲೈ ತಿಂಗಳ ಇಪ್ಪತ್ತಾರನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ:19 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO. 19 OF 2016

(First Published in the Karnataka Gazette Extra-ordinary on the Twenty seventh day of July, 2016)

THE KARNATAKA CO-OPERATIVE SOCIETIES (AMENDMENT) ACT, 2016

(Received the assent of the Governor on the Twenty sixth day of July, 2016)

An Act further to amend the Karnataka Cooperative Societies Act, 1959.

Whereas it is expedient further to amend the Karnataka Cooperative Societies Act, 1959 (Karnataka Act No 11 of 1959) for the purposes hereinafter appearing;

Be it enacted by the Karnataka State Legislature in the sixty seventh year of the Republic of India as follows:-

1. Short title and commencement.- (1) This Act may be called the Karnataka Cooperative Societies (Amendment) Act, 2016.

(2) It shall come into force at once.

2. Amendment of section 12.- In section 12 of the Karnataka Cooperative Societies Act, 1959 (Karnataka Act No. 11 of 1959) (hereinafter referred to as the principal Act), in sub-section (5), the words "in the interest of such society or" shall be omitted.

3. Amendment of section 18.- In section 18 of the Principal Act, in sub-section (1), for the proviso the following shall be substituted with effect from 6.9.2014, namely:-

"Provided that on or after the Karnataka Co-operative Societies (Amendment) Act, 2014 the number of associate members under clause (a) in any co-operative society except employees cooperative society shall not exceed fifteen percent of the total regular membership."

4. Amendment of section 18B.- In section 18B of the Principal Act, after clause(i) the following shall be inserted namely:-

"in case of amalgamation or re-organization or division of Co-operative Societies he may continue to represent such society until such amalgamated, reorganized or divided Society withdraws his representation by resolution."

5. Amendment of section 28A.- In section 28A of the Principal Act,-

(1) in sub-section (2),-

- (i) for the words, "not less than eleven", the word, " not less than thirteen" shall be substituted;
- (ii) in clause (i),-
 - (a) in item (a), for the word "eleven", the word "thirteen" shall be substituted;
 - (b) in item (b), for the words "thirteen ", the words "fifteen" shall be substituted; and
 - (c) in item (c), for the word "fifteen", the word "seventeen" shall be substituted.

(2) in sub-section (3), for clause (i) the following shall be substituted, namely:-

"(i) one seat to be filled by election, in favour of the person belonging to the Scheduled Castes and one seat to be filled by election, in favour of the person belonging to the Scheduled Tribes;

6. Insertion of new section 29H.- After section 29G of the Principal Act, the following shall be inserted, namely:-

"29H. Motion of no-confidence against office-bearer.- (1) A motion of no confidence against an office bearer may be moved only after two years of his assumption of office. In case, the motion of no confidence is once defeated, a fresh motion shall not be introduced within one year thereafter. No motion of no confidence shall be moved unless there is a request from not less than one-third of the elected members of the board of a Co-operative Society concerned.

(2) An office bearer of a Co-operative Society shall be deemed to have vacated his office forthwith if a resolution expressing want of confidence in him is passed by a majority of two third of the total number of elected directors of a Co-operative Society at a meeting specially convened for the purpose.

(3) The procedure for no confidence motion shall be as prescribed. "

7. Amendment of section 63.- In section 63 of the Principal Act,-

(i) in sub-section (13), the following shall be inserted at the end, namely:-

"The result of the re-audit shall be incorporated by the co-Operative society in the next audit report to be issued."

(ii) in sub-section (13-A) for the words "three years" , the words "five years" shall be substituted.

8. Amendment of section 70.- In section 70 of the Principal Act, in sub-section (2), after clause (b), the following shall be inserted, namely:-

"(c) any dispute arising in connection with the election of a President, Vice-President or any office-bearer or Member of board of the society."

9. Amendment of section 108.- In section 108 of the Principal Act, for the words, "an appeal has been made to" the words "an appeal as been made and pending before" shall be substituted.

10. Substitution of Section 132.- For section 132 of the principal Act, the following shall be substituted, namely:-

"132. Power to remove difficulties.- If any difficulty arises in giving effect to the provisions of this Act, the State Government may, by notification in official Gazette, make such provisions not inconsistent with the provisions of this Act, as appear to it to be necessary or expedient for removing of difficulty."

By Order and in the name of the Governor of Karnataka,

K. DWARAKANATH BABU

Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಗುರುವಾರ, ಜುಲೈ ೨೮, ೨೦೧೬ (ಶ್ರಾವಣ ೬, ಶಕ ವರ್ಷ ೧೯೩೮)	ನಂ. ೯೭೫
Part-IVA	Bengaluru, Thursday, July 28, 2016 (Shravana 6, Shaka Varsha 1938)	No. 975

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಞ 11 ಶಾಸನ 2016, ಬೆಂಗಳೂರು, ದಿನಾಂಕ: 28.07.2016

THE KARNATAKA HOUSING BOARD (AMENDMENT) BILL, 2016ಕ್ಕೆ 2016ರ ಜುಲೈ ತಿಂಗಳ ಇಪ್ಪತ್ತೇಳನೆ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ:24 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO. 24 OF 2016

(First Published in the Karnataka Gazette Extra-ordinary on the Twenty Eighth day of July, 2016)

THE KARNATAKA HOUSING BOARD (AMENDMENT) ACT, 2016

(Received the assent of the Governor on the Twenty Seventh day of July, 2016)

An Act further to amend the Karnataka Housing Board Act, 1962.

Whereas it is expedient further to amend the Karnataka Housing Board Act, 1962 (Karnataka Act 10 of 1963) for the purposes hereinafter appearing;

Be it enacted by the Karnataka State Legislature in the sixty-seventh year of the Republic of India as follows:-

1. Short title and commencement.- (1) This Act may be called the Karnataka Housing Board (Amendment) Act, 2016.

(2) It shall come into force at once.

2. Amendment of long title and preamble.- In the Karnataka Housing Board Act, 1962 (Karnataka Act 10 of 1963), (hereinafter referred to as the Principal Act), for the long title and first paragraph of the preamble, the following shall be substituted, namely:-

“An Act to provide for quality and affordable housing accommodation to all sections of the society.

Whereas it is expedient to provide for quality and affordable housing accommodation to all sections of the society with special emphasis to economically weaker sections and to adopt sustainable, equitable and eco-friendly design and construction techniques and with that object in view it is necessary to establish a Board for the State of Karnataka and to make certain other provisions;

3. Amendment of section 2.- In section 2 of the principal Act,-

(i) after clause (h), the following shall be inserted, namely:-

“(h-1) "Joint Venture Projects" means, projects taken up by Local bodies or Private parties and the Board jointly, subject to such terms and conditions as may be prescribed.”

- (ii) after clause (n), the following shall be inserted, namely:-
 (n-1) "Public Private Partnership projects" means a project on a specific term of contract between a private party and the Board for providing a public asset or service subject to such norms as may be prescribed."

4. Amendment of section 3.- In section 3 of the principal Act,-

- (i) in sub-section (2),-
 - (a) for clause (b), the following shall be substituted, namely:-
 "(b) the Additional Chief Secretary or the Principal Secretary or the Secretary to Government as the case may be Housing Department, Government of Karnataka;"
 - (b) for clause (e), the following shall be substituted, namely:-
 "(e) the Director of Town and Country Planning, Government of Karnataka,"
 - (c) for clause (f), the following shall be substituted, namely:-
 "(f) the Additional Chief Secretary or the Principal Secretary or the Secretary to Government as the case may be, Energy Department, Government of Karnataka;"
 - (d) after clause (h), the following shall be inserted, namely:-
 "(h-1) the Additional Chief Secretary or the Principal Secretary or the Secretary to Government as the case may be Urban Development Department, Government of Karnataka;
 (h-2) the Chief engineer of the Board;
 (h-3) the Additional Director of Town and Country Planning of the Board;
 (h-4) the Secretary of the Board who shall be the member Secretary;"
 - (e) for clause (i), the following shall be substituted, namely:-
 "(i) three non-official members appointed by the State Government of which one shall be woman".

(ii) in sub-section (4), for the words and figures "the land acquisition Act, 1894", the words, figures and brackets "the Right to Fair Compensation and Transparency in Land Acquisition, Rehabilitation and Resettlement Act, 2013 (Central Act 30 of 2013)" shall be substituted.

5. Amendment of section 6.- In section 6 of the principal Act, for the words, "other member" wherever they occur, the words "other non-official member" shall be substituted.

6. Amendment of section 7.- In section 7 of the principal Act,-

- (i) for the words, "other member" the words "other non-official member" shall be substituted; and
- (ii) in clause (c), for the words, "a member" the words "non-official member" shall be substituted.

7. Amendment of section 8.- In section 8 of the principal Act,-

- (i) in sub-section (1), for the words, "a member" the words "non-official member" shall be substituted; and
- (ii) in sub-section (2), for the word, "members" the words "non-official members" shall be substituted.

8. Amendment of section 10.- In section 10 of the principal Act,-

- (i) in the heading, after the words "Chief Engineer", the words "the Additional Director of Town and Country Planning" shall be inserted;
- (ii) in sub-section (2), after the words "the Chief Engineer", the words "the Additional Director of Town and Country Planning" shall be inserted;
- (iii) in sub-section (7), after the words "the Chief Engineer" the comma and words ",the Additional Director of Town and Country Planning" shall be inserted.

9. Amendment of section 15.- In section 15 of the principal Act, in sub-section (1),-

- (i) in clause (a), for the words "rupees fifty lakhs", the words "rupees two hundred and fifty lakhs" shall be substituted;
- (ii) in clause (b), for the words "rupees ten lakhs", occurring in two places the words "rupees fifty lakhs" shall be substituted;
- (iii) after clause (b), the following shall be inserted, namely:-

"(c) No joint venture or public private partnership arrangement involving an estimated cost of rupees two hundred and fifty lakhs and more shall be made without

the previous sanction of the State Government, subject to such terms and conditions as may be prescribed of such joint venture or public private partnership as the case may be.”

10. Substitution of section 17.- For section 17 of the principal Act, the following shall be substituted, namely:-

“17. Duty of the Board to undertake housing schemes, land development schemes, infrastructure development, building construction schemes, schemes under joint venture or public private partnership.- Subject to the provisions of this Act and the rules made in this behalf and control of the State Government, the Board may incur expenditure and undertake works in any area for the framing and execution of such housing schemes, land development schemes, infrastructure development, construction and disposal of the commercial premises and building construction schemes as it may consider necessary or as may be entrusted to it by the State Government or Government undertakings or under joint venture or public private partnership arrangements subject to such conditions as may be prescribed.”

11. Amendment of section 19.- In section 19 of the Principal Act, in sub-section (1), clause (iii) shall be omitted.

12. Substitution of section 20.- For section 20 of the Principal Act, the following shall be substituted, namely:-

“20. Sanction to programme and budget.- The State Government may sanction the programme and the budget forwarded to it with such modifications as it deems fit.”

13. Amendment of section 25.- In the principal Act,-

(i) in the heading to section 25, for the words “or a mandal panchayat”, the words “or a Grama panchayat” shall be substituted;

(ii) in section 25, for the words “town board, sanitary board or the mandal panchayath” wherever they occur the words, “ town panchayat or the Grama panchayat” shall respectively be substituted;

(iii) in sub-section (1), for clause (c), the following shall be substituted, namely:-

“(c) is situated in any area included within the jurisdiction of a town panchayat or grama panchayat constituted under the Karnataka Municipalities Act, 1964 or the Gram Swaraj and Panchayat Raj Act, 1993 and is vested in such town panchayat or Grama panchayat”

14. Amendment of section 26.- In section 26 of the principal Act, for the words “town board, sanitary board or the mandal panchayat” wherever they occurs, the words, “town panchayat or the Grama panchayat” shall be substituted.

15. Amendment of section 27.- In section 27 of the principal Act, in the heading and in sub-section (1), after the words, “public street”, the words “or divert nala” shall be inserted.

16. Amendment of section 29.- In section 29 of the principal Act, in the heading and in the section, for the words, “town board, sanitary board or mandal panchayath” wherever they occur, the words “ town panchayat or Grama panchayat” shall respectively be substituted.

17. Amendment of section 32A.- In section 32A of the principal Act,-

(i) in the heading, for the figures and the word “20 of 1985”, the figures and the word “14 of 1993” shall be substituted;

(ii) for sub-section (1), the following shall be substituted, namely:-

“(1) After the completion of any housing scheme or land development scheme till the layout is handed over to the concerned Corporation, City Municipal Council, Town Municipal Council, Town Panchayat or a Grama panchayat, as the case may be, under section 29,-

(a) the powers and functions of the Municipal Corporation, City Municipal Council, Town Municipal Council, Town Panchayat or a Grama panchayat or standing committee by whatever name called, under the Karnataka Municipalities Act, 1964 (Karnataka Act No. 22 of 1964) or the Karnataka Municipal Corporations Act, 1976 (Karnataka Act 14 of 1977) or the words the Karnataka Gram Swaraj and Panchayat Raj Act, 1993 (Karnataka Act 14 of 1993) shall be exercised by the Board; and

(b) the powers and functions of the Commissioner of Corporation, Chief Officer of the Municipal Council, town panchayat or Panchayat Development Officer or the Secretary of the Grama

Panchayat as the case may be shall be, exercised and discharged by the Housing Commissioner.

- (c) The Board shall collect the maintenance and other charges from the allottees or purchasers till handing over of layout to the local authority after the completion of housing scheme or land development scheme. The maintenance and other charges shall be such as may be decided by the Board."

18. Substitution of section 33.- For section 33 of the principal Act, the following shall be substituted, namely:-

"33. Power to purchase land, lease, exchange or procuring by agreement.- (1) The Board may enter into an agreement for purchase of the Land from any person or take on lease or exchange any land required for the purposes of a housing scheme or land development scheme or any interest in such land or for compensating the owners of any such right in respect of any deprivation or interference therewith subject to such terms and conditions as may be prescribed.

Provided that Subject to such rules, as may be prescribed, the previous approval of the State Government is necessary in case of purchase or exchange or sharing basis of land in lieu of compensation in respect of project involving land worth more than rupees two hundred and fifty lakhs or lease for more than ten years.

(2) The Board may take steps for compulsory acquisition of any land or any interest therein through the State Government required for the execution of a housing scheme or land development scheme in accordance with the procedure provided in the Right to fair compensation and transparency in land acquisition, rehabilitation and resettlement Act, 2013 (Central Act 30 of 2013).

(3) The Board may procure land by purchase or exchange or sharing of land in lieu of compensation subject to such rules as may be prescribed provide link roads, for water resources, sewage treatment plants, providing infrastructure like roads, power, water civic amenities in the execution of a housing scheme or land development scheme, construction projects and urban infrastructure purposes even when such procurement is on behalf of Government agencies."

19. Amendment of section 52.- In section 52 of the principal Act, in sub-section (1) and (3), for the words "one lakhs" the words "fifty lakhs" shall respectively be substituted.

20. Amendment of section 64.- In section 64 of the principal Act, for the words and figures " the Land Acquisition Act, 1894" the words, figures and brackets " the Right to fair compensation and transparency in land acquisition, rehabilitation and resettlement Act, 2013 (Central Act 30 of 2013)" shall be substituted.

21. Insertion of new section 76A.- After section 76 of the principal Act, the following shall be inserted, namely:-

"76A. Power of the Board to make bulk allotment.- Notwithstanding anything contained in this Act or land development scheme sanctioned under this Act, the Board may, subject to such restrictions, conditions and after limitation as may be prescribed, make bulk allotment with prior approval of the Government by sale, lease or otherwise of sites developed, houses or flats constructed by it or belonging to it or vested in it or acquired by it for the purpose of any development scheme,-

- (i) to the State Government; or
- (ii) to the Central Government; or
- (iii) to any corporation, body or organization owned or controlled by the central Government or State Government."

By Order and in the name of the Governor of Karnataka,

K. DWARAKANATH BABU
Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಬಿಇ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಗುರುವಾರ, ಜುಲೈ ೨೮, ೨೦೧೬ (ಶ್ರಾವಣ ೬, ಶಕ ವರ್ಷ ೧೯೩೮)	ನಂ. ೯೭೬
Part-IVA	Bengaluru, Thursday, July 28, 2016 (Shravana 6, Shaka Varsha 1938)	No. 976

PERSONNEL AND ADMINISTRATIVE REFORMS SECRETARIAT

NOTIFICATION

No. DPAR 12 SSR 2014, Bengaluru, Dated: 28/07/2016

The draft of the following rules further to amend the Karnataka Civil Services (Service and Kannada Language Examinations) Rules, 1974, which the Government of Karnataka proposes to make in exercise of the powers conferred by sub-section (1), of Section 3, read with section 8 of the Karnataka Civil Services Act, 1978 (Karnataka Act 14 of 1990) is hereby published as required by clause (a), of sub-section (2), of Section (3), of the said Act, for the information of all persons likely to be affected thereby and notice is hereby given that the said draft will be taken into consideration after fifteen days from the date of its publication in the Official Gazette.

Any Objection or Suggestion, which may be received by the State Government from any person with respect to the said draft before the expiry of the period specified above will be considered by the State Government.

Objections and Suggestions may be addressed to the Secretary to Government, Department of Personnel and Administrative Reforms, Vidhana Soudha, Bengaluru-560001.

DRAFT RULES

- Title and Commencement:-** (1) These rules may be called the Karnataka Civil Services (Service and Kannada Language Examinations) (Amendment) Rules, 2016.
(2) They shall come into force from the date of their publication in the Official Gazette.
- Amendment to Schedule - II:-** In the Karnataka Civil Services (Service and Kannada Language Examination) Rules, 1974, in Schedule - II, after serial number 84, and the entries relating thereto the following shall be inserted, namely:-

85	Karnataka Gazetteers Department	Editor	(1) Accounts Higher (2) General Law Part I and II
		Researcher	(1) Accounts Higher (2) General Law Part I and II
		First Division Assistant	(1) Accounts Higher (2) General Law Part I and II
		Second Division Assistant	(1) Accounts Lower
		Stenographer	(1) Accounts Higher (2) General Law Part I and II

By order and in the name of the Governor of Karnataka

GAYATHRI M.R.

Under Secretary to Government
Department of Personnel and Administrative
Reforms (Service Rules-1)



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಜಿಲ್ಲಾ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಗುರುವಾರ, ಜುಲೈ ೨೮, ೨೦೧೬ (ಶ್ರಾವಣ ೬, ಶಕ ವರ್ಷ ೧೯೩೮)	ನಂ. ೯೭೭
Part-IVA	Bengaluru, Thursday, July 28, 2016 (Shravana 6, Shaka Varsha 1938)	No. 977

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಗ್ರಾಅಪ 543 ಗ್ರಾಪಂಅ 2016, ಬೆಂಗಳೂರು, ದಿನಾಂಕ: 28-07-2016.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 296-ಎ, 296-ಎಫ್ ಇವುಗಳೊಡನೆ ಓದಿಕೊಂಡಂತೆ ಪ್ರಕರಣ 311 ರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ಕರಡು ನಿಯಮಗಳನ್ನು ಇದರಿಂದ ಭಾದಿತರಾಗುವ ವ್ಯಕ್ತಿಗಳ ಮಾಹಿತಿಗಾಗಿ ಸದರಿ ಅಧಿನಿಯಮದ ಪ್ರಕರಣ 311ರಲ್ಲಿ ನಿಗದಿಪಡಿಸಿದಂತೆ ಪ್ರಕಟಿಸಲಾಗಿದೆ ಮತ್ತು ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿ, ಸದರಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಈ ನಿಯಮಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ಕಳುಹಿಸಲು ಈ ಮೂಲಕ ಸೂಚಿಸಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಗೆ ಮುಕ್ತಾಯವಾಗುವುದಕ್ಕೆ ಮೊದಲು ಕರಡು ನಿಯಮಗಳಿಗೆ ಸಂಬಂಧಿಸಿದಂತೆ, ಯಾವೊಬ್ಬ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆ ಅಥವಾ ಸಲಹೆಗಳನ್ನು ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3ನೇ ಮಹಡಿ, ಬಹು ಮಹಡಿಗಳ ಕಟ್ಟಡ, ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು-01 ಇವರಿಗೆ ಕಳುಹಿಸಲು ಕೋರಲಾಗಿದೆ.

ಕರಡು ನಿಯಮಗಳು

1. ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಕುಂದು ಕೊರತೆ ನಿವಾರಣಾ ಪ್ರಾಧಿಕಾರದ ಮುಂದೆ ದೂರನ್ನು ದಾಖಲು ಮಾಡುವ ಪ್ರಕ್ರಿಯೆ ಮತ್ತು ವಿಧಾನಗಳು) ನಿಯಮಗಳು, 2016 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಜಾರಿಗೆ ಬರುತ್ತದ್ದು.

2. ಪರಿಭಾಷೆಗಳು:- ಈ ನಿಯಮಗಳಲ್ಲಿ ವಿಷಯಕ್ಕೆ ಅಥವಾ ಸಂದರ್ಭಕ್ಕೆ ಬೇರೆ ಅರ್ಥದ ಅಗತ್ಯ ಇರದಿದ್ದರೆ:-

(a) "ಅಧಿನಿಯಮ" ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14);

(b) "ನಮೂನೆ" ಎಂದರೆ ಈ ನಿಯಮಗಳಲ್ಲಿ ನಿಗದಿಪಡಿಸಲಾದ ನಮೂನೆ; ಮತ್ತು

(c) "ಪ್ರಕರಣ" ಎಂದರೆ ಅಧಿನಿಯಮದ ಪ್ರಕರಣ.

3. ದೂರನ್ನು ದಾಖಲು ಮಾಡುವ ಪ್ರಕ್ರಿಯೆ ಮತ್ತು ವಿಲೇವಾರಿ:- (1) ಕುಂದು ಕೊರತೆ ನಿವಾರಣಾ ಪ್ರಾಧಿಕಾರದ ಮುಂದೆ ಯಾವುದೇ ಬಾಧಿತ ವ್ಯಕ್ತಿಯು ನಮೂನೆಯಲ್ಲಿ ದೂರನ್ನು ಅಥವಾ ಅಪಾದನೆಯನ್ನು ದಾಖಲು ಮಾಡಿ ಅಪೀಡವಿಟ್‌ನ ಸಮರ್ಥನೆಯೊಂದಿಗೆ ಸದರಿ ದೂರಿಗೆ ಅಥವಾ ಅಪಾದನೆಗೆ ಪೂರಕವಾಗಿರುವ ಎಲ್ಲಾ ದಾಖಲಾತಿಗಳನ್ನು ಛಾಯಾ ಪ್ರತಿಯಲ್ಲಿ ಸ್ವಯಂ ಧೃಡೀಕರಣಗೊಳಿಸಿ ಸಲ್ಲಿಸತಕ್ಕದ್ದು.

(2) ದೂರನ್ನು ಸ್ವೀಕರಿಸಿದ ತಕ್ಷಣ ಕುಂದು ಕೊರತೆ ನಿವಾರಣಾ ಪ್ರಾಧಿಕಾರವು ದೂರು ದಾಖಲಿಸಿದ ವ್ಯಕ್ತಿಗೆ ದೂರು ದಾಖಲಿಸಿದ ದಿನಾಂಕ ಮತ್ತು ಸ್ವೀಕೃತಿಯಾದ ದಾಖಲೆಗಳ ಬಗೆಗೆ ಸ್ವೀಕೃತಿಯನ್ನು ತಕ್ಷಣವೇ ನೀಡತಕ್ಕದ್ದು.

(3) ಕುಂದು ಕೊರತೆ ನಿವಾರಣಾ ಪ್ರಾಧಿಕಾರಿಯು ದೂರು ಸ್ವೀಕರಿಸಿದ ತಕ್ಷಣ ಯಾವ ಅಧಿಕಾರಿಯ ಅಥವಾ ವ್ಯಕ್ತಿಯ ವಿರುದ್ಧ ದೂರನ್ನು ದಾಖಲಿಸಲಾಗಿದೆಯೋ ಅಂಥ ಅಧಿಕಾರಿಗೆ ಅಥವಾ ವ್ಯಕ್ತಿಗೆ ಸದರಿ ದೂರಿನ ಪ್ರತಿಯನ್ನು ಕಳುಹಿಸಿ, ಆ ದೂರಿನ ಬಗ್ಗೆ ತನ್ನ ವಿವರಣೆಯನ್ನು ನೀಡಲು ಅಥವಾ ಅಹವಾಲನ್ನು ಹೇಳಿಕೊಳ್ಳಲು ಅವಕಾಶವನ್ನು ನೀಡಿದ ತರುವಾಯ ತನಿಖೆಯನ್ನು ನಡೆಸಬಹುದು ಮತ್ತು ತಾನು ಯುಕ್ತವೆಂದು ಭಾವಿಸಬಹುದಾದಂತೆ ಸಂದರ್ಭಾನುಸಾರ ಕ್ರಮ ತೆಗೆದುಕೊಳ್ಳಬಹುದು. ಕುಂದು ಕೊರತೆ ನಿವಾರಣಾ ಪ್ರಾಧಿಕಾರಿಯಿಂದ ಸ್ವೀಕೃತವಾದ ದೂರು ಒಂದು ವೇಳೆ ಅಂಥ ಅಧಿಕಾರಿಗೆ ಅಥವಾ ವ್ಯಕ್ತಿಗೆ ಸಂಬಂಧಿಸಿಲ್ಲದಿದ್ದರೆ ಅದನ್ನು ಸಂಬಂಧಿಸಿದ ಅಧಿಕಾರಿಗೆ ಅಥವಾ ವ್ಯಕ್ತಿಗೆ ಕಳುಹಿಸಿ, ಅದನ್ನು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿ, ಅದರ ಪ್ರತಿಯನ್ನು ಕುಂದು ಕೊರತೆ ನಿವಾರಣಾ ಪ್ರಾಧಿಕಾರಕ್ಕೆ ಕಳುಹಿಸತಕ್ಕದ್ದು. ಆ ರೀತಿಯ ದೂರನ್ನು ಸ್ವೀಕರಿಸಿದ ಅಧಿಕಾರಿಯು ಸೂಕ್ತ ಕ್ರಮ ತೆಗೆದುಕೊಂಡು ಕುಂದು ಕೊರತೆ ನಿವಾರಣಾ ಪ್ರಾಧಿಕಾರಕ್ಕೆ ವಿವರಣೆ ಅಥವಾ ಅಹವಾಲನ್ನು ನೀಡತಕ್ಕದ್ದು.

(4) ಕುಂದು ಕೊರತೆ ನಿವಾರಣಾ ಪ್ರಾಧಿಕಾರಿಯು ಸಂಬಂಧಿಸಿದ ಅಧಿಕಾರಿ ಅಥವಾ ವ್ಯಕ್ತಿಯ ಅಸಮರ್ಥತೆ, ನಿರ್ಲಕ್ಷ್ಯ ಅಥವಾ ದುಷ್ಕೃತ್ಯದ ಪರಿಣಾಮವಾಗಿ ದೂರನ್ನು ದಾಖಲಿಸಲಾಗಿದೆ ಎಂಬುದನ್ನು ಅಂತಹ ಅಧಿಕಾರಿ ಅಥವಾ ವ್ಯಕ್ತಿಗೆ ಸಮರ್ಥನೆಗೆ ಅವಕಾಶ ನೀಡಿದ ತರುವಾಯ ಮನದಟ್ಟು ಮಾಡಿಕೊಂಡು ಸೂಕ್ತ ಆದೇಶದ ಮೂಲಕ ಸದರಿ ಅಧಿಕಾರಿಯ ಮೇಲೆ ಶಿಸ್ತು ಕ್ರಮವನ್ನು ನಡೆಸಿ ನಿಯಮಗಳನ್ವಯ ಅಥವಾ ಇಲಾಖಾ ಪ್ರಕ್ರಿಯೆಯ ಅನುಸಾರ ನಡೆಸಲು ಸೂಕ್ತ ಪ್ರಾಧಿಕಾರಕ್ಕೆ ಕಳುಹಿಸತಕ್ಕದ್ದು. ಒಂದು ವೇಳೆ ಸರಕುಗಳ ಮತ್ತು ಸೇವೆಗಳನ್ನು ನೀಡಲು ಜವಾಬ್ದಾರನಾದ ವ್ಯಕ್ತಿಯು ಬೇಕಾಗಿಯೇ ಸರಕು ಅಥವಾ ಸೇವೆಯನ್ನು ಒದಗಿಸಲು ನಿರ್ಲಕ್ಷಿಸಿರುವ ಅಥವಾ ಭ್ರಷ್ಟಾಚಾರ ತಡೆಗಟ್ಟುವ ಅಧಿನಿಯಮ, 1988ರ ಅಡಿಯಲ್ಲಿ ಪ್ರಕರಣದ ಮೇಲ್ನೋಟದಲ್ಲೇ ಆಧಾರಗಳು ಇದ್ದಾಗ ಆ ಮಟ್ಟಿಗೆ ವಿಧಿಸಬೇಕಾದ ದಂಡದ ಶಿಫಾರಸ್ಸಿನೊಂದಿಗೆ ಸಕ್ಷಮ ಪ್ರಾಧಿಕಾರಕ್ಕೆ ಕಳುಹಿಸುವುದು. ಈ ವರದಿಯ ಆಧಾರದ ಮೇಲೆ ಸಕ್ಷಮ ಪ್ರಾಧಿಕಾರವು ಸೂಕ್ತ ಕ್ರಮ ಕೈಗೊಳ್ಳತಕ್ಕದ್ದು.

(5) ಕುಂದು ಕೊರತೆ ನಿವಾರಣಾ ಪ್ರಾಧಿಕಾರವು ದೂರು ದಾಖಲು ಮಾಡಿದ ಬಾಧಿತ ನಾಗರಿಕರಿಗೆ ತನ್ನ ನಿರ್ಧಾರವನ್ನು ದೂರು ಸ್ವೀಕರಿಸಿದ ಅರವತ್ತು ದಿನಗಳೊಳಗಾಗಿ ತಿಳಿಸತಕ್ಕದ್ದು.

4. ದೂರಿನ ಜೊತೆಗೆ ಇರಬೇಕಾದ ಫೀಜುಗಳು:- ದೂರನ್ನು ದಾಖಲು ಮಾಡುವ ವ್ಯಕ್ತಿಯು ನಮೂನೆಯ ಜೊತೆಗೆ ಕುಂದು ಕೊರತೆ ನಿವಾರಣಾ ಪ್ರಾಧಿಕಾರಿಯ ಹೆಸರಿನಲ್ಲಿ ಹತ್ತು ರೂಪಾಯಿಯ ಪೋಸ್ಟಲ್ ಆರ್ಡರ್ ಅಥವಾ ಬ್ಯಾಂಕಿನಲ್ಲಿ ಹಣ ಸಂದಾಯ ಮಾಡಿರುವ ರಸೀದಿಯೊಂದಿಗೆ ಸಲ್ಲಿಸತಕ್ಕದ್ದು.

ನಮೂನೆ

(ನಿಯಮ 3 (1) ನ್ನು ನೋಡಿ)

ಕುಂದು ಕೊರತೆ ನಿವಾರಣಾ ಪ್ರಾಧಿಕಾರಕ್ಕೆ ದೂರುಗಳನ್ನು ಸಲ್ಲಿಸಲು ಅರ್ಜಿ ನಮೂನೆ

ಇವರಿಗೆ:

ಕುಂದು ಕೊರತೆ ನಿವಾರಣಾ ಪ್ರಾಧಿಕಾರಿ,

-----ಜಿಲ್ಲೆ.

ಮಾನ್ಯರೇ,

1.	ದೂರುದಾರರ ಹೆಸರು ಮತ್ತು ದೂರವಾಣಿ ಸಂಖ್ಯೆ (ಇದ್ದಲ್ಲಿ)	
2.	ದೂರುದಾರರ ವಿಳಾಸ	
3.	ವಿರುದ್ಧ ದೂರು ಸಲ್ಲಿಸುತ್ತಿರುವ ಪಂಚಾಯತಿಯ ಹೆಸರು	
4.	ವಿರುದ್ಧ ದೂರು ಸಲ್ಲಿಸುತ್ತಿರುವ ಪಂಚಾಯತಿಯ ಅಧ್ಯಕ್ಷ/ಉಪಾಧ್ಯಕ್ಷ/ ಸದಸ್ಯರು/ಅಧಿಕಾರಿ/ವ್ಯಕ್ತಿ ಅಥವಾ ನೌಕರರ ಹೆಸರು	
5.	ಪಂಚಾಯತಿ ಕರ್ತವ್ಯಗಳು ಅಥವಾ ಪ್ರಕಾರ್ಯಗಳ ನಿರ್ವಹಣೆಯಲ್ಲಿ ಸೇವಾ ಲೋಪ, ಅಧಕ್ಷತೆ, ನಿರ್ಲಕ್ಷ್ಯತೆ, ಅಸಮರ್ಥತೆ ಅಥವಾ ದುಷ್ಕೃತ್ಯದ ಸ್ವರೂಪಗಳು	
6.	ಪೂರಕ ದಾಖಲೆಗಳು/ಸಾಕ್ಷ್ಯಗಳು	

7.	ಅಪೀಡವಿಟ್ (ಪ್ರಮಾಣ ಪತ್ರ)	
8.	ದೂರುದಾರರು ಒದಗಿಸಬಹುದಾದ ಇತರೆ ಯಾವುದೇ ಮಾಹಿತಿ (ಮಾಹಿತಿಗಳನ್ನು ದಾಖಲಿಸಲು ಹೆಚ್ಚಿನ ಪುಟಗಳನ್ನು ಬಳಸಿಕೊಳ್ಳಬಹುದು)	

ಸ್ಥಳ:

ದಿನಾಂಕ:

ದೂರುದಾರರ ಹೆಸರು ಮತ್ತು ಸಹಿ

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಟಿ.ವಿ. ಅರುಣ್‌ಕುಮಾರ್

ಉಪನಿರ್ದೇಶಕರು ಹಾಗೂ ಪದನಿಮಿತ್ತ

ಸರ್ಕಾರದ ಅಧೀನ ಕಾರ್ಯದರ್ಶಿ,

ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಗುರುವಾರ, ಜುಲೈ ೨೮, ೨೦೧೬ (ಶ್ರಾವಣ ೬, ಶಕ ವರ್ಷ ೧೯೩೮) Bengaluru, Thursday, July 28, 2016 (Shravana 6, Shaka Varsha 1938)	ನಂ. ೯೭೯ No. 979
---------------------	---	--------------------

KARNATAKA LEGISLATIVE COUNCIL SECRETARIAT

NOTIFICATION

No. KLC/Legn/121/KNNT/2016, Bengaluru, Dated: 21/07/2016

Rule 191(1) of the Rules of Procedure and Conduct of Business of Karnataka Legislative Council, has been amended by the Karnataka Legislative Council on 18.07.2016, as follows.

AMENDMENT

The following words shall be substituted to Rule 191(1)

* The Committees shall hold office for a term not exceeding one year.

SRINIVASA

Secretary

Karnataka Legislative Council

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕವಿಪ/ಶಾರಶಾ/121/ಕನೀನಿತಿ/2016, ಬೆಂಗಳೂರು, ದಿನಾಂಕ: 21/07/2016

ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 191(1)ಕ್ಕೆ ದಿನಾಂಕ: 18.07.2016ರಂದು ಕರ್ನಾಟಕ ವಿಧಾನ ಪರಿಷತ್ತು ಈ ಕೆಳಕಂಡಂತೆ ತಿದ್ದುಪಡಿಯನ್ನು ಅಂಗೀಕರಿಸಿರುತ್ತದೆಂದು ಈ ಮೂಲಕ ಪ್ರಕಟಿಸಲಾಗಿದೆ.

ತಿದ್ದುಪಡಿ

191(1)ಕ್ಕೆ ಈ ಮುಂದಿನದನ್ನು ಪ್ರತ್ಯಾಯೋಜಿಸುವುದು.

* ಸಮಿತಿಗಳು ಒಂದು ವರ್ಷ ಮೀರದ ಅವಧಿಯವರೆಗೆ ಅಧಿಕಾರದಲ್ಲಿರತಕ್ಕದ್ದು.

ಶ್ರೀನಿವಾಸ

ಕಾರ್ಯದರ್ಶಿ

ಕರ್ನಾಟಕ ವಿಧಾನ ಪರಿಷತ್ತು



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಸೋಮವಾರ, ಆಗಸ್ಟ್ ೧, ೨೦೧೬ (ಶ್ರಾವಣ ೧೦, ಶಕ ವರ್ಷ ೧೯೩೮) Bengaluru, Monday, August 1, 2016 (Shravana 10, Shaka Varsha 1938)	ನಂ. ೯೮೦ No. 980
---------------------	--	--------------------

LAW SECRETARIAT

NOTIFICATION

No. LAW 18 LCE 2016, Bengaluru, Dated: 17/03/2016

In exercise of the powers conferred by sub-sections (1) and (2) of Section 30B of the Mines and Minerals (Development and Regulation) Act, 1957 (Central Act 67 of 1957), the Government of Karnataka with the concurrence of the High Court of Karnataka, hereby constitute Special Courts for the purpose of said section comprising of the Courts of Principal District and Sessions Judges of all the Districts in respect of their respective areas.

By Order and in the name of the Governor of Karnataka

S. UMESHA

Under Secretary to Government (Admn.-1)
Law Department



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಸೋಮವಾರ, ಆಗಸ್ಟ್ ೧, ೨೦೧೬ (ಶ್ರಾವಣ ೧೦, ಶಕ ವರ್ಷ ೧೯೩೮) Bengaluru, Monday, August 1, 2016 (Shravana 10, Shaka Varsha 1938)	ನಂ. ೯೮೧ No. 981
---------------------	--	--------------------

LAW SECRETARIAT

NOTIFICATION

No. LAW 18 LCE 2016, Bengaluru, Dated: 21/07/2016

In exercise of the powers conferred by sub-sections (1) and (2) of Section 30B of the Mines and Minerals (Development and Regulation) Act, 1957 (Central Act 67 of 1957), read with Section 21 of the General Clauses Act, 1897 (Central Act 10 of 1987) and in partial modification of Notification No. LAW 18 LCE 2016, dated 17.03.2016, the Government of Karnataka with the concurrence of the High Court of Karnataka, hereby constitute the Court of II Additional District and Sessions Judge, Mysuru as Additional Special Court for trial of the offences under sub-section (1) and (1A) of Section 4 of the said Act in respect of the entire Mysuru revenue district areas.

By Order and in the name of the Governor of Karnataka

S. UMESHA

Under Secretary to Government (Admn.-1)
Law Department



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಸೋಮವಾರ, ಆಗಸ್ಟ್ ೧, ೨೦೧೬ (ಶ್ರಾವಣ ೧೦, ಶಕ ವರ್ಷ ೧೯೩೮) Bengaluru, Monday, August 1, 2016 (Shravana 10, Shaka Varsha 1938)	ನಂ. ೯೮೨ No. 982
---------------------	--	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಇ 34 ಶಾಸನ 2016, ಬೆಂಗಳೂರು, ದಿನಾಂಕ:01.08.2016.

ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2016ರ ಜುಲೈ ತಿಂಗಳ ಇಪ್ಪತ್ತೊಂಬತ್ತನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ:26 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2016ರ ಕರ್ನಾಟಕ ಅಧಿನಿಯಮ ಸಂಖ್ಯೆ: 26

(2016ರ ಆಗಸ್ಟ್ ತಿಂಗಳ ಒಂದನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಅಧಿನಿಯಮ, 2016

(2016ರ ಜುಲೈ ತಿಂಗಳ ಇಪ್ಪತ್ತೊಂಬತ್ತನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ, 1997ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ, 1997ನ್ನು (2000ರ ಕರ್ನಾಟಕ ಅಧಿನಿಯಮ 17) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೇಳನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಅಧಿನಿಯಮ, 2016 ಎಂದು ಕರೆಯತಕ್ಕದ್ದು.

(2) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. 15ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ, 1997ರ (2000ರ ಕರ್ನಾಟಕ ಅಧಿನಿಯಮ 17) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 15ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ, ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ನಿಯಮಿಸಬಹುದಾದ ಅಂಥ ನಿಯಮಗಳಿಗೆ ಒಳಪಟ್ಟು, ರಿಜಿಸ್ಟ್ರಾರನ ಪೂರ್ವಾನುಮೋದನೆಯ ಹೊರತಾಗಿ, ಯಾವುದೇ ಸಹಕಾರಿಯು ಪೂರಕ ಸಂಸ್ಥೆಯಲ್ಲಿ ನಿಧಿಗಳನ್ನು ಪ್ರವರ್ತಿಸತಕ್ಕದ್ದಲ್ಲ ಅಥವಾ ಹೂಡತಕ್ಕದ್ದಲ್ಲ."

3. 18ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 18ನೇ ಪ್ರಕರಣದ (ಎ) ಖಂಡಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎ) ಸರ್ಕಾರದಿಂದ ಅನುಮೋದಿತವಾದ ಯಾವುದೇ ಭದ್ರತೆಗಳಲ್ಲಿ; ಅಥವಾ"

4. 21ಎ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 21ಎ ಪ್ರಕರಣದ (1)ನೇ ಉಪಪ್ರಕರಣದ (ಬಿ) ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(ಸಿ) ಅಥವಾ ಸರ್ಕಾರದ ಅನುದಾನ ಹೊಂದಿಲ್ಲದ ಒಂದು ಮಾನ್ಯತೆ ಪಡೆದ ಸ್ವಸಹಾಯ ಗುಂಪು"

5. 21ಬಿ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 21ಬಿ ಪ್ರಕರಣದಲ್ಲಿ (1)ನೇ ಉಪಪ್ರಕರಣದ ಪರಂತುಕಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"ಪರಂತು, ನೌಕರರ ಸಹಕಾರಿಗಳ ಹೊರತಾಗಿ, ಸಹಸದಸ್ಯರ ಸಂಖ್ಯೆಯು ಒಟ್ಟು ಸದಸ್ಯರ ಶೇಕಡ ಹದಿನೈದನ್ನು ಮೀರತಕ್ಕದ್ದಲ್ಲ."

6. 24ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 24ನೇ ಪ್ರಕರಣದಲ್ಲಿ,-

(i) "ಹನ್ನೊಂದಕ್ಕಿಂತ" ಎಂಬ ಪದಕ್ಕೆ "ಹದಿಮೂರಕ್ಕಿಂತ" ಎಂಬ ಪದವನ್ನು ಪ್ರತಿಯೋಜಿಸತಕ್ಕದ್ದು.

(ii) (1)ನೇ ಉಪಪ್ರಕರಣಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(1) ಪ್ರಾಥಮಿಕ ಸಹಕಾರಿಯ ಮತ್ತು ಮಾಧ್ಯಮಿಕ ಸಹಕಾರಿಯ ಕಾರ್ಯಕ್ಷೇತ್ರವು,-

(ಎ) ತಾಲ್ಲೂಕಿನ ಒಂದು ಭಾಗಕ್ಕೆ ವ್ಯಾಪಿಸಿದರೆ, ಹದಿಮೂರು ಸದಸ್ಯರು;

(ಬಿ) ಇಡೀ ತಾಲ್ಲೂಕಿಗೆ ವ್ಯಾಪಿಸಿದರೆ, ಹದಿನೈದು ಸದಸ್ಯರು;

(ಸಿ) ತಾಲ್ಲೂಕನ್ನು ಮೀರಿ ವ್ಯಾಪಿಸಿದರೆ, ಹದಿನೇಳು ಸದಸ್ಯರು;

(ಡಿ) ಒಕ್ಕೂಟ ಸಹಕಾರಿಯಾಗಿದ್ದಲ್ಲಿ, ಹತ್ತೊಂಬತ್ತು ಸದಸ್ಯರು;

(ಇ) ಸಂಯುಕ್ತ ಸಹಕಾರಿಯೂ ಸೇರಿದಂತೆ ಅಪೇಕ್ಷ ಸಹಕಾರಿಯಾಗಿದ್ದಲ್ಲಿ, ಇಪ್ಪತ್ತೊಂದು ಸದಸ್ಯರು;

ಪರಂತು, ಬಿಡಿ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಉಳ್ಳ ಪ್ರತಿಯೊಂದು ಸಹಕಾರಿಯ ಮಂಡಲಿಯಲ್ಲಿ ಅನುಸೂಚಿತ ಜಾತಿಗೆ ಸೇರಿದ ಸದಸ್ಯನಿಗೆ ಒಂದು ಸ್ಥಾನವನ್ನು ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಸದಸ್ಯನಿಗೆ ಒಂದು ಸ್ಥಾನವನ್ನು, ಮಹಿಳಾ ಸದಸ್ಯರಿಗಾಗಿ ಎರಡು ಸ್ಥಾನಗಳನ್ನು ಮತ್ತು ರಾಜ್ಯ ಸರ್ಕಾರವು ಅಧಿಸೂಚಿಸಬಹುದಾದಂತೆ ಹಿಂದುಳಿದ ವರ್ಗಗಳಿಗೆ ಸೇರಿದ ಸದಸ್ಯನಿಗೆ ಎರಡು ಸ್ಥಾನಗಳನ್ನು, ಅಂಥ ವರ್ಗದ ಅಥವಾ ಗುಂಪಿನ ವ್ಯಕ್ತಿಗಳು ಸದಸ್ಯರಾಗಿದ್ದಲ್ಲಿ, ಮೀಸಲಿಡತಕ್ಕದ್ದು;

ಮತ್ತು ಪರಂತು, ಪ್ರತಿಯೊಂದು ಸಹಕಾರಿಯು ಬ್ಯಾಂಕಿಂಗ್, ವ್ಯವಸ್ಥಾಪನೆ, ಹಣಕಾಸು ನಿರ್ವಹಣೆಯಲ್ಲಿ ಅನುಭವವಿರುವ ಅಥವಾ ಸಹಕಾರಿಯು ಕೈಗೊಂಡ ಚಟುವಟಿಕೆಗಳಿಗೆ ಮತ್ತು ಉದ್ದೇಶಗಳಿಗೆ ಸಂಬಂಧಿಸಿದ ಇತರ ಯಾವುದೇ ಕ್ಷೇತ್ರದಲ್ಲಿ ಪರಿಣತಿಯನ್ನು ಹೊಂದಿರುವ ವ್ಯಕ್ತಿಗಳನ್ನು, ಅಂಥ ಸಹಕಾರಿಯ ಮಂಡಲಿಯ ಸದಸ್ಯರನ್ನಾಗಿ ಸಹಮತದಿಂದ (ಕೋಆಪ್) ಸೇರಿಸಿಕೊಳ್ಳತಕ್ಕದ್ದು. ಹಾಗೆ ಸಹಮತದಿಂದ ಸೇರಿಸಿಕೊಂಡ ಸದಸ್ಯರು ಅಂತಹ ಸದಸ್ಯರ ಸ್ಥಾನ ಬಲದಿಂದ ಸಹಕಾರಿಯ ಯಾವುದೇ ಚುನಾವಣೆಯಲ್ಲಿ ಮತ ನೀಡುವ ಹಕ್ಕುಳ್ಳವರಾಗಿರತಕ್ಕದ್ದಲ್ಲ ಅಥವಾ ಮಂಡಲಿಯ ಪದಾಧಿಕಾರಿಗಳಾಗಿ ಚುನಾಯಿತರಾಗಲು ಅರ್ಹರಾಗಿರತಕ್ಕದ್ದಲ್ಲ;

ಮತ್ತು ಪರಂತು, ಹಾಗೆ ಸಹಮತದಿಂದ ಸೇರಿಸಿಕೊಂಡ ಸದಸ್ಯರ ಸಂಖ್ಯೆಯು (1)ನೇ ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಇಪ್ಪತ್ತೊಂದು ನಿರ್ದೇಶಕರಿಗೆ ಹೆಚ್ಚುವರಿಯಾಗಿ ಇಬ್ಬರನ್ನು ಮೀರತಕ್ಕದ್ದಲ್ಲ;

ಅಲ್ಲದೇ ಪರಂತು, ಒಂದು ಸಹಕಾರಿಯ ಮೂರಕ್ಕೆ ಮೀರದ ಕಾರ್ಯಾನುಗುಣ ನಿರ್ದೇಶಕರು (functional directors) ಸಹ ಅವಶ್ಯವಿದ್ದಲ್ಲಿ ಮಂಡಲಿಯ ಸದಸ್ಯರಾಗಿರತಕ್ಕದ್ದು, ಹಾಗೂ (1)ನೇ ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಒಟ್ಟು ನಿರ್ದೇಶಕರ ಸಂಖ್ಯೆಯನ್ನು ಎಣಿಸುವಾಗ ಅಂತಹ ಕಾರ್ಯಾನುಗುಣ ನಿರ್ದೇಶಕರನ್ನು ಹೊರತುಪಡಿಸತಕ್ಕದ್ದು."

7. 25ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 25ನೇ ಪ್ರಕರಣದ (2)ನೇ ಉಪಪ್ರಕರಣದ (ಸಿ) ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(ಡಿ) ಸಂಯುಕ್ತ ಸಹಕಾರಿಯು ನೀಡಿದ ಆದೇಶ ಅಥವಾ ನಿರ್ದೇಶನ ಉಲ್ಲಂಘಿಸಿದರೆ ಅಥವಾ ಯಾವುದೇ ಅರೆ-ನ್ಯಾಯಿಕ ಪ್ರಾಧಿಕಾರದ ಅಥವಾ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದರೆ;

(ಇ) ಸಂಯುಕ್ತ ಸಹಕಾರಿಯ ಪೂರ್ವಾನುಮೋದನೆಯನ್ನು ಪಡೆಯದೆ ಶಾಖೆಗಳನ್ನು ತೆರೆದರೆ."

8. 25ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 25ನೇ ಪ್ರಕರಣದ ತರುವಾಯ, ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"25ಎ. ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ನಿರ್ಣಯ.- (1) ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಆ ಪದಾಧಿಕಾರಿ ಪದವನ್ನು ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ತರುವಾಯ ಮಾತ್ರ ಮಂಡಿಸತಕ್ಕದ್ದು. ಒಂದು ವೇಳೆ ಅವಿಶ್ವಾಸ ನಿರ್ಣಯಕ್ಕೆ ಒಮ್ಮೆ ಸೋಲುಂಟಾದಲ್ಲಿ ಹೊಸ ಅವಿಶ್ವಾಸ ನಿರ್ಣಯವನ್ನು ಮುಂದಿನ ಒಂದು ವರ್ಷದ ಅವಧಿಯವರೆಗೆ ಮಂಡಿಸತಕ್ಕದ್ದಲ್ಲ. ಸಂಬಂಧಪಟ್ಟ ಸಹಕಾರಿಯ ಮೂರನೇ ಒಂದರಷ್ಟು ಚುನಾಯಿತ ಆಡಳಿತ ಮಂಡಳಿ ಸದಸ್ಯರಿಂದ ಕೋರಿಕೆ ಸಲ್ಲಿಕೆಯಾಗದಿದ್ದಲ್ಲಿ ಅಂಥ ಅವಿಶ್ವಾಸ ನಿರ್ಣಯವನ್ನು ಮಂಡಿಸತಕ್ಕದ್ದಲ್ಲ.

(2) ಸಹಕಾರಿಯ ಪದಾಧಿಕಾರಿಯ ವಿಶ್ವಾಸವನ್ನು ಕೋರಿ ವ್ಯಕ್ತಪಡಿಸಿದ ನಿರ್ಣಯವನ್ನು ಸಹಕಾರಿಯು ಆ ಉದ್ದೇಶಕ್ಕಾಗಿ ನಡೆಸಿದ ವಿಶೇಷ ಸಭೆಯಲ್ಲಿ ಚುನಾಯಿತ ನಿರ್ದೇಶಕರ ಒಟ್ಟು ಸಂಖ್ಯೆಯ ಮೂರನೇ ಎರಡರಷ್ಟು ಬಹುಮತದ ಮೂಲಕ ಅಂಗೀಕರಿಸಿದಲ್ಲಿ, ಆತನು ತನ್ನ ಪದವನ್ನು ತ್ಯಜಿಸಿದ್ದಾನೆಂದು ಭಾವಿಸತಕ್ಕದ್ದು.

(3) ಅವಿಶ್ವಾಸ ನಿರ್ಣಯಕ್ಕಾಗಿನ ಕಾರ್ಯವಿಧಾನವು ನಿಯಮಿಸಬಹುದಾದಂತೆ ಇರತಕ್ಕದ್ದು"

9. 38ಬಿ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 38ಎ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"38ಬಿ. ಪುಸ್ತಕಗಳನ್ನು ಮತ್ತು ಸ್ವತ್ತನ್ನು ವಶಪಡಿಸಿಕೊಳ್ಳುವ ಅಧಿಕಾರ.- 33ನೇ ಪ್ರಕರಣದ ಅಡಿಯಲ್ಲಿ ಲೆಕ್ಕಪರಿಶೋಧನೆಯನ್ನು, 35ನೇ ಪ್ರಕರಣದ ಅಡಿಯಲ್ಲಿ ವಿಚಾರಣೆಯನ್ನು ಅಥವಾ ಪರಿವೀಕ್ಷಣೆಯನ್ನು ನಡೆಸುವ ಯಾವೊಬ್ಬ ಅಧಿಕಾರಿಗೆ ಅಥವಾ ವ್ಯಕ್ತಿಗೆ ಲೆಕ್ಕಪರಿಶೋಧನೆಯ, ವಿಚಾರಣೆಯ ಅಥವಾ ಪರಿವೀಕ್ಷಣೆಯ ಅವಧಿಯಲ್ಲಿ ತನ್ನ ಗಮನಕ್ಕೆ ಬಂದ ಯಾವುದೇ ನ್ಯೂನತೆ ಅಥವಾ ಅಕ್ರಮಗಳನ್ನು ರುಜುವಾತುಪಡಿಸುವುದಕ್ಕೆ ಸಂಬಂಧಿಸಿದಂತೆ ಅಗತ್ಯವೆಂದು ಅಂಥ ಅಧಿಕಾರಿಯು ಅಥವಾ ವ್ಯಕ್ತಿಯು ಭಾವಿಸಬಹುದಾದಂಥ ಯಾವುದೇ ಸಾಕ್ಷ್ಯವನ್ನು ನಾಶಪಡಿಸುವ ಅಥವಾ ಅಳಿಸುವ ಅಥವಾ ಬದಲಾಯಿಸುವ ಅಥವಾ ಕೈ ಚಳಕ ಮಾಡುವ ದೃಷ್ಟಿಯಿಂದ ಸಹಕಾರಿಯ ಯಾವುದೇ ಪುಸ್ತಕಗಳನ್ನು ಅಥವಾ ಇತರ ಸ್ವತ್ತುಗಳನ್ನು ಕೆಡಿಸಲಾಗಿದೆ ಎಂದು ಅಥವಾ ಅವುಗಳನ್ನು ಸಂಘದಲ್ಲಿ ಉಳಿಯಗೊಟ್ಟರೆ ಹಾಗೆ ಕೆಡಿಸುವ ಸಂಭವವಿದೆಯೆಂದು ನಂಬಲು ಕಾರಣವಿದ್ದರೆ, ರಿಜಿಸ್ಟ್ರಾರನು ವಿಶೇಷ ಆದೇಶ ಹೊರಡಿಸುವ ಮೂಲಕ, ನಿಯಮಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಅವಧಿಯವರೆಗೆ ಅಂಥ ಪುಸ್ತಕಗಳನ್ನು ಅಥವಾ ಸ್ವತ್ತನ್ನು ಜಪ್ತಿ ಮಾಡಲು ಮತ್ತು ಸ್ವಾಧೀನಕ್ಕೆ ತೆಗೆದುಕೊಳ್ಳಲು ಅಂಥ ಅಧಿಕಾರಿಗೆ ಅಧಿಕಾರವನ್ನು ನೀಡತಕ್ಕದ್ದು."

10. 48ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 48ನೇ ಪ್ರಕರಣದಲ್ಲಿ (2)ನೇ ಉಪಪ್ರಕರಣದ "ತಾನಾಗಿಯೇ" ಎಂಬ ಪದದ ತರುವಾಯ "ಅಥವಾ ಸಂಯುಕ್ತ ಸಹಕಾರಿಯ ಶಿಫಾರಸ್ಸಿನ ಮೇರೆಗೆ" ಎಂಬ ಪದಗಳನ್ನು ಸೇರಿಸತಕ್ಕದ್ದು.

11. 49ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 49ನೇ ಪ್ರಕರಣದಲ್ಲಿ (1)ನೇ ಉಪಪ್ರಕರಣದಲ್ಲಿ "ಪ್ರತಿಯೊಬ್ಬ ಸಾಲಿಗೆ ತಿಳಿಸತಕ್ಕದ್ದು." ಎಂಬ ಪದಗಳು ಮತ್ತು ಪೂರ್ಣ ವಿರಾಮಚಿಹ್ನೆಯ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಈ ರೀತಿ ನೇಮಕಗೊಂಡ ಸಮಾಪಕರು ಸಹಕಾರಿಯ ಪ್ರಭಾರ ವಹಿಸಿಕೊಂಡು ಆಸ್ತಿ ಜವಾಬ್ದಾರಿಗಳನ್ನು ಪಟ್ಟಿಮಾಡಿ ರಿಜಿಸ್ಟ್ರಾರನಿಂದ ಆದ್ಯತಾ ಪಟ್ಟಿಗೆ ಅನುಮೋದನೆಯನ್ನು ಪಡೆಯತಕ್ಕದ್ದು ಮತ್ತು ಅಂಥ ಅನುಮೋದನೆಯ ನಂತರವೇ ಸಮಾಪನಾ ಪ್ರಕ್ರಿಯೆಯನ್ನು ಆರಂಭಿಸತಕ್ಕದ್ದು."

12. 52ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 52ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"52ಎ. ಹೆಚ್ಚುವರಿ ನಿಧಿ, ಠೇವಣಿಗಳು ಮತ್ತು ಆಸ್ತಿಗಳ ವರ್ಗಾವಣೆ.- ಸಮಾಪನಾ ಪ್ರಕ್ರಿಯೆ ಪೂರ್ಣಗೊಂಡ ತರುವಾಯ, ಸಹಕಾರಿಯಲ್ಲಿ ಹೆಚ್ಚುವರಿ ನಿಧಿಗಳು, ಠೇವಣಿಗಳು, ಚರ ಅಥವಾ ಸ್ಥಿರಾಸ್ತಿಗಳು ಉಳಿದಲ್ಲಿ, ಅಂಥ ನಿಧಿಗಳನ್ನು ಅಥವಾ ಆಸ್ತಿಗಳನ್ನು ಸೌಹಾರ್ದ ಸಹಕಾರಿಗಳ ಅಭಿವೃದ್ಧಿ ನಿಧಿಗೆ ರಿಜಿಸ್ಟ್ರಾರನ ಅನುಮೋದನೆಯೊಂದಿಗೆ ವರ್ಗಾಯಿಸತಕ್ಕದ್ದು. ಅಂಥ ನಿಧಿಯ ಸ್ಥಾಪನೆ, ಅಭಿವೃದ್ಧಿ, ವ್ಯವಸ್ಥಾಪನೆ ಮತ್ತು ಬಳಕೆಯ ವಿಧಾನವು ನಿಯಮಿಸಬಹುದಾದಂತೆ ಇರತಕ್ಕದ್ದು."

13. 69ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 69ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“69ಎ. ಅಪರಾಧಗಳ ಕುರಿತು ದೂರು.- ರಿಜಿಸ್ಟ್ರಾರನ ಅನುಮೋದನೆಯ ಹೊರತಾಗಿ 68ನೇ ಪ್ರಕರಣದ ಅಡಿಯಲ್ಲಿ ಯಾವುದೇ ದೂರನ್ನು ಹೂಡತಕ್ಕದ್ದಲ್ಲ:

ಪರಂತು, ಸಹಕಾರಿಯ ಲೆಕ್ಕಪರಿಶೋಧನೆಯ, ವಿಚಾರಣೆಯ ಅಥವಾ ಪರಿವೀಕ್ಷಣೆಯ ಅಥವಾ ಸಹಕಾರಿಯ ಸಾಮಾನ್ಯ ವ್ಯವಹಾರದಲ್ಲಿ ಪತ್ತೆಯಾದ ಸಹಕಾರಿಯ ನಿಧಿಗಳ ದುರುಪಯೋಗದ ಅಥವಾ ದುರ್ವಿನಿಯೋಗಗಳ ಆರೋಪಗಳ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ದೂರುಗಳನ್ನು ದಾಖಲು ಮಾಡುವ ಮೊದಲು ರಿಜಿಸ್ಟ್ರಾರನಿಂದ ಅನುಮೋದನೆ ಪಡೆಯುವುದು ಅಗತ್ಯವಿರತಕ್ಕದ್ದಲ್ಲ.

69ಬಿ. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲಾಗಿದೆ ಎಂದು ತಾತ್ಪರ್ಯವಾಗುವ ಯಾವುದೇ ಕಾರ್ಯದ ಸಂಬಂಧದಲ್ಲಿ ರಿಜಿಸ್ಟ್ರಾರನ ಅಥವಾ ಆತನ ಅಧೀನದಲ್ಲಿರುವ ಅಥವಾ ಆತನ ಪ್ರಾಧಿಕಾರದ ಮೇಲೆ ಕೆಲಸ ಮಾಡುವ ಯಾವೊಬ್ಬ ವ್ಯಕ್ತಿಯ ವಿರುದ್ಧ ಅಥವಾ ಸಹಕಾರ ಲೆಕ್ಕಪರಿಶೋಧನಾ ನಿರ್ದೇಶಕನ ಅಥವಾ ಆತನಿಂದ ಅಧಿಕೃತನಾಗಿ ಕಾರ್ಯನಿರ್ವಹಿಸುತ್ತಿರುವ ಇತರ ಯಾವೊಬ್ಬ ಅಧೀನ ಅಧಿಕಾರಿಯ ವಿರುದ್ಧ ಅಥವಾ ಸಹಕಾರಿಯ ಹೊಸ ಮಂಡಲಿಯ ವಿರುದ್ಧ ಅಥವಾ 38ನೇ ಪ್ರಕರಣದ ಅಡಿಯಲ್ಲಿ ನೇಮಿಸಲಾದ ಆಡಳಿತಗಾರನ ಅಥವಾ 38ಎ ಪ್ರಕರಣದ ಅಡಿಯಲ್ಲಿ ನೇಮಿಸಲಾದ ವಿಶೇಷಾಧಿಕಾರಿಯ ವಿರುದ್ಧ ಯಾವುದೇ ದಾವೆ, ಪ್ರಾಸಿಕ್ಯೂಷನ್ ಅಥವಾ ಇತರ ಕಾನೂನು ವ್ಯವಹರಣೆಗಳನ್ನು ಹೂಡಲು ಅವಕಾಶವಿರತಕ್ಕದ್ದಲ್ಲ.”

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ದ್ವಾರಕನಾಥ್ ಬಾಬು
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳ ಇಲಾಖೆ



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಸೋಮವಾರ, ಆಗಸ್ಟ್ ೧, ೨೦೧೬ (ಶ್ರಾವಣ ೧೦, ಶಕ ವರ್ಷ ೧೯೩೮) Bengaluru, Monday, August 1, 2016 (Shravana 10, Shaka Varsha 1938)	ನಂ. ೯೮೩ No. 983
---------------------	--	--------------------

PARLIAMENTARY AFFAIRS SECRETARIAT

NOTIFICATION

NO. SAMVYASHAE 34 SHASANA 2016, Bengaluru, dated:01.08.2016.

Ordered that the translation of ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:26) in the English language, be published as authorised by the Governor of Karnataka under clause (3) of Article 348 of the constitution of India in the Karnataka Gazette for general information.

The following translation of ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ:26) in the English language is published in the Official Gazette under the authority of the Governor of Karnataka under clause (3) of Article 348 of the Constitution of India shall be deemed to be the authoritative text thereof in English language.

KARNATAKA ACT NO. 26 OF 2016

(First Published in the Karnataka Gazette Extra-ordinary on the First day of August, 2016)

THE KARNATAKA SOUHARDA SAHAKARI (AMENDMENT) ACT, 2016

(Received the assent of the Governor on the Twenty ninth day of July, 2016)

An Act further to amend the Karnataka Souharda Sahakari Act, 1997.

Whereas, it is expedient further to amend the Karnataka Souharda Sahakari Act, 1997 (Karnataka Act 17 of 2000);

Be it enacted by the Karnataka State legislature in the sixty seventh year of the republic of India, as follows:-

1. Short title and Commencement.- (1) This Act may be called the Karnataka Souharda Sahakari (Amendment) Act, 2016.

(2) It shall come into force on such date as the State Government may by notification in the Official Gazette appoint.

2. Amendment of section 15.- In the Karnataka Souharda Sahakari Act, 1997 (Karnataka Act 17 of 2000) (hereinafter referred to as the principal Act) in section 15, in sub-section (1), after the proviso, the following shall be inserted, namely:-

"Provided further that, subject to such rules as may be prescribed, no co-operative shall promote or invest in subsidiary organizations without prior approval of the registrar."

3. Amendment of section 18.- In section 18 of the principal Act, for clause (a), the following shall be substituted, namely:-

"(a) in any of the securities approved by the Government; or"

4. Amendment of section 21A.- In section 21A of the principal Act, sub-section (1), after clause(b), the following shall be inserted, namely:-

"(c) or a recognized self-help group which do not have Government aid" shall be inserted.

5. Amendment of section 21B.- In section 21B of the principal Act, in sub-section (1), for the proviso, the following shall be substituted, namely:-

"Provided that other than employees co-operatives number of associate members shall not exceed fifteen percent of the total members."

6. Amendment of section 24.- In section 24 of the Principal Act,-

(i) for the word "eleven" the word "thirteen" shall be substituted;

(ii) for sub-section (1), the following shall be substituted, namely:-

"(1) in case of a primary co-operative and a secondary co-operative whose area of operation extends to,-

(a) a part of taluk, thirteen members;

(b) whole of taluk, fifteen members;

(c) beyond a taluk, seventeen members;

(d) in the case of a union co-operative, nineteen members

(e) in the case of an apex co-operative including the federal co-operative, twenty one members.

Provided that one seat shall be reserved in favour of members belonging to the scheduled castes and one seat for the members belonging to the scheduled tribes, two seats shall be reserved in favour of women members and two seats shall be reserved in favour of members belonging to backward classes as may be notified by the State Government, on the board of every co-operative consisting of individuals as members and having members from such class or category of persons.

Provided further that every co-operative shall co-opt persons having experience in the field of banking, management, finance or specialization in any other field relating to the objects and activities undertaken by the co-operative, as members of the board of such co-operative and such co-opted members shall not have the right to vote in any election of the co-operative in their capacity as such member or to be eligible to be elected as office bearers of the board.

Provided also that the number of such co-opted members shall not exceed two in addition to twenty one directors specified in sub-section (1).

Provided also that not more than three functional directors if necessary of a cooperative shall also be the members of the board and such members shall be excluded for the purpose of counting the total number of directors specified in the sub-section (1)."

7. Amendment of section 25.- In section 25 of the principal Act, in sub-section (2) after clause (c) the following shall be inserted, namely:-

"(d) have violated the order or direction of the Federal Cooperative or violated any order of quasi-judicial authority or court;

(e) have opened branches without prior approval of the Federal Cooperative."

8. Insertion of new section 25A.- After section 25 of the principal Act, the following shall be inserted, namely:-

"25A. Motion of no-confidence against office-bearer: (1) A motion of no-confidence against an office bearer may be moved only after two years of his assumption of office. In case, the motion of no-confidence is once defeated, a fresh motion shall not be introduced within one year thereafter. No motion of no-confidence shall be moved unless there is a request from not less than one-third of the elected members of the Board of a co-operative concerned.

(2) An office bearer of a co-operative shall be deemed to have vacated his office forthwith, if a resolution expressing want of confidence in him is passed by a majority of two third of the total number of elected directors of a co-operative at a meeting specially convened for the purpose.

(3) The procedure for no-confidence motion shall be such as may be prescribed.”

9. Insertion of new section 38B.- After section 38A of the Principal Act, the following shall be inserted, namely:-

"38B. Power to seize books and property.- If any officer or person conducting audit under section 33, inquiry under section 35, or inspection, has reason to believe that any books or other property of the co-operative have tampered with or are likely to be tampered with, if left with the co-operative with a view to eliminate or efface or change or manipulate any evidence which may be deemed necessary by such officer or person in connection with the proof of any defect or irregularities noticed by him during the course of audit, inquiry or inspection, the Registrar by issuing a special order empower such officer to seize and impound such books or property in such manner and for such period as may be prescribed."

10. Amendment of section 48.- In section 48 of the Principal Act, in sub-section (2), in the hanging paragraph, after the words "he may suo moto" the words "or on the recommendation of the federal co-operative." shall be inserted.

11. Amendment of section 49.- In section 49 of the Principal Act, in sub-section (1) after the words "creditor of co-operative" the following shall be inserted, namely:-

"the Liquidator, as so appointed, shall take the charge and enlist the asset and liabilities of the co-operative and obtain approval for the priority list from the Registrar and shall commence the liquidation process after such approval only."

12. Insertion of new section 52A.- After section 52 of the Principal Act, the following shall be inserted, namely:-

"52A Transfer of surplus funds, deposits and assets.- After completion of the liquidation process, if any surplus funds, deposits, movable or immovable assets remains, such funds or assets shall be transferred to the souharda co-operatives development fund with the approval of the Registrar. The establishment, custody, management and utilisation of such fund shall be such as may be prescribed."

13. Insertion of new section 69A.- After section 69 of the Principal Act, the following shall be inserted, namely:-

"69A. Complaint regarding offences:- No complaint regarding offences under section 68 shall be instituted unless it is approved by the Registrar.

Provided that no approval of the Registrar shall be necessary for filing criminal complaint against the delinquents for alleged misappropriation or embezzlement of funds of a co-operative detected during course of audit, enquiry or inspection or in the normal course of business of a co-operative.

69B. Protection of action taken in good faith.- No suit, prosecution or other legal proceedings shall lie against the Registrar or any person subordinate to him or acting on his authority or the Director of co-operative Audit or any other person subordinate to him acting on his authority or against the new Board of the co-operative or the administrator appointed under section 38 or the Special Officer appointed under section 38A in respect of anything done in good faith or purporting to have been done under this Act."

The above translation of ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಅಧಿನಿಯಮ, 2016 (2016ರ ಕರ್ನಾಟಕ ಅಧಿನಿಯಮ ಸಂಖ್ಯೆ: 26) be published in the official Gazette under clause (3) of Article 348 of the Constitution of India.

VAJUBHAI VALA
GOVERNOR OF KARNATAKA

By Order and in the name of the Governor of Karnataka,

K.DWARAKANATH BABU
Secretary to Government
Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಸೋಮವಾರ, ಆಗಸ್ಟ್ ೧, ೨೦೧೬ (ಶ್ರಾವಣ ೧೦, ಶಕ ವರ್ಷ ೧೯೩೮) Bengaluru, Monday, August 1, 2016 (Shravana 10, Shaka Varsha 1938)	ನಂ. ೯೮೪ No. 984
---------------------	--	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯೆ 56 ಶಾಸನ 2015, ಬೆಂಗಳೂರು, ದಿನಾಂಕ:01.08.2016.

The Bangalore water supply and sewerage (Amendment) Bill, 2016 ಕ್ಕೆ 2016ರ ಜುಲೈ ತಿಂಗಳ 29ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2016ರ ಕರ್ನಾಟಕ ಅಧಿನಿಯಮ ಸಂಖ್ಯೆ: 25 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO 25 OF 2016

(First Published in the Karnataka Gazette Extra-ordinary on the First day of August, 2016)

THE BANGALORE WATER SUPPLY AND SEWERAGE (AMENDMENT) ACT, 2016

(Received the assent of the Governor on the Twenty Ninth day of July, 2016)

An Act further to amend the Bangalore Water Supply and Sewerage Act, 1964.

Whereas, it is expedient further to amend the Bangalore Water Supply and Sewerage Act, 1964 (Karnataka Act 36 of 1964) for the purposes hereinafter appearing;

Be it enacted by the Karnataka State Legislature in the sixty-seventh year of the Republic of India as follows:-

1. Short title and commencement.- (1) This Act may be called the Bangalore Water Supply and Sewerage (Amendment) Act, 2016.

(2) It shall come into force at once.

2. Amendment of section 72-A.- In the Bangalore Water Supply and Sewerage Act, 1964 (Karnataka Act 36 of 1964) in Section 72-A, for the figures and words "2400 square feet" the figures and words "216 square meters" and for the figures and words "1200 square feet" the figures and words "108 square meters" shall be respectively, substituted.

By Order and in the name of the Governor of Karnataka,

K. DWARAKANATH BABU

Secretary to Government

Department of Parliamentary Affairs



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಸೋಮವಾರ, ಆಗಸ್ಟ್ ೧, ೨೦೧೬ (ಶ್ರಾವಣ ೧೦, ಶಕ ವರ್ಷ ೧೯೩೮) Bengaluru, Monday, August 1, 2016 (Shravana 10, Shaka Varsha 1938)	ನಂ. ೯೮೫ No. 985
---------------------	--	--------------------

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಗ್ರಾಅಪ:388:ಗ್ರಾಪಂಕಾ:2016, ಬೆಂಗಳೂರು, ದಿನಾಂಕ: 27.07.2016.

ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಸರ್ಕಾರ ಶಾಖೆ) (ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1) (ವಿಶೇಷ) ನಿಯಮಗಳು, 2014 ರ ಅಡಿಯಲ್ಲಿ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಹುದ್ದೆಗಳ ನೇರ ನೇಮಕಾತಿಗಾಗಿ ಸರ್ಕಾರದ ಅಧಿಸೂಚನೆ ಸಂಖ್ಯೆ ಗ್ರಾಅಪ 40 ಗ್ರಾಪಂಕಾ 2015, ದಿನಾಂಕ: 04-03-2016 ರಲ್ಲಿ ರಚಿಸಿರುವ ವಿಶೇಷ ಆಯ್ಕೆ ಸಮಿತಿಯ ಅಧಿಕಾರಿಗಳ ಪೈಕಿ ಕ್ರಮ ಸಂಖ್ಯೆ (vii)ನ್ನು ಈ ಕೆಳಕಂಡಂತೆ ಮಾರ್ಪಡಿಸಿದೆ.

(vii)	ನಿರ್ದೇಶಕರು(ಪಂ.ರಾಜ್-1), ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.	- ಸದಸ್ಯ ಕಾರ್ಯದರ್ಶಿಗಳು
-------	--	--------------------------

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಟಿ.ವಿ. ಅರುಣ್ ಕುಮಾರ್

ಉಪನಿರ್ದೇಶಕರು ಹಾಗೂ ಪದನಿಮಿತ್ತ

ಸರ್ಕಾರದ ಅಧೀನ ಕಾರ್ಯದರ್ಶಿ,

ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಜಿಲ್ಲಾ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಮಂಗಳವಾರ, ಆಗಸ್ಟ್ ೨, ೨೦೧೬ (ಶ್ರಾವಣ ೧೧, ಶಕ ವರ್ಷ ೧೯೩೮) Bengaluru, Tuesday, August 2, 2016 (Shravana 11, Shaka Varsha 1938)	ನಂ. ೯೮೬ No. 986
---------------------	--	--------------------

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಗ್ರಾಅಪ 75 ಜಿಪಸ 2016, ಬೆಂಗಳೂರು ದಿನಾಂಕ: 30.07.2016

ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಂಬಳ ಮತ್ತು ಭತ್ಯೆಗಳು) (ತಿದ್ದುಪಡಿ) ನಿಯಮಗಳು 2016.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ, ಪ್ರಕರಣ 178 ರೊಡನೆ ಓದಿಕೊಂಡಂತೆ ಪ್ರಕರಣ 311 ರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಪಂಚಾಯತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸಂಬಳ ಮತ್ತು ಭತ್ಯೆಗಳು) ನಿಯಮಗಳು, 1995 ನ್ನು ಮತ್ತಷ್ಟು ತಿದ್ದುಪಡಿ ಮಾಡಲು, ಈ ಕೆಳಕಂಡ ಕರಡು ತಿದ್ದುಪಡಿ ನಿಯಮಗಳನ್ನು ಸದರಿ ಅಧಿನಿಯಮದ 311ನೇ ಪ್ರಕರಣದ, ಉಪ ಪ್ರಕರಣ (1)ರ ಅಡಿಯಲ್ಲಿ ಅಗತ್ಯಪಡಿಸಲಾದಂತೆ, ಅದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ನಿಯಮಗಳ ಕರಡನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗದೆಂದು ಈ ಮೂಲಕ ಸೂಚಿಸಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವುದಕ್ಕೆ ಮೊದಲು ಕರಡು ನಿಯಮಗಳಿಗೆ ಸಂಬಂಧಿಸಿದಂತೆ, ಯಾವೊಬ್ಬ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುವುದು, ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3ನೇ ಹಂತ, 3ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ:ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಕಳುಹಿಸಬಹುದಾಗಿದೆ.

ಕರಡು ನಿಯಮಗಳು

1. ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಂಬಳ ಮತ್ತು ಭತ್ಯೆಗಳು) (ತಿದ್ದುಪಡಿ) ನಿಯಮಗಳು, 2016 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಿತವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 2 ರ ತಿದ್ದುಪಡಿ:- ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಂಬಳ ಮತ್ತು ಭತ್ಯೆಗಳು) ನಿಯಮಗಳು 1995 (ಇಲ್ಲಿ ಇನ್ನು ಮುಂದೆ ಮೂಲ ನಿಯಮಗಳು ಎಂದು ಉಲ್ಲೇಖಿತವಾಗಿದೆ) ನಿಯಮ 2 ರಲ್ಲಿ, ಖಂಡ (ಎ)ಯ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಅಂದರೆ,-

“(ಎ)” “ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993, (1993 ರ ಕರ್ನಾಟಕ ಅಧಿನಿಯಮ 14).”

3. ನಿಯಮ 3 ರ ತಿದ್ದುಪಡಿ:- ಮೂಲ ನಿಯಮಗಳ, ನಿಯಮ 3 ರ, ಉಪನಿಯಮ (1)ರಲ್ಲಿ “ಎರಡು ಸಾವಿರದ ಎರಡು ನೂರಾ ಐವತ್ತು ರೂಪಾಯಿಗಳ ಸಂಚಿತ” ಎಂಬ ಪದಗಳಿಗೆ “ಮೂವತ್ತೈದು ಸಾವಿರ ರೂಪಾಯಿಗಳು” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

4. ನಿಯಮ 4 ರ ತಿದ್ದುಪಡಿ:- ಮೂಲ ನಿಯಮಗಳ ನಿಯಮ 4 ರ ಕೋಷ್ಟಕದಲ್ಲಿ,-

- (ಎ) ಕ್ರಮ ಸಂಖ್ಯೆ (i)ಕ್ಕೆ ಸಂಬಂಧಿಸಿದ ನಮೂದುಗಳಲ್ಲಿ (2)ನೇ ಕಾಲದಲ್ಲಿ “5000.00” ಎಂಬ ಸಂಖ್ಯೆಗಳಿಗೆ “ಮಾಸಿಕ 20,000.00” ಎಂಬ ಪದ ಮತ್ತು ಸಂಖ್ಯೆಗಳನ್ನು ಪ್ರತಿಯೋಜಿಸತಕ್ಕದ್ದು;
- (ಬಿ) ಕ್ರಮ ಸಂಖ್ಯೆ (ii)ಕ್ಕೆ ಸಂಬಂಧಿಸಿದ ನಮೂದುಗಳಲ್ಲಿ (2)ನೇ ಕಾಲದಲ್ಲಿ “4000.00” ಎಂಬ ಅಂಕಿಗಳಿಗೆ “ಮಾಸಿಕ ರೂ.15,000.00” ಎಂಬ ಪದ ಮತ್ತು ಸಂಖ್ಯೆಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು
- (ಸಿ) ಕ್ರಮ ಸಂಖ್ಯೆ (iii)ಕ್ಕೆ ಸಂಬಂಧಿಸಿದ ನಮೂದುಗಳಲ್ಲಿ (2)ನೇ ಕಾಲದಲ್ಲಿ “3000.00” ಎಂಬ ಸಂಖ್ಯೆಗಳಿಗೆ “ಮಾಸಿಕ ರೂ.15,000.00” ಎಂಬ ಪದ ಮತ್ತು ಸಂಖ್ಯೆಗಳನ್ನು ಪ್ರತಿಯೋಜಿಸತಕ್ಕದ್ದು.

5. ನಿಯಮ 5 ರ ತಿದ್ದುಪಡಿ:- ಮೂಲ ನಿಯಮಗಳ ನಿಯಮ 5ಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"5. ವಾಹನ ಸೌಕರ್ಯ:- (1) ಅಧ್ಯಕ್ಷರಿಗೆ ಚಾಲಕನ ಸಹಿತವಾದ ಸರ್ಕಾರಿ ಕಾರನ್ನು ಮತ್ತು 550 ಲೀಟರಿಗೆ ಸಮಾನವಾದ ಇಂಧನ ಭತ್ಯೆಯನ್ನು ಒದಗಿಸತಕ್ಕದ್ದು.

(2) ಉಪಾಧ್ಯಕ್ಷರಿಗೆ ಚಾಲಕ ಸಹಿತವಾದ ಸರ್ಕಾರಿ ಕಾರನ್ನು ಒದಗಿಸತಕ್ಕದ್ದು."

6. ನಿಯಮ 6 ರ ತಿದ್ದುಪಡಿ:- ಮೂಲ ನಿಯಮಗಳ, ನಿಯಮ 6 ರ ಉಪನಿಯಮ (1)ರ ಬದಲಾಗಿ ಈ ಕೆಳಕಂಡ ಉಪನಿಯಮವನ್ನು ಪ್ರತಿಯೋಜಿಸತಕ್ಕದ್ದು. ಅಂದರೆ,-

"(1) ಅಧ್ಯಕ್ಷರು ಕರ್ನಾಟಕ ಸಚಿವರುಗಳ ವೇತನ ಮತ್ತು ಭತ್ಯೆಗಳ ಅಧಿನಿಯಮ ಮತ್ತು ಅದರಡಿಯಲ್ಲಿ ರಚಿಸಲಾದ ನಿಯಮಗಳನ್ವಯ ರಾಜ್ಯ ಸಚಿವರಿಗೆ ನೀಡಲಾಗುವ ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆ ಪಡೆಯಲು ಅರ್ಹರಿರುತ್ತಾರೆ.

(1ಎ) ಉಪಾಧ್ಯಕ್ಷರು ತಮ್ಮ ಕಾರ್ಯ ನಿರ್ವಹಿಸುವ ಸಲುವಾಗಿ “ಎ” ಗುಂಪಿಗೆ ಸೇರಿದ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗೆ ಅನುಮತಿಸತಕ್ಕಂಥ ದರಗಳಲ್ಲಿ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಗಳನ್ನು ಕಾಲಕಾಲಕ್ಕೆ ಪಡೆಯಲು ಅರ್ಹವುಳ್ಳವರಿರುತ್ತಾರೆ".

7. ನಿಯಮ 8 ರ ತಿದ್ದುಪಡಿ:- ಮೂಲ ನಿಯಮಗಳ, ನಿಯಮ 8ಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"8. ಅತಿಥಿ ಭತ್ಯೆ:- ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಅನುಕ್ರಮವಾಗಿ ವಾರ್ಷಿಕ ಎರಡು ಲಕ್ಷ ರೂಪಾಯಿಗಳು ಮತ್ತು ಒಂಭತ್ತು ಸಾವಿರದ ಆರುನೂರು ರೂಪಾಯಿಗಳ ಅತಿಥಿ ಭತ್ಯೆ ಪಡೆಯಲು ಹಕ್ಕುಳ್ಳವರಾಗಿರುತ್ತಾರೆ."

8. ನಿಯಮ 9 ಮತ್ತು 10 ರ ಸೇರ್ಪಡೆ:- ಮೂಲನಿಯಮಗಳ ನಿಯಮ 8ರ ನಂತರ ಈ ಕೆಳಕಂಡ ನಿಯಮಗಳನ್ನು ಸೇರಿಸತಕ್ಕದ್ದು. ಅಂದರೆ,-

"9. ದೂರವಾಣಿ:- ಅಧ್ಯಕ್ಷರ ಅಧಿಕೃತ ಉಪಯೋಗಕ್ಕಾಗಿ ಒಂದು ನಿವಾಸ ದೂರವಾಣಿಯನ್ನು ಅಧ್ಯಕ್ಷರ ಸ್ವಂತ ನಿವಾಸದಲ್ಲಿ ಅಥವಾ ಬಾಡಿಗೆ ಪಡೆದ ನಿವಾಸದಲ್ಲಿ ಒದಗಿಸತಕ್ಕದ್ದು."

10. ವೈದ್ಯಕೀಯ ವೆಚ್ಚ:- ಅಧ್ಯಕ್ಷರು ವೈದ್ಯಕೀಯ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.

ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಎಂ.ಬಿ. ಧೋತ್ರ

ಸರ್ಕಾರದ ಅಧೀನ ಕಾರ್ಯದರ್ಶಿ,

ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಬುಧವಾರ, ಆಗಸ್ಟ್ ೩, ೨೦೧೬ (ಶ್ರಾವಣ ೧೨, ಶಕ ವರ್ಷ ೧೯೩೮) Bengaluru, Wednesday, August 3, 2016 (Shravana 12, Shaka Varsha 1938)	ನಂ. ೯೮೯ No. 989
---------------------	---	--------------------

BANGALORE WATER SUPPLY AND SEWERAGE BOARD

NOTIFICATION

No. BWSSB/C/CAO-S/1747/2016-17, Bengaluru, Dated: 02.08.2016

The draft of the following regulations further to amend the Bangalore Water Supply and Sewerage Board Cadre, Recruitment and Promotion Regulation, 1981 which the Bangalore Water Supply and Sewerage Board, proposes to make in exercise of the powers conferred by section 88 of the Bangalore Water Supply and Sewerage Act, 1964 (Karnataka Act 36 of 1964) with previous approval of the State Government vide UDD 89 MNI 2016 DATED 24-06-2016 is hereby published as required by sub-section (2) of section 88 of the said Act, for the information of all persons likely to be affected thereby and notice is hereby given that the said draft will be taken into consideration after thirty days from the date of its publication in the official gazette.

Any objection or suggestion which may be received by the Board from any person with respect to the said draft before the expiry of the period specified above will be considered by the Board. Objections and suggestions may be addressed to the Chief Administrative Officer cum Secretary, Bangalore Water Supply and Sewerage Board, Cauvery Bhavan, Bengaluru-560009.

DRAFT REGULATION

1. Title & Commencement: (1) These Regulation may be called the BWSSB cadre Recruitment and Promotion (Amendment) Regulation-2016.

(2) It shall comes into force on the date of Publication in the Official Gazette.

2. Amendment to Schedule II of Bangalore Water Supply Sewerage Board Cadre Recruitment & Promotion Regulation 1981 (hereinafter referred to as Regulation) in Schedule II.

(1) For Schedule II Appended to Above Regulation following shall be substituted namely. –

SCHEDULE II
Bangalore water supply & Sewerage Board
Cadre, Recruitment and promotion Regulation 2016

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
1	ENGINEERING Engineer-in-Chief (Rs.66,280-90,630) 01/07/2013 Pay scale		By Promotion from the cadre of Chief Engineer by Selection.	Should have put in a minimum of 4 years service as Chief Engineer.	Government of Karnataka.	
2	Chief Engineer (Rs.55,680-84,630) 01/07/2013 Pay scale	5	By promotion from the cadre of Additional Chief Engineer by Selection OR By deputation from any department of Govt. or undertaking having relevant experience in Public Health Engineering.	For Promotion: Should have put in minimum of 2 years service as Additional Chief Engineer.	Prior approval of the State Government as per Sec. 12 of the Act.	
3.	Additional Chief Engineer (Rs.48,680-80,630) 01/07/2013 Pay scale	8	By Promotion from the cadre of Executive Engineer/ Deputy Chief Engineer. OR By Deputation from any department or undertaking of Govt. having relevant experience preferably in Public Health Engineering from the cadre of Superintending Engineering.	Should have put in a minimum of 4 years service as Executive Engineer and or Deputy Chief Engineer. Provided if no candidates are available then it may be relaxed to 3 years.	Prior approval of the State Government as per Sec. 12 of the Act.	Existing Superintending Engineer Post redesignated as Additional Chief Engineer
4	Executive Engineer Deputy Chief Engineer/ (Rs.46,180-78,630) 01/07/2013 Pay scale	23	By promotion from the cadre of Assistant Executive Engineer on the seniority cum merit OR By Deputation from any department or undertaking of Govt. having relevant experience preferably in Public Health Engineering.	Should have put in a minimum of 4 years service as Asst. Executive Engineer and shall possess degree in Engineering/ Technology or equivalent qualification.	Prior approval of the State Government as per Sec. 12 of the Act.	
5	Assistant Executive Engineer/Technical Assistant/P.A to EE/ (Rs.33,380-71,380) 01/07/2013 Pay scale	81	75% by promotion of Assistant Engineers on the basis of seniority cum merit. 25% by promotion of Assistant Engineers (Diploma Holders) on the basis of Seniority cum merit	Should have put in a minimum of 4 years Service as Asst. Engineer.	Prior approval of the State Government as per Sec. 12 of the Act.	
6	Assistant Engineer Civil, Electrical, Mechanical Structural Environment, computer Science (Rs.29,780-64,680)	179	1/3 by promotion of Junior Engineer on the basis of seniority-candidates are not available such vacancies can be considered for Direct Recruitment.	Should possess 3 years Diploma in Engineer or equivalent qualification with a minimum of 6 years service as	Chairman	

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
	01/07/2013 Pay scale		2/3 by direct recruitment	Junior Engineer in the Board and shall be a Computer literate through passing minimum of six months duration course in Computer basics. 3 years shall be given to acquire Computer qualification from the date of Amendment. Should possess a Degree in Engineering or Technology or equivalent qualification in the respective faculty from a recognized University of the Union or State Govt with two years experience in the field and shall be a Computer literate through Passing minimum of Six months duration course in Computer basics PREFERENCE: a) Possessing qualification.		
7	Junior Engineer (Rs.21,880-55,680) 01/07/2013 Pay scale	57	90% by Direct Recruitment 10% by Promotion from the Ministerial cadre staff (Group C) of the Board possessing requisite qualification.	For Direct Recruitment and for Promotion: a) 3 years Diploma in Engineering. Or Technology or equivalent preferably in Public Health Engineering b) 6 months duration course in Computer Science.	Chairman	
8	Draughtsman (Rs.21,880-55,680) 01/07/2013 Pay scale	4			Chairman	Post stands abolished after the present incumbent retires/ vacates the post
	ADMINISTRATION					
9	Chief Administrative officer and Secretary	1	By deputation of KAS Group 'A' not below the Selection Grade Officer.		Prior approval of the State Government	

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
					as per Sec. 12 of the Act.	
10	Law officer	1	By deputation of a Judicial Officer of the rank of Civil Judge (Senior Division) from the Judicial Department. If no officer is available from the Judicial Dept. Then the services are to be obtained on contract basis.		Chairman	
11	Personnel Manager (Rs.46,180-78,630) 01/07/2013 Pay scale	1	By promotion of Assistant Personnel Manager/Asst. Secretary/Assistant Welfare Officer.	3 Years experience as Assistant Personnel Manager/Asst. Secretary/Assistant welfare officer.	Board	
12	Admn. Officer (Rs.46,180-78,630) 01/07/2013 Pay scale	1	By promotion from the cadre of Asst. Secretary/ Asst. Personnel Manager/Assist welfare officer	3 years service as Asst. Secretary/ Asst. Personnel Manager/Asst. Welfare Officer.	Board	
13	Public Relations Officer	1	On deputation from the Department of Information and Publicity. If no officer is available from the Department of Information and Publicity then the services is to be obtained on contract basis possessing a Degree of recognized university Diploma in Public Relations and or Mass Communication of recognized institution.		Board	
14	Assistant Personnel Manager (Rs.33,380-71,380) 01/07/2013 Pay scale	1	By promotion from the cadre of Sr. Manager/ Suptd on the basis of Seniority cum merit	A Degree of Recognized University with a Diploma in Social Science or Personnel Management and Industrial Relations or Law Graduation should have put in an aggregate service of 6 years as Sr. Manager and Suptd. Or 4 years service as Suptd.	Chairman	
15	Assistant Welfare Officer (Rs.33,380-71,380) 01/07/2013 Pay scale	1	By promotion from the cadre of Sr. Manager/Supt. On the basis of Seniority cum merit	A Degree of Recognized University Social Science or Personnel Management and Industrial Relations or Law	Chairman	

SL. No.	Designation & Scale of pay of the post	No.of posts	Method of Recruitment	Qualification and experience prescribed for the post	Appointing Authority	Remarks
				Graduation should have put in an aggregate service of 6 years as Sr.Manager and Suptd. Or If no eligible candidates are available for promotion, then by deputation of equivalent officer from any department/under taking of Govt.		
16	Assistant Secretary (Rs.33,380-71,380) 01/07/2013 Pay scale	1	By promotion from the cadre of Senior Manager/Supt. On the basis of Seniority cum merit	Graduate of a Recognized University with a Diploma in Business Management or Business Administration or Law. Graduation or Diploma in Secretaryship should have put in an aggregate service of 6 years as Senior Manager and Suptd. Or 4 years service as Suptd. Social Science or Personnel Management and Industrial Relations or Law Graduation should have put in an aggregate service of 6 years as Sr.Manager and Suptd.	Chairman	
17	Senior Manager (Rs.29,780-64,680) 01/07/2013 Pay scale	11	100% promotion from the cadre of Suptd/Revenue Manger.	Should have put in a minimum of 3 years service as Suptd.	Chairman	
18	Superintendent/ Revenue Manager/Estate Officer (Rs.27,980- 61,480) 01/07/2013 Pay scale	45	100% promotion from the cadre of Senior Asst. on the basis of Seniority cum merit	Should have put in a minimum of 3 years service as senior Assistant Provided if no candidates are available then it may be relaxed to 2 years.	Chairman	
19	Superintendent (Public Relations) (Rs.5650-12875) 1998 Pay scale	1	By promotion from the cadre of Senior Assist. on the basis of Seniority cum merit	A Degree of Recognized University with a Diploma in Journalism of Mass	Chairman	

SL. No.	Designation & Scale of pay of the post	No.of posts	Method of Recruitment	Qualification and experience prescribed for the post	Appointing Authority	Remarks
				Communication of recognized institution. Should have put in an aggregate service of years as Sr.Asst and Asst. or 10 years as Asst or 15 years as Jr.Asst.		
20	Personal Secretary to Chairman (Rs.33,380-71,380) 01/07/2013 Pay scale	1	By promotion from the cadre of Senior personal Assistant	Should have put in minimum of 3 years service as Senior Personal Assistant.	Chairman	
21	Senior Personal Assistant (Rs.27,980-61,480) 01/07/2013 Pay scale	04	100% by promotion from the cadre of Junior Personal Assistant	With a minimum of 3 years experience as Junior Personal Assistant. Provided if no candidates are available then it may be relaxed to 2 years.	Chairman	
22	Junior Personal Assistant (Rs.21,880-55,680) 01/07/2013 Pay scale	06	100% by promotion from the cadre of Stenographer on the basis of seniority cum merit	With a minimum of 3 years as Stenographer and ability to carry out the duties of Personal Assistant. Provided if no candidates are available then it may be relaxed 2 years.	Chairman	
23	Stenographer (Rs.19,260-52,880) 01/07/2013 Pay scale	03	33-1/3% by promotion from the cadre of Special Grade Typist cum D.E.O/Typist cum DEO on the basis of Seniority cum merit 66-2/3% by Direct recruitment	For promotion 3 years service as Special Grade Typist cum D E O/ Senior Typist cum D E O/ Typist cum D E O Should have passed Senior grade shorthand and Sr.Grade Typing both in Kannada and English and one year course in Computer Science. By Direct Recruitment Should have passed Senior Grade Shorthand and Sr.Grade Typing in Kannada and English and one year course in Computer Science.	Chairman	

SL. No.	Designation & Scale of pay of the post	No.of posts	Method of Recruitment	Qualification and experience prescribed for the post	Appointing Authority	Remarks
24	Special Grade Typist cum Data Entry Operator (Rs.21,880-55,680) 01/07/2013 Pay scale	10	By promotion of Senior Typist cum Data Entry Operator on the basis of Seniority cum merit.	Should have put in at least 4 years service as Senior Typist cum Data Entry Operator	Chairman	
25	Senior Typist cum Data Entry Operator (Rs.19,260-52,880) 01/07/2013 Pay scale	21	100% by promotion from the cadre of Typist cum Data Entry Operator.	Should have put in at least 3 years service as Typist cum Data Entry Operator	Chairman	
26	Typist cum Data Entry Operator (Rs.15,460-48,680) 01/07/2013 Pay scale	60	1/3 by promotion from the cadre of Class IV Employee on the basis of relative Seniority in the cadre. 2/3 by Direct recruitment	<p>For Promotion: A Pass in SSLC or equivalent examination. Should have passed Sr.Grade Typing examination both in Kannada and English one year duration Course in Computer basics Should have put in a minimum of 5 years service in the Board from the time of entry into Class IV Service in the case of those who had passed SSLC and not less than 5 years service from the date of passing SSLC or equivalent Examination in the case of others of those who has passed</p> <p>A Pass in SSLC or equivalent examination Should have passed Sr.Grade Typing examination both in Kannada and English and should possess a speed of 40 words per minute in English and 35 words per minute in Kannada. Typewriting with passing one year duration course in Computer basics and with some</p>	Chairman	

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
				experience in the line.		
27	Senior Assistant (Rs.21,880-55,680) 01/07/2013 Pay scale	109	100% by promotion of Assistant	Should have put in a minimum of 3 years service as Assistant.	Chairman	
28	Assistant (Rs.19,260-52,880) 01/07/2013 Pay scale	167	2/3 by promotion from the cadre of Junior Assistants on the basis of seniority-cum-merit. 1/3 by direct Recruitment	Should have put in a Minimum of 4 years of Service as Jr.Assistant. Provided if no candidates are available then it may be relaxed to 3 years. A Degree in Arts/Commerce/ Science of a recognized University. One year duration Course in Computer basics.	Chairman	
29.	Junior Assistant (Rs15,460-48,680) 01/07/2013 Pay scale	275	1/3 by promotion from the cadre of Class-IV Employees with not less than 5 years service on the basis of seniority-cum-merit 2/3 by Direct Recruitment	Should have put in a Minimum of 3 years of Service in the cadre of class-IV after passing SSLC or equivalent Examination and one year duration course in Computer basics. A pass in SSLC or equivalent qualification with one year duration course in Computer basics.	Chairman	
	ADMINISTRATION & OTHER CATEGORIES					
30	Senior Jamedar (Rs.17,060-51,480) 01/07/2013 Pay scale	2	100% by promotion from the cadre of Jamedar on seniority-cum-merit basis.	Should have put in 5 years of service as Jamedar.	Chairman	
31	Jamedar (Rs.15,460-48,680) 01/07/2013 Pay scale	4	By promotion from the cadre of Sr.Attender / Senior Watchmen on the basis of seniority-cum-merit. Posts being allocated in the ratio of 1:1 each cadre.	A pass in VII Standard with knowledge of Kannada with 4 years service	Chairman	
32	Senior Attender (Rs13,300-35,180) 01/07/2013 Pay scale	25	By promotion of Junior Attender.	3 years service as Junior Attender.	Chairman	

SL. No.	Designation & Scale of pay of the post	No.of posts	Method of Recruitment	Qualification and experience prescribed for the post	Appointing Authority	Remarks
33	Senior Watchman (Rs.15,460-48,680) 01/07/2013 Pay scale	31	By promotion of Watchman.	Knowledge of Kannada (to read and write) and 3 years Service as Watchman.	Chairman	
34	Jr.Attender (Rs.12,940-34,280) 01/07/2013 Pay scale	161	By Direct Recruitment	Must have passed 7 th Std examination and should be able to read and write in Kannada language.	Chairman	
35	Watchman (Rs.12,940-34,280) 01/07/2013 Pay scale	78	By Direct Recruitment	A pass in VII Standard or equivalent. Home Guards/Territorial Army personnel or Ex-Service Personnel with II Class Army Certificate with good physique preferred.	Chairman	
	STORES AND PURCHASE					
36	Asst.Stores Officer (Rs.33,380-71,380) 01/07/2013 Pay scale	1	Promotion of the cadre of Stores Superintendent.	Must be a graduate and should have put in a minimum of 5 years service as Stores Superintendent.	Chairman	
37	Stores Superintendent (Rs.29,780-64,680) 01/07/2013 Pay scale	10	100% by promotion from the cadre of I Dn. Storekeeper on the basis of Seniority-cum-merit	Should have put in minimum of 3 years of service as FDSK and one year duration course in Computer basics.	Chairman	
38	First Division Storekeeper (Rs.19,260-52,880) 01/07/2013 Pay scale	7	100% by promotion from the cadre of SDSK on the basis of Seniority-cum-merit and one year duration course in Computer science.	5 years service as SDSK.	Chairman	
39	Store keeper II Dn, (Rs.15,460-48,680) 01/07/2013 Pay scale	6	100% be Direct Recruitment.	A pass in SSLC with Certificate course in Material Management of any recognized Institution and one year duration course in Computer basics.	Chairman	
	FINANCE AND ACCOUNTS					
40	Financial Advisor & Chief Accounts Officer	1	By deputation from equivalent rank officer from; Comptroller and Auditor			

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
			General of India from Indian Audit and Accounts Service. OR Controller General of Accounts from Indian Civil Accounts Service.			
41	Accounts Officer (Audit) (Revenue)/(K & P) (Rs.46,180-78,630) 01/07/2013 Pay scale Assistant Controller (Accounts) (Rs.46,180-78,630) 01/07/2013 Pay scale	4	By promotion from the cadre of Assistant Accounts Officers on the basis of seniority-cum-merit OR By deputation of equivalent officer from the office of the Accountant General or from the State Accounts Department if no eligible candidates are available for promotion.	For Promotion: 5 years service as Assistant Accounts Officer with one year duration course in Computer.	Chairman	
42	Assistant Accounts Officer (Accounts) (Audit)/(Revenue) / (K & P) (Rs.33,380-71,380) 01/07/2013 Pay scale	11	By promotion from the cadre of Accounts Superintendent based on Seniority-cum merit	5 years Service as Accounts Superintendent and one year duration Course in Computer.	Chairman	
43	Accounts Superintendent (Rs.29,780-64,680) 01/07/2013 Pay scale	50	By promotion from the cadre of senior Assistant/Assistant/Junior Assistant (Graduate) on the basis of seniority-cum merit.	Should have put in aggregate service of 5 years as SeniorAssistant and Assistant or 6 years service as Assistant or Junior Assistant 10 years service (Graduate) and should have passed SAS in all the three parts and one year duration course in Computer.	Chairman	
	SANITARY & OTHER CATEGOREIS					
44	Senior Sanitary Inspector (Rs.21,880-55,680) 01/07/2013 Pay scale	2	By promotion from the cadre of S.I on the basis of seniority cum merit	A pass in V standard with 3 years experience as Sanitary Inspector	Chairman	
45	Sanitary Inspector (Rs.19,260-52,880) 01/07/2013 Pay scale	5	By promotion from Sanitary Overseer on the basis of seniority cum merit.	A pass in V standard with 3 years experience as a Sanitary Overseer	Chairman	

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
46	Sanitary Overseer (Rs.17,060-51,480) 01/07/2013 Pay scale	22	90% promotion from Sanitary Maistry on seniority 10% promotion on seniority cum merit basis from Sanitary Maistry/Sanitary Worker. If suitable candidate are not available such vacancies can be considered for promotion from the cadre of Sanitary Maistry.	A pass in V standard with 3 years experience as Sanitary Maistry. He should possess good physique, A pass in SSLC Should have put in aggregate service of 6 years as Sanitary maistry and Sanitary worker or 3/4 years service as Sanitary Worker. He should possess good physique.	Chairman	
47	Sanitary Maistry (Rs.15,460-48,680) 01/07/2013 Pay scale	60	100% promotion from Sanitary Worker.	Should possess good physique and a minimum 4 years experience as a Sanitary Worker.	Chairman	
48	Sanitary Worker (Rs.13,300-35,180) 01/07/2013 Pay scale	236	By Direct Recruitment.	Should possess good physique and robust health should be capable of performing the job preferably literate.	Chairman	
49	Senior Dafedar (Rs.15,460-48,680) 01/07/2013 Pay scale	2	100% promotion from Dafedar	Should possess good physique & a minimum 3 years experience as Dafedar.	Chairman	
50	Dafedar (Rs.13,300-35,180) 01/07/2013 Pay scale	1	100% promotion from Sweeper	Should possess good physique & a minimum 4 years experience as Sweeper	Chairman	
51	Sweeper (Rs.12,940-34,280) 01/07/2013 Pay scale	25	By Direct Recruitment	Good physique with sound health literate preferred.	Chairman	
	LABORTORY					
52	Asst. Chemical Examiner (Rs.33,380-71,380) 01/07/2013 Pay scale	1	Promotion from the cadre of Chemist Gr.1 OR By deputation, if no suitable candidates are available for promotion from any department or organization of an officer possessing M.Sc in Organic/analytical/Bio-Chemistry or equivalent. 3 years experience in Analytical Laboratory.	5 years experience as Chemist Gr.1	Chairman	

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
53	Chemist Gr.1 (Rs.27,980-61,480) 01/07/2013 Pay scale	1	Promotion from the cadre of Chemist Gr. 2.	Experience of 3 years as Chemist Gr.2. Provided if no candidates are available then it may be relaxed to 2 years.	Chairman	
54	Chemist Gr. II (Rs.21,880-55,680) 01/07/2013 Pay scale	3	66-2/3% by Direct Recruitment 33-1/3% by Promotion of Laboratory Assistant Grade-I on the basis of seniority cum merit.	For direct recruitment M.Sc.in Organic/Analytical /Bio Chemistry/ equivalent with minimum of 6 months duration course in Computer Science. For Promotion 3 years experience as Laboratory Assistant Grade. Provided if no candidates are available then it may be relaxed to 2 years.	Chairman	
55	Lab Assistant Gr.1 (RS.19,260-52,880) 01/07/2013 Pay scale	5	50% by promotion from the cadre of Lab Asst. Gr-II on the basis of seniority cum merit. 50% by Direct Recruitment.	6 years experience as Lab Asst. Gr.II.Provided if no candidates are available then it may be relaxed to 4 years. A Degree of a recognized University with Chemistry as one of the subjects at the Degree level and with minimum of six months duration course in Computer Science.	Chairman	
56	Lab Assistant Gr.II (Rs.15,460-48,680) 01/07/2013 Pay scale	4	By Direct Recruitment	Pass in PUC with Chemistry as one of the subject of study with Computer knowledge OR SSLC with 3 years experience in Chemical Analytical Laboratory with Computer knowledge	Chairman	

SL. No.	Designation & Scale of pay of the post	No.of posts	Method of Recruitment	Qualification and experience prescribed for the post	Appointing Authority	Remarks
	MAINTENANCE					
57	JE (Operations) (Rs.21,880-55,680) 01/07/2013 Pay scale	12	By promotion from the cadre Senior Operator/Electrician Gr.I in the ratio of 3:1 in each cadre on the basis of seniority cum merit	Should have put in 4 years of experience as Senior Operator /Electrician Gr.I	Chairman	
58	Senior Operator (Rs.19,260-52,880) 01/07/2013 Pay scale	9	By promotion from the cadre of Operator on the basis of seniority cum merit.	Should have put in 10 years experience as Operator Provided if no candidates are available then it may be relaxed to 9 years.	Chairman	
59	Operator (Rs.17,060-51,480) 01/07/2013 Pay scale	45	By recruitment	A pass in SSLC with ITI certificate for having completed two years training and two years experience in the operation and maintenance of pumps	Chairman	
60	Senior Water Inspector (Rs.21,880-55,680) 01/07/2013 Pay scale	17	By promotion from the cadre of Water Inspector on the basis of seniority cum merit.	Should have put in minimum of 3 years of experience as Water Inspector.	Chairman	
61	Water Inspector (Rs.19,260-52,880) 01/07/2013 Pay scale	81	By promotion of Meter Readers on the basis of seniority cum merit	A pass in SSLC or equivalent with 3 years experience as Meter Readers	Chairman	
62	Meter Reader (Rs.15,460-48,680) 01/07/2013 Pay scale	280	90% Direct Recruitment. 10% by promotion from the cadre of Class IV.	A pass in SSLC with 3years experience and passing minimum of six months duration course in Computer Science. A pass in SSLC or equivalent examination. Should have put in a minimum service of 3 years in the cadre of class-IV after passing SSLC or equivalent examination with 6 months duration course in Computer Science.	Chairman	
63	Senior Fitter (Rs.17,060-51,480) 01/07/2013 Pay scale	60	By promotion form the cadre of Fitter.	Should have put in a minimum of 4 years experience as	Chairman	

SL. No.	Designation & Scale of pay of the post	No.of posts	Method of Recruitment	Qualification and experience prescribed for the post	Appointing Authority	Remarks
				Fitter Provided if no candidates are available then it may be relaxed to 3 years.		
64	Fitter (Rs.15,460-48,680) 01/07/2013 Pay scale	140	By promotion from the cadre of Helper based on seniority subject to suit ability.	Should have put in a minimum of 6 years experience as Helper. Provided if no candidates are available then it may be relaxed to 4 years.	Chairman	
65	Helper (Rs.12,940-34,280) 01/07/2013 Pay scale	138	75% by Direct recruitment. 25% Promotion from Junior Helper.	A pass in VII Standard with sound physique with one year experience in the field. Good physique and sound health and should have put in minimum 3 years experience as Junior Helper	Chairman	
66	Junior Helper (Rs.11,500-27,980) 01/07/2013 Pay scale	50	By Direct Recruitment.	A pass in 4 th Std. With good physique and sound health.	Chairman	
67	Electrician Gr. I (Rs.19,260-52,880) 01/07/2013 Pay scale	3	By promotion from Electrician Gr. II on the basis of seniority	Should have put in a Minimum 5 years experience as Electrician Gr.II. Provided if no candidates are available than it may be relaxed to 4 years.	Chairman	
68	Electrician Gr.II (Rs.17,060-51,480) 01/07/2013 Pay scale	10	By Direct Recruitment	A pass in SSLC with ITI Certificate in Electrical and Electronics Trade with one year experience.	Chairman	
69	Senior Telephone Operator (Rs.4,300-10,925) 1998 Pay scale	6	By promotion from the cadre of Telephone Operator on seniority basis.	Should have put in minimum 5 years of experience as Telephone Operator.	Chairman	
70	Telephone Operator (Rs.3,440-10,100) 1998 Pay scale	7	By Direct recruitment.	A pass in SSLC or equivalent and should passes PABX Operation certificate of reputed organization with 2 years experience in the line.	Chairman	

SL. No.	Designation & Scale of pay of the post	No. of posts	Method of Recruitment	Qualification and experience prescribed for the post	Appointing Authority	Remarks
71	Senior Work Inspector (Rs. 19,260-52,880) 01/07/2013 Pay scale	13	Promotion from the cadre of Work Inspector.	A pass in SSLC and 3 years experience as Work Inspector.	Chairman	
72	Work Inspector (Rs.15,460-48,680) 01/07/2013 Pay scale	6		A Pass in SSLC put minimum 3 year service.	Chairman	Posts get abolished after the present incumbent retires/vacates the post.
73	Special Grade driver/Crane Driver Grade-I (Rs.21,880-55,680) 01/07/2013 Pay scale	10	By promotion of Senior Driver/Jetting Machine Operator/Crane Operator on the basis of seniority.	Should have put in a minimum of 3 years service as Senior Driver/Jetting Machine Operator/crane Operator.	Chairman	
74	Senior Driver/Jetting Machine operator/Crane operator (Rs.19,260-52,880) 01/07/2013 Pay scale	20	By promotion from the cadre of Drivers on the basis of seniority-cum-merit.	Experience of 6 years as Driver should have satisfactory physical and mental ability. Should possess heavy vehicle driving license. Provided if no candidates are available then it may be relaxed to 4 years.	Chairman	
75	Driver (for all vehicles) (Rs.15,460-48,680) 01/07/2013 Pay scale	101	By Direct Recruitment preference being given to Board Employees.	A pass in 7 th Std should possess current driving license including for driving heavy duty vehicle and recognized First Aid Training Certificate should be physically fit and possess good vision and a minimum of 2 to 3 years experience as Driver (both heavy and light vehicles).	Chairman	
76	Senior Cook (Rs.15,460-48,680) 01/07/2013 Pay scale	1	By promotion of selection basis from among cooks.	Experience 6 years as cook provided if no candidates are available then it may be relaxed to 4 years	Chairman	
77	Cook (Rs.13,300-35,180) 01/07/2013 Pay scale	5	By Direct Recruitment.	Literate with at least 3 years experience of cooking in good	Chairman	

SL. No.	Designation & Scale of pay of the post	No.of posts	Method of Recruitment	Qualification and experience prescribed for the post	Appointing Authority	Remarks
				Hotels and Restaurants or Guest House. Ability to cook vegetarian dishes essential.		
78	Head Gardner (Rs.15,460-48,680) 01/07/2013 Pay scale	3	By promotion from the cadre of Gardner on Seniority basis.	Minimum 6 years experience as Gardner. Provided if no candidates are available then it may be relaxed to 4 years.	Chairman	
79	Gardner (Rs.13,300-35,180) 1998 Pay scale	18	By Direct Recruitment.	A pass in VII standard with experience of 1 or 2 years in the field.	Chairman	

Note: - Government Order No. DPAR 126 SCR 32 Bangalore dated 26.11.1982 has been adopted by Bangalore Water Supply and Sewerage Board.

By Order

Chief Administrative Officer & Secretary
BWSSB, 1st Floor, Cauvery Bhavan,
K.G. Road, Bengaluru – 560 009



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-V	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮)	ನಂ. ೯೭೩
Part-V	Bengaluru, Wednesday, July 27, 2016 (Shravana 5, Shaka Varsha 1938)	No. 973

ಒಳಾಡಳಿತ ಸಚಿವಾಲಯ

ಅಧಿಸೂಚನೆ

ಅಧಿಸೂಚನೆ ಸಂಖ್ಯೆ. 03/ನೇಮಕಾತಿ-4/2016-17, ಬೆಂಗಳೂರು, ದಿನಾಂಕ: 27.07.2016

ಪೊಲೀಸ್ ಇಲಾಖೆ

POLCET-2016

ವಿಷಯ: ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ (ಪುರುಷ)-2016 ಹುದ್ದೆಗಳ ನೇರ ನೇಮಕಾತಿ ಕುರಿತು.

(ISO: 9001-2008 ಪ್ರಮಾಣಿತ ನೇಮಕಾತಿ ಪ್ರಕ್ರಿಯೆ)

1) ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ (ಸ್ಥಳೀಯ & ಸ್ಥಳೀಯತರ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್- ಕೆ.ಎಸ್.ಆರ್.ಪಿ. (ಪುರುಷ) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2009, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ನೇಮಕಾತಿ ಮತ್ತು ಸೇವಾ ಷರತ್ತುಗಳು) (ತಿದ್ದುಪಡಿ) ನಿಯಮಗಳು, 2014, ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು, 2013 ಹಾಗೂ ಮೇಲೆ ತಿಳಿಯಪಡಿಸಿದ ಆದೇಶ / ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆನ್-ಲೈನ್ (On-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

2. ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ	₹ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ	₹ 100/-

ನಿಗದಿತ ಶುಲ್ಕವನ್ನು State Bank of Mysore / State Bank of Hyderabad ಗಳ ಅಧಿಕೃತ ಶಾಖೆಗಳಲ್ಲಿ ಬ್ಯಾಂಕಿನ ಕಛೇರಿ ವೇಳೆಯಲ್ಲಿ ಚೆಲನ್ ನೀಡಿ ಹಣ ಪಾವತಿಸಬೇಕು.

ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ನೇಮಕಾತಿ ಸಮಿತಿಯು ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಮೇಲಿನ ಕಾಲಂಗಳಲ್ಲಿ ನಮೂದಿಸಿದಂತೆ ಅಭ್ಯರ್ಥಿಗೆ ಅನ್ವಯಿಸುವ ಒಟ್ಟು ಶುಲ್ಕವನ್ನು ನಗದು ರೂಪದಲ್ಲಿ ಮಾತ್ರ ಪಾವತಿಸತಕ್ಕದ್ದು. (ಪಾವತಿಸುವ ವಿವರಗಳನ್ನು ಈ ಕೆಳಗಿನ ಪ್ರಾರಾಧಲ್ಲಿ ನೀಡಲಾಗಿದೆ). ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

3. ಆನ್-ಲೈನ್ (On-line) ಮುಖಾಂತರ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ವಿಧಾನ :

ಅರ್ಜಿದಾರ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಮಾಹಿತಿಸೂಚಿ/ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ಭರ್ತಿ ಮಾಡಬೇಕು. ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಇರುವ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಯಾವುದೇ ತಪ್ಪು ಮಾಹಿತಿಯನ್ನು ನೀಡದೇ ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ನೇಮಕಾತಿ ಸಮಿತಿಯು ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅರ್ಜಿದಾರ ಒಂದು ಬಿಳಿ ಹಾಳೆಯ ಮೇಲೆ ಪಾಸ್‌ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರವನ್ನು ಮತ್ತು ಸಹಿಯನ್ನು ಪ್ರತ್ಯೇಕವಾಗಿ (Soft Copy - less than 250 KB) ಸ್ಕ್ಯಾನ್ ಮಾಡಿಟ್ಟುಕೊಂಡಿರಬೇಕು. ನಂತರ ಅರ್ಜಿದಾರನ ಹೆಸರು, ಜಾತಿ, ಮೀಸಲಾತಿಗಳ ವಿವರ, ಹುಟ್ಟಿದ ದಿನಾಂಕ ಮತ್ತು ಇತ್ಯಾದಿ ವಿವರಗಳನ್ನು ಭರ್ತಿ ಮಾಡಿ ಕೊನೆಯದಾಗಿ ಸ್ಕ್ಯಾನ್ ಮಾಡಿಟ್ಟುಕೊಂಡಿರುವ ಭಾವಚಿತ್ರ ಮತ್ತು ಸಹಿಯನ್ನು ಕಂಪ್ಯೂಟರ್ ಮುಖೇನ ಅಪ್‌ಲೋಡ್ (Upload) ಮಾಡುವುದು. ಇಲ್ಲವಾದಲ್ಲಿ ಅಂತಹ ಅರ್ಜಿದಾರರು ಆನ್‌ಲೈನ್‌ನಲ್ಲಿ ಅರ್ಜಿಯನ್ನು ತುಂಬಿ ಮುಂದುವರೆಯಲು ಸಾಧ್ಯವಾಗುವುದಿಲ್ಲ. ಅರ್ಜಿದಾರ ನೀಡಿರುವ ವಿವರಗಳು ಎಲ್ಲಾ ರೀತಿಯಿಂದಲೂ ಸಮರ್ಪಕವಾಗಿದ್ದಲ್ಲಿ ಮಾತ್ರ ಚಲನ್ ಮುದ್ರಿಸಬಹುದು. ಚಲನ್ ಮುದ್ರಿಸಲು ಜನರೇಟ್ ಚಲನ್ ಬಟನ್ ಮೇಲೆ ಕ್ಲಿಕ್ ಮಾಡಿದಾಗ ತ್ರಿಪತಿ (Triplicate) ಬ್ಯಾಂಕ್ ಚಲನ್ ಸೃಜನೆಯಾಗುತ್ತದೆ. ಆ ಚಲನ್‌ನಲ್ಲಿ ಅರ್ಜಿಯ ಸಂಖ್ಯೆಯೊಂದಿಗೆ, ಆಯ್ಕೆ ಮಾಡಿರುವ ಘಟಕ, ನಿಮ್ಮ ಭಾವಚಿತ್ರ, ಪ್ರವರ್ಗ, ಮೀಸಲಾತಿಗಳ ವಿವರ ಮತ್ತು ಪಾವತಿಸಬೇಕಾಗಿರುವ ನಿಗದಿತ ಶುಲ್ಕಗಳ ವಿವರಗಳು ಇರುತ್ತವೆ. ಆ ಚಲನ್ ಪ್ರತಿಯನ್ನು ಮುದ್ರಿಸಿ/ಪ್ರಿಂಟ್ ಮಾಡಿಕೊಳ್ಳತಕ್ಕದ್ದು.

ನಂತರ ಅರ್ಜಿದಾರ ಮುದ್ರಿಸಿಕೊಳ್ಳಲಾದ ಚಲನ್‌ನಲ್ಲಿ ನಮೂದಾಗಿರುವ ಒಟ್ಟು ಪರೀಕ್ಷಾ ಶುಲ್ಕವನ್ನು ನಗದು ರೂಪದಲ್ಲಿಯೇ ಅಧಿಕೃತ ಎಸ್.ಬಿ.ಎಂ ಅಥವಾ ಎಸ್.ಬಿ.ಹೆಚ್ ಬ್ಯಾಂಕ್ ಶಾಖೆಗಳಲ್ಲಿ ಪಾವತಿಸಬೇಕು. ಶುಲ್ಕ ಪಾವತಿಸಿದ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು.

ಅಭ್ಯರ್ಥಿಯು ಶುಲ್ಕ ಪಾವತಿಸಿದ ಮರುದಿನ ಪುನಃ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ My Application ನ್ನು ಕ್ಲಿಕ್ ಮಾಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿದ ನಂತರವೇ ಅರ್ಜಿ ತೆರೆಯುತ್ತದೆ ಹಾಗೂ ಅಭ್ಯರ್ಥಿಯು ಭರ್ತಿ ಮಾಡಿರುವ ಎಲ್ಲಾ ವಿವರಗಳನ್ನು ಒಳಗೊಂಡಂತೆ ಅರ್ಜಿಯು ಸೃಜನೆಯಾಗುತ್ತದೆ, ಸದರಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ಮಾಡಿಟ್ಟುಕೊಳ್ಳತಕ್ಕದ್ದು. ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯು ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಿಗೆ ಅವಶ್ಯಕವಾಗಿರುತ್ತದೆ.

- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01.08.2016, ಬೆಳಿಗ್ಗೆ 10.00 ಗಂಟೆಯಿಂದ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.08.2016, ಸಂಜೆ 06.00 ಗಂಟೆಯವರೆಗೆ
- ಅಧಿಕೃತ ಬ್ಯಾಂಕ್ ಶಾಖೆಗಳ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 02.09.2016.

ಸೂಚನೆ:

- ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಿ, ನಿಗದಿತ ದಿನಾಂಕದೊಳಗೆ ಸಲ್ಲಿಸಲಾಗುವ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.
- ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) 080-22943346 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.

ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುವುದು.

(ಸ್ಥಳೀಯ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ.) (ಪುರುಷ)	-	04 ಹುದ್ದೆಗಳು
(ಸ್ಥಳೀಯತರ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ.) (ಪುರುಷ)	-	337 ಹುದ್ದೆಗಳು
ಇಂಡಿಯಾ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ)	-	189 ಹುದ್ದೆಗಳು

ಒಟ್ಟು = 530 ಹುದ್ದೆಗಳು

(ಕೆ.ಎಸ್.ಆರ್.ಪಿ / ಐಆರ್‌ಬಿ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳ ವರ್ಗೀಕರಣಕ್ಕೆ ಅನುಬಂಧ-'ಎ' ಅನ್ನು ನೋಡಿ)

4. ಅರ್ಹತಾ ಷರತ್ತುಗಳು :

- i) ಭಾರತೀಯ ನಾಗರಿಕನಾಗಿರತಕ್ಕದ್ದು.
- ii) ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ, ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
- iii) ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

(5) ವಯೋಮಿತಿ:

i) ಸಾಮಾನ್ಯ ಅಭ್ಯರ್ಥಿಗಳಿಗೆ:

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ **31.08.2016**ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಬಾರದು.

ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.

ಆ) ಇತರ ಅಭ್ಯರ್ಥಿಗಳಿಗೆ 25 ವರ್ಷಗಳು.

ಇ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

ಟಿಪ್ಪಣಿ:

“ಬುಡಕಟ್ಟು” ಎಂದರೆ “ಉತ್ತರ ಕನ್ನಡ ಕಾರವಾರ, ದಕ್ಷಿಣ ಕನ್ನಡ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಅರಣ್ಯಗಳಲ್ಲಿ ಸಿದ್ಧಿಗರು, ಜೇನುಕುರುಬ, ಕಾಡುಕುರುಬ, ಯೆರವ, ಸೋಲಿಗ, ಕುಡಿಯ, ಗೌಡ್ಲು, ಹಸಲರು, ಮಲ್ಯೆಕುಡಿಯ ಮತ್ತು ಕೊರಗ ಬುಡಕಟ್ಟು ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳು”.

ii) ಮಾಜಿ ಸೈನಿಕ ಅಭ್ಯರ್ಥಿಗಳಿಗೆ :

ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ವಿಯೋಜನೆ, ಸೇವೆಯಿಂದ ತೆಗೆದುಹಾಕಿದ ಹಾಗೂ ಸೇವಾ ನಿವೃತ್ತಿ ಹೊಂದಿದ ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ “ಅವರು ಸೇವೆ ಸಲ್ಲಿಸಿದ ಅವಧಿ” ಯ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಗಳನ್ನು ನೀಡಲಾಗುವುದು. ಮಾಜಿ ಯೋಧ ಎಂಬ ಶಬ್ದವು ಚಾಲ್ತಿಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ.

iii) ಮಾಜಿ ಸೈನಿಕರ ಬಗ್ಗೆ ವಿವರಣೆ:

ಮಾಜಿ ಸೈನಿಕ ಎಂದರೆ ಸಶಸ್ತ್ರ ದಳಗಳಾದ ನಿಯಮಿತ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಯಲ್ಲಿ ಯಾವುದೇ ಶ್ರೇಣಿಯಲ್ಲಿ (ಯೋಧ ಅಥವಾ ಯೋಧರಲ್ಲದ ಹುದ್ದೆಗಳಲ್ಲಿ) ಸೇವೆ ಸಲ್ಲಿಸಿದ ವ್ಯಕ್ತಿ. ಆದರೆ ಡಿಫೆನ್ಸ್ ಸೆಕ್ಯೂರಿಟಿ ಕೋರ್ಸ್ (Defence Security Corps), ಜನರಲ್ ರಿಸರ್ವ್ ಇಂಜಿನಿಯರಿಂಗ್ ಫೋರ್ಸ್ (General Reserved Engineering Force), ಲೋಕ್ ಸಹಾಯಕ್ ಸೇನಾ (Lok Sahayak Sena) ಮತ್ತು Central Police Organisationಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಸೇರ್ಪಡೆಯಾಗುವುದಿಲ್ಲ: ಮತ್ತು

(ಅ) ಅಂತಹ ಸೇನೆಯಿಂದ ನಿವೃತ್ತಿ ಹೊಂದಿದ ನಂತರ ನಿವೃತ್ತಿ ವೇತನ ಪಡೆಯುತ್ತಿರುವ

ಅಥವಾ

(ಆ) ವೈದ್ಯಕೀಯ ಕಾರಣಗಳಿಂದ ಮಿಲಿಟರಿ ಸೇವೆಯಿಂದ ಬಿಡುಗಡೆಯಾದ ಅಥವಾ ವ್ಯಕ್ತಿಯ ಹಿಡಿತಕ್ಕೂ ಮೀರಿದ ಪರಿಸ್ಥಿತಿಗಳಿಂದ ಮತ್ತು ವೈದ್ಯಕೀಯ ಅಥವಾ ಅಸಾಮರ್ಥ್ಯದ ಪಿಂಚಣಿ ಪಡೆದು ಅಂತಹ ಸೇವೆಯಲ್ಲಿ ಬಿಡುಗಡೆಯಾದವನು.

ಅಥವಾ

(ಇ) ಸ್ವಂತ ಕೋರಿಕೆ ಹೊರತುಪಡಿಸಿ ಸಿಬ್ಬಂದಿ ಕಡಿತದ ಪರಿಣಾಮದಿಂದ ಅಂತಹ ಸೇವೆಯಿಂದ ಬಿಡುಗಡೆ ಹೊಂದಿದ ವ್ಯಕ್ತಿ.

ಅಥವಾ

(ಈ) ತನ್ನ ಸ್ವಂತ ಕೋರಿಕೆ ಮೇರೆಗೆ ಅಥವಾ ದುರ್ನಡತೆ ಅಥವಾ ಅಸಾಮರ್ಥ್ಯದ ಕಾರಣದಿಂದಾಗಿ ತೆಗೆದುಹಾಕಿರುವ ಅಥವಾ ಕರ್ತವ್ಯದಿಂದ ವಜಾ ಮಾಡಿದ ವ್ಯಕ್ತಿಗಳನ್ನು ಹೊರತುಪಡಿಸಿ, ನಿರ್ದಿಷ್ಟ ಅವಧಿಯನ್ನು ಪೂರೈಸಿದ ತರುವಾಯ ಬಿಡುಗಡೆ ಹೊಂದಿದ ವ್ಯಕ್ತಿ ಮತ್ತು ಗ್ರಾಚ್ಯುಟಿ ಪಡೆಯುತ್ತಿರುವ ವ್ಯಕ್ತಿ ಮತ್ತು ಪ್ರಾಂತೀಯ ಸೇವೆಯ ಈ ಕೆಳಗೆ ಹೆಸರಿಸಿದ ವರ್ಗದ ಸಿಬ್ಬಂದಿಯವರು:

೧. ನಿರಂತರ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿಂಚಣಿದಾರರು.

೨. ಮಿಲಿಟರಿ ಸೇವೆಯಿಂದಾಗಿ ಉಂಟಾದ ದೈಹಿಕ ಅಸಾಮರ್ಥ್ಯತೆ ಹೊಂದಿ ಬಿಡುಗಡೆಯಾದ ವ್ಯಕ್ತಿ.

೩. ಗ್ಯಾಲಂಟ್ರಿ ಪ್ರಶಸ್ತಿ ವಿಜೇತರು.

ವಿವರಣೆ: ಕೇಂದ್ರ ಸಶಸ್ತ್ರದಳದ ಸೇವೆಯಲ್ಲಿ ವೃತ್ತಿಗಳು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಮಾಜಿ ಸೈನಿಕರ ವರ್ಗದಡಿ ಬರುವ ವೃತ್ತಿಗೆ ಒಪ್ಪಂದವು ಪೂರ್ಣವಾಗಲು ಒಂದು ವರ್ಷಕ್ಕೆ ಮುನ್ನ ಉದ್ಯೋಗಕ್ಕೆ ಅರ್ಜಿ ಹಾಕಿಕೊಳ್ಳಲು ಹಾಗೂ ಅವರಿಗೆ ಮಾಜಿ ಸೈನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅನುಮತಿ ನೀಡಲಾಗಿದೆ. ಆದರೆ ಸಮವಸ್ತ್ರವನ್ನು ತೃಪ್ತಿಸಲು ಅನುಮತಿ ನೀಡುವವರೆಗೆ ರಾಜ್ಯ ನಾಗರಿಕ ಸೇವೆ ಅಥವಾ ಹುದ್ದೆಗಳಿಗೆ ನೇಮಕ ಹೊಂದುವಂತಿಲ್ಲ.

- iv) ಭಾರತ ಸರ್ಕಾರದ ಅಧಿಕೃತ ಜ್ಞಾಪನ ಪತ್ರ ಸಂಖ್ಯೆ.36034/27/84-ಸಿಬ್ಬಂದಿ (ಎಸ್‌ಸಿಟಿ), ದಿನಾಂಕ 02.05.1985 ರನ್ವಯ ಮಾಜಿ ಸೈನಿಕರು ಅವರಿಗೆ ನೀಡಿರುವ ಪ್ರಯೋಜನವಾದ ಪುನರ್ ನೇಮಕವನ್ನು ಉಪಯೋಗಿಸಿಕೊಂಡು ಒಂದು ಬಾರಿ ಸರ್ಕಾರಿ ಹುದ್ದೆಗೆ ಅಯ್ಕೆಯಾದಲ್ಲಿ ಅಂತಹ ಮಾಜಿ ಸೈನಿಕರ ಸ್ಥಾನವು ಸರ್ಕಾರಿ ಉದ್ಯೋಗದ ಪುನರ್ ನೇಮಕಕ್ಕೆ ರದ್ದಾಗುತ್ತದೆ. ಕರ್ನಾಟಕ ಸರ್ಕಾರದ ಪತ್ರ ಸಂಖ್ಯೆ.ಒಇ/90/ಪೊಸಿಆ/2005, ದಿನಾಂಕ 02.02.2006ರ ಪತ್ರದಲ್ಲಿ ದಿನಾಂಕ 02.05.1985ರ ಕೇಂದ್ರ ಸರ್ಕಾರದ ಅಧಿಕೃತ ಜ್ಞಾಪನದಲ್ಲಿನ ಮಾರ್ಗಸೂಚಿಯನ್ವಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿರುತ್ತದೆ. ಈ ವಿಷಯದ ಕುರಿತು ವೃಂದ ಮತ್ತು ನೇಮಕಾತಿ ನಿಯಮವಾದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2009 ರಲ್ಲಿಯೂ ಸಹ ನಿಗದಿಪಡಿಸಲಾಗಿದೆ. ಆದ್ದರಿಂದ ಒಂದು ಬಾರಿ ಮಾಜಿ ಸೈನಿಕ ಮೀಸಲಾತಿಯನ್ನು ಉಪಯೋಗಿಸಿ ಸರ್ಕಾರಿ ಹುದ್ದೆಗೆ ಆಯ್ಕೆಯಾದ ಮಾಜಿ ಸೈನಿಕರು ಮತ್ತೊಮ್ಮೆ ಸದರಿ ಮೀಸಲಾತಿಯನ್ನು ಕೋರಲು ಬರುವುದಿಲ್ಲ. ಅಂತಹ ಮಾಜಿ ಸೈನಿಕ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು. (ಈ ಕಾರಣದಿಂದ ಮಾಜಿ ಸೈನಿಕರು ಕಡ್ಡಾಯವಾಗಿ ಅರ್ಜಿಯಲ್ಲಿ ನಿಗದಿಪಡಿಸಲಾಗಿರುವ ಕಾಲನ್ನು ಭರ್ತಿ ಮಾಡತಕ್ಕದ್ದು ಹಾಗೂ ಭೂಸೇನೆ/ನೌಕಾಸೇನೆ/ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದಷ್ಟು ಅವಧಿಯನ್ನು ಕಡ್ಡಾಯವಾಗಿ ಭರ್ತಿ ಮಾಡತಕ್ಕದ್ದು)
- v) ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದ ನಂತರ ಯಾವೊಬ್ಬ ಮಾಜಿ ಸೈನಿಕ ಅಭ್ಯರ್ಥಿಯು ಸರ್ಕಾರಿ ನೌಕರಿಯೊಂದಕ್ಕೆ ಮಾಜಿ ಸೈನಿಕ ಮೀಸಲಾತಿ ಪಡೆದು ಸೇರಿದರೆ, ಅಂತಹ ಮಾಜಿ ಸೈನಿಕ ತಾನು ನೌಕರಿ ಸೇರಿದ ಬಗ್ಗೆ ಪೊಲೀಸ್ ಸೂಪರಿಂಟೆಂಡೆಂಟ್/ ಪೊಲೀಸ್ ಕಮೀಷನರ್ / ಸಂಬಂಧ ಪಟ್ಟ ಕೆ.ಎಸ್.ಆರ್.ಪಿ ಪಡೆ ಕಛೇರಿಗೆ ಮಾಹಿತಿ ನೀಡತಕ್ಕದ್ದು. ಮಾಹಿತಿ ನೀಡದೆ ತದನಂತರ ತಿಳಿದುಬಂದಲ್ಲಿ ಅಂತಹ ಮಾಜಿ ಸೈನಿಕ ಅಭ್ಯರ್ಥಿಯ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು. ಇಂತಹ ಅಭ್ಯರ್ಥಿಯು ಮಾಜಿ ಸೈನಿಕ ಮೀಸಲಾತಿಗೆ ಅನರ್ಹನಾಗುತ್ತಾನೆ.
- vi) ಮಾಜಿ ಯೋಧ ಎಂಬ ಶಬ್ದವು ಚಾಲ್ತಿಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ.
- vii) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮ 9(1) ರನ್ವಯ ಕೇಂದ್ರ ಸಶಸ್ತ್ರದಳದಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆ ಹೊಂದಿದ ವೃತ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಮಾಜಿ ಸೈನಿಕ ಮಕ್ಕಳಿಗೆ ವಯೋಮಿತಿ ಸಡಿಲಿಕೆ, ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾಡ್ಯತೆ ಪರೀಕ್ಷೆಯಲ್ಲಿ ಯಾವುದೇ ತರಹದ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡ್‌ನಿಂದ ಪ್ರಮಾಣ ಪತ್ರವನ್ನು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 31.08.2016ರೊಳಗಾಗಿ ಪಡೆದಿಟ್ಟುಕೊಂಡಿರತಕ್ಕದ್ದು.

ಟಿಪ್ಪಣಿ: ಮೇಲಿನ ಷರತ್ತಿನ ಪ್ರಕಾರ ಮಾಜಿ ಸೈನಿಕ ಮೀಸಲಾತಿ ಕೋರುವ ಅಭ್ಯರ್ಥಿಗಳು ನಿಯಮಾನುಸಾರ ಆ ಮೀಸಲಾತಿಗೆ ಅರ್ಹರೇ? ಎಂಬುದನ್ನು ಹತ್ತಿರದ ಜಿಲ್ಲಾ ಸೈನಿಕ ಬೋರ್ಡ್‌ನಿಂದ ತಿಳಿದುಕೊಂಡು ಮೀಸಲಾತಿಯನ್ನು ಕೋರುವುದು ಸೂಕ್ತ.

6. ವಿದ್ಯಾರ್ಹತೆ:

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆಎಸ್‌ಆರ್‌ಪಿ) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಹುದ್ದೆಗಳಿಗೆ ಸಂಬಂಧಿಸಿದಂತೆ :

ಎಸ್.ಎಸ್.ಎಲ್.ಸಿ. / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 31.08.2016ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ: 31.08.2016ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ಟಿಪ್ಪಣಿ:

- i) ಮೇಲೆ ನಮೂದಿಸಿದಂತೆ ವಿದ್ಯಾರ್ಹತೆಯನ್ನು ಹೊಂದದೇ ಇರುವ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರೂ ನಂತರ ನೇಮಕಾತಿ ಸಮಿತಿಗೆ ವಿದ್ಯಾರ್ಹತೆ ಹೊಂದಿರುವುದಿಲ್ಲವೆಂದು ಪತ್ತೆಯಾದಲ್ಲಿ ಅಂತಹ ಅಭ್ಯರ್ಥಿಯ ಅಭ್ಯರ್ಥಿತನವನ್ನು ಯಾವುದೇ ಹಂತದಲ್ಲಾದರೂ ರದ್ದು ಪಡಿಸಲಾಗುವುದು.
- ii) ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿತ ವಿದ್ಯಾರ್ಹತೆ ಪಡೆಯಲು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲ. ಮೇಲಿನ ವಿದ್ಯಾರ್ಹತೆಯನ್ನು ಹೊರತು ಪಡಿಸಿ

ಬೇರೆ ಯಾವ ವಿದ್ಯಾರ್ಹತೆಯನ್ನೂ ಪರಿಗಣಿಸಲಾಗುವುದಿಲ್ಲ. ಕೊನೆಯ ದಿನಾಂಕಕ್ಕೆ ಎಲ್ಲಾ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ./10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಂಕಪಟ್ಟಿಯನ್ನು ಹೊಂದಿರಬೇಕು.

7. ತರಬೇತಿ, ಖಾಯಂಪೂರ್ವ ಅವಧಿ ಮತ್ತು ವೇತನ ಶ್ರೇಣಿ :

ಎ) ತರಬೇತಿ:

ನೇಮಕಾತಿ ಹೊಂದಿದ ಅಭ್ಯರ್ಥಿಗಳು ಡಿಜಿ ಮತ್ತು ಐಜಿಪಿ ರವರು ಕಾಲ ಕಾಲಕ್ಕೆ ನಿರ್ದಿಷ್ಟಪಡಿಸಿದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮೂಲ ಪೊಲೀಸ್ ತರಬೇತಿಯನ್ನು ಪಡೆಯಬೇಕು. ತರಬೇತಿಯಲ್ಲಿ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಪ್ರಶಿಕ್ಷಣಾರ್ಥಿಯು ಉತ್ತೀರ್ಣರಾಗಬೇಕು. ಅದರಲ್ಲಿಯೂ ಅನುತ್ಪೀರ್ಣರಾದ ಪ್ರಶಿಕ್ಷಣಾರ್ಥಿಯನ್ನು ಸೇವೆಯಿಂದ ವಜಾಗೊಳಿಸಲಾಗುವುದು.

ಬಿ) ಖಾಯಂಪೂರ್ವ ಅವಧಿ:

ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಜಾಲ್ತಿಯಲ್ಲಿರುವ ನಿಯಮಾನುಸಾರ ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.

ಸಿ) ವೇತನ ಶ್ರೇಣಿ:

₹. 11600-200-12000-250-13000-300-14200-350-15600-400-17200-450-19000-500-21000

ಡಿ) ಪಿಂಚಣಿ ಸೌಲಭ್ಯ :

ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ(ಎಸ್‌ಪಿಎಲ್) 04 ಪಿಇಟಿ 2005, ದಿನಾಂಕ:31.03.2006 ರಂತೆ ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.

8. ಸಹಿಷ್ಣುತೆ ಪರೀಕ್ಷೆ (Endurance Test) ಮತ್ತು ದೇಹದಾರ್ಢ್ಯತೆ ಪರೀಕ್ಷೆ (Physical Standard Test):

ಪರೀಕ್ಷೆಗಳ ದಿನಾಂಕವನ್ನು ಮುಂದೆ ಜಾಹೀರಾತು ಪಡಿಸಲಾಗುವುದು ಹಾಗೂ ಪೊಲೀಸ್ ಇಲಾಖೆಯ ವೆಬ್‌ಸೈಟ್ "<http://www.ksp.gov.in>" ನಲ್ಲಿ ಪ್ರಕಟಿಸಲಾಗುವುದು. ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳವನ್ನು ಹೊಂದಿರುವ ಪ್ರವೇಶ/ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಂತರ್ಜಾಲದಿಂದ ಅಭ್ಯರ್ಥಿಗಳು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಪ್ರತ್ಯೇಕವಾಗಿ ರವಾನಿಸಲಾಗುವುದಿಲ್ಲ. ಪ್ರವೇಶ ಪತ್ರವಿಲ್ಲದೇ ಇ.ಟಿ. ಮತ್ತು ಪಿ.ಎಸ್.ಟಿ. ಪರೀಕ್ಷೆಗಳಿಗೆ ಅನುವು ಮಾಡಲಾಗುವುದಿಲ್ಲ. ಈ ಸಂಬಂಧ ಅಭ್ಯರ್ಥಿಗಳು ಮುಖ್ಯವಾಗಿ ಈ ಕಛೇರಿಯ ಅಧೀಕೃತ ವೆಬ್‌ಸೈಟ್ "<http://www.ksp.gov.in>" ನ್ನು ಮೇಲಿಂದ ಮೇಲೆ ಗಮನಿಸುತ್ತಿರುವುದು ಸೂಕ್ತ.

- ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನೇಮಕಾತಿ ಪ್ರಾಧಿಕಾರ ನಿಗದಿಪಡಿಸಿದ ಕೇಂದ್ರಗಳಲ್ಲಿ ನಡೆಸಲಾಗುವುದು. ಆಯ್ಕೆ ಸಮಿತಿಯು ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನ್ನು ದಿನ ನಿತ್ಯ ನೋಡಲು ತಿಳಿಸಲಾಗಿದೆ.
- ದೈಹಿಕ ಪರೀಕ್ಷೆಯು ನಡೆಯುವ ವೇಳೆ ಮತ್ತು ಸ್ಥಳವನ್ನು ಸಂಬಂಧಪಟ್ಟ ದೈಹಿಕ ಪರೀಕ್ಷೆಯ ಕೇಂದ್ರಗಳ ಸೂಚನಾ ಫಲಕದಲ್ಲಿಯೂ ಸಹ ಪ್ರಕಟಿಸಲಾಗುವುದು. ಕರೆಪತ್ರವನ್ನು ಪಡೆಯದೆ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ದೈಹಿಕ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ.

ಅಭ್ಯರ್ಥಿಗಳು ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಬರುವಾಗ, ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

- ಪಾಸ್‌ಪೋರ್ಟ್ (Passport)
- ಜಾಲನಾ ಪರವಾನಗಿ ಪತ್ರ (Driving License)
- ಪ್ಯಾನ್ ಕಾರ್ಡ್ (PAN Card)
- ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ (Service ID Card)
- ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ (Bank Pass Book with Photograph)
- ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ (Pattas and registered deeds with Photograph)
- ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾದಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ (Community Certificate with Photo)
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ (Ex-servicemen's pension book/pension payment order)
- ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ. (Job cards with Photograph)

x) ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ (EPIC).

xi) ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD).

ಸಿ) ಕರೆಪತ್ರದ ಜೊತೆಗೆ ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ಸಹ ತರತಕ್ಕದ್ದು. ತಪ್ಪಿದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಅನರ್ಹಗೊಳಿಸಲಾಗುವುದು ಹಾಗೂ ಬದಲಿ ದಿನಾಂಕವನ್ನು ನೀಡಲಾಗುವುದಿಲ್ಲ.

ಡಿ) ಸಹಿಷ್ಣುತೆ ಪರೀಕ್ಷೆ : (Endurance Test)

i) ದೇಹದಾರ್ಢ್ಯತೆ ಪರೀಕ್ಷೆಗೆ ಅರ್ಹರಾಗಲು ಅಭ್ಯರ್ಥಿಗಳು ಈ ಕೆಳಗಿನ ಎಲ್ಲಾ ಸಹಿಷ್ಣುತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಹಾಗೂ ಈ ಕೆಳಗಿನ ಎಲ್ಲಾ ಸಹಿಷ್ಣುತೆ ಪರೀಕ್ಷೆಗಳನ್ನು ಈ ಕೆಳಗೆ ನಮೂದಿಸಿರುವ ಕ್ರಮದಲ್ಲಿಯೇ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಈ ಪರೀಕ್ಷೆಗಳಲ್ಲಿ ಭಾಗವಹಿಸುವುದನ್ನು ತಿರಸ್ಕರಿಸುವವರು/ ವಿಫಲವಾಗುವವರು ಅನರ್ಹತೆಗೆ ಒಳಗಾಗುವರು. ಪ್ರತಿಯೊಂದು ಸಹಿಷ್ಣುತೆ ಪರೀಕ್ಷೆ ಮುಗಿದ ನಂತರ ನಿಗದಿತ ನಮೂನೆಗೆ ಅಭ್ಯರ್ಥಿಯು ಭರ್ತಿ ಮಾಡಿರುವ ವಿವರಗಳನ್ನು ಪರಿಶೀಲಿಸಿ ಸಹಿ ಹಾಕಬೇಕು. ತಪ್ಪಿದ್ದಲ್ಲಿ ಅಂತಹ ಅಭ್ಯರ್ಥಿಯು ಅನರ್ಹತೆಗೊಳಗಾಗುವನು. ಈ ಪರೀಕ್ಷೆಗಳಿಗೆ ಅಂಕಗಳನ್ನು ನೀಡಲಾಗುವುದಿಲ್ಲ. ಇವು ಕೇವಲ ಅರ್ಹತೆಗೆ ಮಾತ್ರ ಸೀಮಿತವಾಗಿರುತ್ತದೆ.

ii) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್-ಕೆ.ಎಸ್.ಆರ್.ಪಿ.(ಪುರುಷ) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ ಈ ಕೆಳಕಂಡಂತಿರುತ್ತದೆ:

ಸಹಿಷ್ಣುತೆ ಪರೀಕ್ಷೆ		
	ಅಂಶಗಳು	ಅರ್ಹತಾ ವೇಳೆ
ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ	2 ಕಿಲೋ ಮೀಟರ್ ಓಟ	10 ನಿಮಿಷ ಮೀರದಂತೆ
	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	3.80 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 1.20 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (7.26 ಕೆ.ಜಿ.)	5.60 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
ಮಾಜಿ ಸೈನಿಕ ಅಭ್ಯರ್ಥಿಗಳಿಗೆ	400 ಮೀಟರ್ ಓಟ	2 ನಿಮಿಷ ಮೀರದಂತೆ
	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	2.50 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 0.90 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (4 ಕೆ.ಜಿ.)	3.75 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)

ದೇಹದಾರ್ಢ್ಯತೆ ಪರೀಕ್ಷೆ (ಸಹಿಷ್ಣುತೆ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಮಾತ್ರ)	
ಎಲ್ಲಾ ಸಾಮಾನ್ಯ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ	<u>ಕನಿಷ್ಠ ಎತ್ತರ</u> : 170 ಸೆಂ. ಮೀ. ಕಡಿಮೆ ಇಲ್ಲದಂತೆ (ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ) <u>ಎದೆ ಸುತ್ತಳತೆ</u> : 86 ಸೆಂ. ಮೀ (ಪೂರ್ತಿ ವಿಸ್ತರಿಸಿದಾಗ) ಕನಿಷ್ಠ ವಿಸ್ತರಣೆ 5 ಸೆಂ. ಮೀ.
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ ಅಭ್ಯರ್ಥಿಗಳಿಗೆ	<u>ಕನಿಷ್ಠ ಎತ್ತರ</u> : 155 ಸೆಂ. ಮೀ. <u>ಎದೆ ಸುತ್ತಳತೆ</u> : 5 ಸೆಂ.ಮೀ.ಗಳ ಕನಿಷ್ಠ ವಿಸ್ತರಿಸುವುದರೊಂದಿಗೆ ಸಂಪೂರ್ಣವಾಗಿ ಹಿಗ್ಗಿಸಿದಾಗ 75 ಸೆಂ.ಮೀ.ಗಳಿಗಿಂತ ಕಡಿಮೆ ಇಲ್ಲದಂತೆ.

ವಿಶೇಷ ಸೂಚನೆ :-

ಸಹಿಷ್ಣುತೆ ಪರೀಕ್ಷೆಗೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ದೈಹಿಕವಾಗಿ ಸಿದ್ಧರಾಗಿರಬೇಕು. ಈ ಪರೀಕ್ಷೆಗಳ ಸಂದರ್ಭದಲ್ಲಿ ಸಂಭವಿಸುವ ಯಾವುದೇ ರೀತಿಯ ಅನಾಹುತ / ತೊಂದರೆಗಳಿಗೆ ಪೊಲೀಸ್ ಇಲಾಖೆ/ ನೇಮಕಾತಿ ಸಮಿತಿಯು

ಜವಾಬ್ದಾರಾಗಿರುವುದಿಲ್ಲ. ಅಭ್ಯರ್ಥಿಗಳು ಅವರ ಸ್ವಂತ ಹಿತ ದೃಷ್ಟಿಯಿಂದ ಅವರ ದೇಹದ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿಕೊಂಡು, ಅಭ್ಯರ್ಥಿಯ ಆರೋಗ್ಯವು ಎಲ್ಲ ರೀತಿಯಿಂದಲೂ ಸದೃಢವಾಗಿದೆ ಎಂದು ಖಚಿತ ಪಡಿಸಿಕೊಂಡು ಇಲಾಖೆ ನಡೆಸುವ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಗೆ ಎಲ್ಲ ವಿಧದಿಂದಲೂ ಅರ್ಹನೆಂದು ಮುಂಚಿತವಾಗಿಯೇ ತಿಳಿದುಕೊಂಡು ಹಾಜರಾಗತಕ್ಕದ್ದು. ಈ ದಿನದಲ್ಲಿ ಕನಿಷ್ಠ ಒಂದು ತಿಂಗಳ ಮುಂಚೆಯಿಂದಲೇ ಸಹಿಷ್ಣುತೆ ಪರೀಕ್ಷೆಗೆ ಅಭ್ಯರ್ಥಿಗಳು ಸಾಕಷ್ಟು ಅಭ್ಯಾಸ ಮಾಡಿಕೊಳ್ಳತಕ್ಕದ್ದು. ಸಹಿಷ್ಣುತೆ ಪರೀಕ್ಷೆಯಲ್ಲಿ ಯಾವ ಅನಾಹುತಗಳಿಗೂ ಇಲಾಖೆ ಜವಾಬ್ದಾರಾಗುವುದಿಲ್ಲ. ಈ ಪರೀಕ್ಷೆಗಳು ಅಭ್ಯರ್ಥಿಗಳು ತನ್ನ ಸ್ವಂತ ಜವಾಬ್ದಾರಿ ಹಾಗೂ ಸ್ವಇಚ್ಛೆಯಿಂದ ಭಾಗವಹಿಸುವುದು.

ಟಿಪ್ಪಣಿ :

- i) ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯನ್ನು ಒಂದು ದೈಹಿಕ ಪರೀಕ್ಷೆಯ ಸಮಿತಿಯು ನಡೆಸುತ್ತದೆ. ಯಾವುದೇ ಇತರ ವೈದ್ಯಕೀಯ ಪ್ರಮಾಣ ಪತ್ರದ ಆಧಾರದ ಮೇಲೆ ಪರಿಗಣಿಸಲಾಗುವುದಿಲ್ಲ. ದೈಹಿಕ ಪರೀಕ್ಷೆಯ ಸಮಿತಿಯು ನೀಡುವ ಫಲಿತಾಂಶವೇ ಅಂತಿಮವಾಗಿರುತ್ತದೆ.
- ii) ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಸಮಿತಿ ಸಮ್ಮುಖದಲ್ಲಿ ನಿಗದಿತ ನಮೂನೆಗೆ ಸಹಿ ಮತ್ತು ಎಡಗೈ ಹೆಬ್ಬಟ್ಟಿನ ಗುರುತು ಹಾಕಬೇಕು. ಇಲ್ಲವಾದರೆ ಅಂತಹವರನ್ನು ಅನರ್ಹರೆಂದು ಪರಿಗಣಿಸಲಾಗುವುದು.
- iii) ಅಭ್ಯರ್ಥಿಗಳು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಡ್ಯತೆ ಪರೀಕ್ಷೆಯಲ್ಲಿ ಅರ್ಹಗೊಂಡಲ್ಲಿ ಮಾತ್ರ ಲಿಖಿತ ಪರೀಕ್ಷೆಗೆ ಅರ್ಹಗೊಳ್ಳುವರು.
- iv) ದೇಹದಾಡ್ಯತೆ ಪರೀಕ್ಷೆಯ ಎತ್ತರ ಹಾಗೂ ತೂಕವನ್ನು Body Mass Index (BMI) ಯಂತ್ರದಿಂದ ಪಡೆಯಲಾಗುವುದು.
- v) ಪಾರದರ್ಶಕತೆಗಾಗಿ ಮೇಲೆ ಹೇಳಿದ ಎಲ್ಲಾ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯನ್ನು ವೀಡಿಯೋಗ್ರಫಿ ಅಥವಾ CCTV Camera ಗಳಲ್ಲಿ ಸೆರೆಹಿಡಿಯಲಾಗುವುದು.

9. ಲಿಖಿತ ಪರೀಕ್ಷೆ:

ಎ) ಅಭ್ಯರ್ಥಿಯು ಸಹಿಷ್ಣುತೆ ಹಾಗೂ ದೇಹದಾಡ್ಯತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಮಾತ್ರ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಆಯ್ಕೆ ಸಮಿತಿಯು ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ. ಪರೀಕ್ಷೆಯ ದಿನಾಂಕವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನ್ನು ದಿನ ನಿತ್ಯ ನೋಡಲು ತಿಳಿಸಲಾಗಿದೆ.

ಬಿ) ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಿರುವುದರಿಂದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳವನ್ನು ಪ್ರತ್ಯೇಕವಾಗಿ ಅಂಚೆ ಮುಖಾಂತರ ನೀಡಲಾಗುವುದಿಲ್ಲ. ಆದ್ದರಿಂದ ಲಿಖಿತ ಪರೀಕ್ಷೆಯ ಕರೆಪತ್ರವನ್ನು ಈ ಕಛೇರಿಯ ಅಧಿಕೃತ ವೆಬ್‌ಸೈಟ್ www.ksp.gov.in ನಿಂದ ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು (Download). ಈ ಸಂಬಂಧ ಅಭ್ಯರ್ಥಿಗಳು ಮುಖ್ಯವಾಗಿ ಈ ಕಛೇರಿಯ ಅಧಿಕೃತ ವೆಬ್‌ಸೈಟ್ www.ksp.gov.in ನ್ನು ದಿನನಿತ್ಯ ಮೇಲಿಂದ ಮೇಲೆ ಗಮನಿಸುತ್ತಿರುವುದು ಸೂಕ್ತ. ಕರೆಪತ್ರವನ್ನು ಪಡೆಯದೆ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಬರುವಾಗ, ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

- i) ಪಾಸ್‌ಪೋರ್ಟ್ (Passport)
- ii) ಚಾಲನಾ ಪರವಾನಗಿ ಪತ್ರ (Driving License)
- iii) ಪ್ಯಾನ್ ಕಾರ್ಡ್ (PAN Card)
- iv) ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ (Service ID Card)
- v) ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ (Bank Pass Book with Photograph)
- vi) ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ (Pattas and registered deeds with Photograph)
- vii) ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ (Caste Certificate with Photo)
- viii) ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ (Ex-servicemen's pension book/pension payment order)

- ix) ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ. (Job cards with Photograph)
- x) ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ (EPIC).
- xi) ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD).

- ಸಿ) ಲಿಖಿತ ಪರೀಕ್ಷೆಗೆ ತರಬೇತಾದ ದಾಖಲೆಗಳು i) ಲಿಖಿತ ಪರೀಕ್ಷೆಯ ಕರೆಪತ್ರ, ii) ಸಹಿಷ್ಣುತೆ ಮತ್ತು ದೇಹದೃಢತೆ ಪರೀಕ್ಷೆಯ ಫಲಿತಾಂಶ ಹಾಳೆ, iii) ಗುರುತಿನ ಚೀಟಿ, iv) ಆನ್‌ಲೈನ್ ಅರ್ಜಿಯ ಜೆರಾಕ್ಸ್ ಪ್ರತಿ ತರತಕ್ಕದ್ದು. ತಪ್ಪಿದಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.
- ಡಿ) ವಿಶೇಷ ರಿಸರ್ವ್ ಪೋಲೀಸ್ ಕಾನ್ಸ್ಟೇಬಲ್ (ಕೆಎಸ್‌ಆರ್‌ಪಿ) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೋಲೀಸ್ ಕಾನ್ಸ್ಟೇಬಲ್ (ಪುರುಷ) ಹುದ್ದೆಗಳಿಗೆ ಸಂಬಂಧಿಸಿದಂತೆ ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ 100 ಅಂಕಗಳ ಪ್ರಶ್ನೆಗಳಿರುತ್ತದೆ. ಪ್ರಶ್ನೆಗಳು (1) ಸಾಮಾನ್ಯ ಜ್ಞಾನ ಮತ್ತು (2) ಮಾನಸಿಕ ಸಾಮರ್ಥ್ಯದವುಗಳಾಗಿದ್ದು, ವಸ್ತುನಿಷ್ಠ (ಆಬ್ಜೆಕ್ಟಿವ್) ಮತ್ತು ಬಹುವಿಧ ಆಯ್ಕೆ (Multiple choice) ಮಾದರಿಯಾಗಿರುತ್ತದೆ. ಸಾಮಾನ್ಯ ಜ್ಞಾನದಲ್ಲಿ ಸಾಮಾನ್ಯ ಅಧ್ಯಯನ, ವಿಜ್ಞಾನ, ನೀತಿ ಶಿಸ್ತು, ಭೂಗೋಳ, ಆಧುನಿಕ ಭಾರತದ ಇತಿಹಾಸ, ಭಾರತದ ಸ್ವಾತಂತ್ರ್ಯ ಸಂಗ್ರಾಮ, ಭಾರತದ ಸಂವಿಧಾನ, ಮೂಲಭೂತ ಹಕ್ಕುಗಳು ಮತ್ತು ನಿರ್ದೇಶಾತ್ಮಕ ತತ್ವಗಳು ಒಳಗೊಂಡಿರುತ್ತದೆ. ಸಾಮಾನ್ಯ ಮಾನಸಿಕ ಸಾಮರ್ಥ್ಯದಲ್ಲಿ ಗಣನಾ ಕೌಶಲ್ಯ ಮತ್ತು ಪ್ರಾದೇಶಿಕ ಮನ್ನಣೆ ಕೌಶಲ್ಯಗಳು ಒಳಗೊಂಡಿರುತ್ತದೆ. ಪ್ರತಿ ಸರಿ ಉತ್ತರಕ್ಕೆ 1.00 ಅಂಕಗಳನ್ನು ನೀಡಲಾಗುವುದು. ಪರೀಕ್ಷೆಯ ಅವಧಿಯು ಎರಡು ಗಂಟೆಯದ್ದಾಗಿರುತ್ತದೆ.
- ಇ) ಅಭ್ಯರ್ಥಿಗಳು ಈ ವಸ್ತುನಿಷ್ಠ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಮತ್ತು ಅವರು ಅರ್ಹತಾ (Qualifying) ಪರೀಕ್ಷೆಯಲ್ಲಿ ಪಡೆದ ಶೇಕಡಾ ಅಂಕಗಳನ್ನೂ ಕೂಡಿಸಿ ಅದರ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. ಈ ಅರ್ಹತಾ ಪಟ್ಟಿಯಿಂದ ಪ್ರತಿ ವರ್ಗದಲ್ಲಿ ಅಧಿಸೂಚಿತ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನಪಡೆದ ಅಭ್ಯರ್ಥಿಗಳು ಆಯ್ಕೆ ಸಮಿತಿಯು ನಿಗದಿಪಡಿಸುವ ವೈದ್ಯಕೀಯ ಮಂಡಳಿಯ ಮುಂದೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗತಕ್ಕದ್ದು. ಆ ಸಮಯದಲ್ಲಿ ಅರ್ಹರಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುವುದು ಮತ್ತು ಈ ಸಂದರ್ಭದಲ್ಲಿ ಅಭ್ಯರ್ಥಿಗಳು ಗೆಜೆಟೆಡ್ ಅಧಿಕಾರಿಯವರಿಂದ ಧೃಡೀಕೃತ ದಾಖಲಾತಿಗಳ ಜೆರಾಕ್ಸ್ ಪ್ರತಿಯು ಎರಡು ಸೆಟ್‌ಅನ್ನು ಸಂಬಂಧಪಟ್ಟ ಕಛೇರಿಗೆ ನೀಡುವುದು. ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆಯುವರು. ಆಯ್ಕೆಯಾದ ಅಭ್ಯರ್ಥಿಗಳ ಗುಣ ಮತ್ತು ನಡತೆ ಹಾಗೂ ಮೂಲ ದಾಖಲೆಗಳ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ನೇಮಕಾತಿ ಆದೇಶ ನೀಡಲಾಗುವುದು.

ಎಫ್) ಸೂಚನೆ:

- i) ಅ) ಪ್ರಶ್ನೆ ಪತ್ರಿಕೆ ವಸ್ತುನಿಷ್ಠ (ಆಬ್ಜೆಕ್ಟಿವ್) ಮಾದರಿಯದಾಗಿರುತ್ತದೆ.
ಆ) ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳಿಗೆ ಉತ್ತರಗಳನ್ನು ಓ.ಎಂ.ಆರ್ ಶೀಟ್‌ನಲ್ಲಿ ಕಪ್ಪು ಅಥವಾ ನೀಲಿ ಬಣ್ಣದ ಬಾಲ್‌ಪಾಯಿಂಟ್ ಪೆನ್ನಿನಿಂದ ಮಾತ್ರ ಗುರುತಿಸಬೇಕಾಗುತ್ತದೆ. ನಿಗದಿತ ಜಾಗದಲ್ಲಿ ಪ್ರಶ್ನೆ ಪತ್ರಿಕೆಯ ಶ್ರೇಣಿ (ಎ,ಬಿ,ಸಿ ಇತ್ಯಾದಿ) ಹಾಗೂ ಅಭ್ಯರ್ಥಿಯು ಅರ್ಜಿ ಸಂಖ್ಯೆ, ರೋಲ್ ನಂಬರ್ ಮತ್ತು ಸಹಿಯನ್ನು ತಪ್ಪದೇ ಭರ್ತಿ/ನಮೂದು ಮಾಡಬೇಕು. ಇದನ್ನು ತುಂಬದಿದ್ದರೆ ಉತ್ತರಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಹಾಗೂ ಅಭ್ಯರ್ಥಿ ಆಯ್ಕೆಗೆ ಅನರ್ಹರಾಗುತ್ತಾರೆ. ಆದ್ದರಿಂದ ಅಭ್ಯರ್ಥಿಯು ಸರಿಯಾಗಿ ಮೇಲಿನ ಮಾಹಿತಿ/ವಿವರಗಳನ್ನು ಕಡ್ಡಾಯವಾಗಿ ಗುರುತಿಸಬೇಕು.
- ಇ) ಅಭ್ಯರ್ಥಿಗಳು ಅರ್ಜಿ ಸಂಖ್ಯೆ, ರೋಲ್ ನಂಬರ್ ಇತ್ಯಾದಿ ಭರ್ತಿ ಮಾಡಿದ ನಂತರ ನಿಗದಿತ ಜಾಗದಲ್ಲಿ ತಪ್ಪದೇ ಸಹಿ ಮಾಡಬೇಕು ಮತ್ತು ಎಡಗೈ ಹೆಬ್ಬೆಟ್ಟಿನ ಗುರುತು ಹಾಕಬೇಕು.
- ಈ) ಅರ್ಜಿ ಸಂಖ್ಯೆ, ರೋಲ್ ನಂಬರ್ ಇತ್ಯಾದಿಗಳನ್ನು ಭರ್ತಿ ಮಾಡದೆ ಪರೀಕ್ಷೆ ಮುಗಿದ ನಂತರ ಅದನ್ನು ಪರಿಗಣಿಸುವಂತೆ ಕೋರಿದಲ್ಲಿ ಅಂತಹ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
- ii) ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ನಿಗದಿಪಡಿಸಿರುವ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಯಲ್ಲಿ ಹಾಜರಿರತಕ್ಕದ್ದು. ಆ ಸಮಯದಲ್ಲಿ ಪರೀಕ್ಷಾ ಮೇಲ್ವಿಚಾರಕರು ಉತ್ತರ ಪತ್ರಿಕೆಯನ್ನು ಭರ್ತಿ ಮಾಡುವ ಬಗ್ಗೆ ಕೆಲವು ಮಾರ್ಗ ಸೂಚನೆಗಳನ್ನು ನೀಡುವರು.
- iii) ನೇಮಕಾತಿ ಸಮಿತಿಯು ನಡೆಸುವ ಯಾವುದೇ ಪರೀಕ್ಷೆಗಳಲ್ಲಿ ಅನುಚಿತವಾಗಿ ವರ್ತಿಸಿದರೆ ಅಥವಾ ನಕಲು ಮಾಡಿದ್ದು ಕಂಡು ಬಂದರೆ ಅಥವಾ ನಕಲು ಮಾಡುವ ಸಾಮಗ್ರಿಯನ್ನು ಹೊಂದಿದ್ದರೆ, ಅಂತಹ ಅಭ್ಯರ್ಥಿಗಳನ್ನು 3 ವರ್ಷಗಳ ಕಾಲ ಡಿಬಾರ್ ಮಾಡಲಾಗುವುದು ಮತ್ತು ಅವರ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು.
- iv) ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಫೋನುಗಳನ್ನು ನಿಷೇದಿಸಲಾಗಿದೆ. ಪರೀಕ್ಷೆ ಬರೆಯುವಾಗ ಮೊಬೈಲ್ ಫೋನುಗಳನ್ನು ಅಭ್ಯರ್ಥಿಗಳು ಹೊಂದಿದ್ದರೆ ಅವರನ್ನು ಅನರ್ಹಗೊಳಿಸಲಾಗುತ್ತದೆ.

v) ಎಲೆಕ್ಟ್ರಾನಿಕ್ ಸಾಮಗ್ರಿಗಳಾದ ಕ್ಯಾಲ್ಕುಲೇಟರ್ ಇತ್ಯಾದಿಗಳನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

vi) ಪ್ರಶ್ನೆ ಪತ್ರಿಕೆಯಲ್ಲಿನ ಯಾವುದಾದರೂ ಪ್ರಶ್ನೆಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ, ಪರೀಕ್ಷಾ ಕೇಂದ್ರವನ್ನು ಬಿಡುವ ಮೊದಲು ಆಯಾ ಪರೀಕ್ಷಾ ದಿನವೇ ಸಂಬಂಧಿತ ಪರೀಕ್ಷಾ ಮೇಲ್ವಿಚಾರಕರ ಮುಖಾಂತರ ಅಭ್ಯರ್ಥಿಯ ಹೆಸರು, ವಿಳಾಸ, ನೋಂದಣಿ ಸಂಖ್ಯೆ, ಇತ್ಯಾದಿಗಳನ್ನು ನಮೂದಿಸಿರುವ ಲಿಖಿತ ಮನವಿಯನ್ನು ಪರೀಕ್ಷಾ ಮೇಲ್ವಿಚಾರಕರಿಗೆ ಸಲ್ಲಿಸಿ ಸ್ವೀಕೃತಿ (Acknowledgement) ಪಡೆಯಬೇಕು. ಪರೀಕ್ಷಾ ಕೇಂದ್ರ ಬಿಟ್ಟ ನಂತರ ಕಳುಹಿಸುವ ಯಾವುದೇ ಆಕ್ಷೇಪಣೆಯನ್ನು ಮಾನ್ಯ ಮಾಡಲಾಗುವುದಿಲ್ಲ. ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ದೋಷ ಕಂಡು ಬಂದಲ್ಲಿ ಅದನ್ನು ತಕ್ಷಣ ಮೇಲ್ವಿಚಾರಕರ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು. ಪರೀಕ್ಷೆ ಮುಗಿದ ನಂತರ ಅದರ ಬಗ್ಗೆ ನೇಮಕಾತಿ ಸಮಿತಿಯ ಗಮನಕ್ಕೆ ತಂದರೆ ಅಂತಹ ಆಕ್ಷೇಪಣೆಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.

10. ವೈದ್ಯಕೀಯ ಪರೀಕ್ಷೆ :

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆಯುವ ಎಲ್ಲಾ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಗೆ ನೇಮಕಾತಿ ಸಮಿತಿಯು ರಚಿಸುವ ವೈದ್ಯಕೀಯ ಮಂಡಳಿಯ ಮುಂದೆ ಹಾಜರಾಗತಕ್ಕದ್ದು. ಹಾಜರಾಗುವ ವೇಳೆ ಮತ್ತು ಸ್ಥಳವನ್ನು ನೇಮಕಾತಿ ಪ್ರಾಧಿಕಾರವು ನಿಗದಿಪಡಿಸುವುದು.

ಆಯ್ಕೆಯಾದ ಅಭ್ಯರ್ಥಿಗಳು ಸಂಬಂಧಪಟ್ಟ ಕೆ.ಎಸ್.ಆರ್.ಪಿ.ಯ ಕಮಾಂಡೆಂಟ್ ಕಛೇರಿಯಲ್ಲಿ ನಡೆಸುವ ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಾಗ ಮೂಲ ದಾಖಲೆಗಳೊಂದಿಗೆ ಹಾಜರಾಗುವುದು ಹಾಗೂ ಪತ್ರಾಂಕಿತ (Gazetted) ಅಧಿಕಾರಿಯವರಿಂದ ಮೂಲ ದಾಖಲೆಗಳ ದೃಢೀಕೃತ ಜೆರಾಕ್ಸ್ ಪ್ರತಿಯ ಒಂದು ಸೆಟ್‌ಅನ್ನು ಸಂಬಂಧಪಟ್ಟ ಕಛೇರಿಗೆ ನೀಡುವುದು.

ವೈದ್ಯಕೀಯ ಪರೀಕ್ಷೆಗಳು ಈ ಕೆಳಕಂಡಂತಿರುತ್ತವೆ :

(ಎ) ದೃಷ್ಟಿ:

ಕನ್ನಡಕ ಸಹಿತ ಅಥವಾ ಕನ್ನಡಕವಿಲ್ಲದೇ ಕೆಳಗೆ ಕಾಣಿಸಿದ ದರ್ಜೆಯ ಸಮೀಪ ಮತ್ತು ದೂರದ ದೃಷ್ಟಿ ಹೊಂದಿರಬೇಕು.

	ಉತ್ತಮ	ಕೆಟ್ಟದಾದ
(i) ದೂರದ ದೃಷ್ಟಿ	6/9 ಅಥವಾ 6/9	6/9
	6/9	6/12
(ii) ಸಮೀಪದ ದೃಷ್ಟಿ	0/6	0/8

(iii) ಪ್ರತಿ ಕಣ್ಣು ಸಂಪೂರ್ಣ ಕ್ಷೇತ್ರ ದೃಷ್ಟಿ ಹೊಂದಿರಬೇಕು.

ವರ್ಣಾಂಧತೆ, ಮೆಳ್ಳಗಣ್ಣು ಅಥವಾ ಯಾವುದೇ ಕಣ್ಣಿನ ಅಥವಾ ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆಯೆಂದು ಪರಿಗಣಿಸಲಾಗುವುದು.

(ಬಿ) ಶ್ರವಣ ಶಕ್ತಿ:

- i) ರಿನ್ನೇಸ್ ಪರೀಕ್ಷೆ (Rinne's Test)
- ii) ವೆಬ್ಬರ್ ಪರೀಕ್ಷೆ (Webber's Test)
- iii) ವೆರ್ಟಿಗೋ ಪರೀಕ್ಷೆ (Tests for Vertigo)

ಮೇಲಿನ ಪರೀಕ್ಷೆಗಳಲ್ಲಿ ಯಾವುದೇ ನ್ಯೂನತೆಗಳು ಕಂಡು ಬಂದಲ್ಲಿ ಅನರ್ಹತೆ ಎಂದು ಪರಿಗಣಿಸಲಾಗುವುದು.

(ಸಿ) ಈ ಕೆಳಗಿನ ದೈಹಿಕ ಪರೀಕ್ಷೆಗಳಲ್ಲಿ ಯಾವುದೇ ನ್ಯೂನತೆಗಳು ಅನರ್ಹತೆ ಎಂದು ಪರಿಗಣಿಸಲಾಗುವುದು.

- i) ತಾಗು ಮಂಡಿ (Knock knees)
- ii) ಬಾಗಿದ ಕಾಲುಗಳು (Bow legs)
- iii) ಚಪ್ಪಟೆ ಪಾದ (Flat feet)
- iv) ಅಪಧಮನಿ ಊತ (Varicose Veins)
- v) ಮಾತಿನಲ್ಲಿ ಅಡಚಣೆ (Impediment in speech)

(ಡಿ) ಎದೆಯ ಕ್ಷ-ಕಿರಣ (Chest X-Ray) ವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗುವುದು.

ಮೇಲಿನ ಎಲ್ಲಾ ಪರೀಕ್ಷೆಗಳನ್ನು ವೈದ್ಯಕೀಯ ಮಂಡಳಿಯು ನಡೆಸುತ್ತದೆ. ವೈದ್ಯಕೀಯ ಮಂಡಳಿಯು ದೈಹಿಕವಾಗಿ ಅರ್ಹರೆಂದು ಪ್ರಮಾಣೀಕರಿಸಿದ ಅಭ್ಯರ್ಥಿಗಳು ಮಾತ್ರ ನೇಮಕಾತಿಗೆ ಅರ್ಹಗೊಳ್ಳುವರು/ಅರ್ಹರಾಗುವರು.

ಟಿಪ್ಪಣಿ : ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

11. ಜಾತಿ ಮೀಸಲಾತಿ ಪ್ರಮಾಣ ಪತ್ರಗಳು :

ಜಾತಿ ಮೀಸಲಾತಿ ಕೋರಬಯಸುವ ಅಭ್ಯರ್ಥಿಗಳು ಈ ಕೆಳಕಂಡ ನಮೂನೆಗಳಲ್ಲಿ ಪ್ರಮಾಣ ಪತ್ರವನ್ನು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

- ಎ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ-ಡಿ ಪ್ರಮಾಣ ಪತ್ರ.
- ಬಿ) ಪ್ರವರ್ಗ - 1 ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ-ಇ ಪ್ರಮಾಣ ಪತ್ರ.
- ಸಿ) ಪ್ರವರ್ಗ- 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ - ಎಫ್ ಪ್ರಮಾಣ ಪತ್ರ.

ಸೂಚನೆ : ನಮೂನೆ - ಎಫ್ ಪ್ರಮಾಣ ಪತ್ರವು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:31.08.2016ಕ್ಕೆ ಐದು ವರ್ಷಕ್ಕಿಂತ ಹಳೆಯದಾಗಿರಬಾರದು.

12. ಗ್ರಾಮೀಣ ಮೀಸಲಾತಿ:

- ಎ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು 1ನೇ ತರಗತಿಯಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರಬೇಕು;
- ಬಿ) ಅಭ್ಯರ್ಥಿಯು ವ್ಯಾಸಂಗ ಮಾಡಿದ ಸ್ಥಳವು ವ್ಯಾಸಂಗ ಮಾಡಿದ ಅವಧಿಯಲ್ಲಿ ಅಂದಿನ ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ ಅಥವಾ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಒಂದು ದೊಡ್ಡ ನಗರ ಪ್ರದೇಶ, ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆಯ ಹಂತದಲ್ಲಿರುವ ಪ್ರದೇಶಗಳ ಹೊರತಾಗಿ ಇತರ ಯಾವುದೇ ಪ್ರದೇಶದಲ್ಲಿರುವ ಶಾಲೆಯಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಯಾಗಿರಬೇಕು;
- ಸಿ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು ಕರ್ನಾಟಕ ಅದಿಸೂಚನೆ ಸಂಖ್ಯೆ. ಸಿಆಸುಇ:08/ಸೆನೆನಿ:2001, ದಿನಾಂಕ 13.02.2001ರ ಪ್ರಕಾರ ಮೇಲೆ ಪರಿಭಾಷಿಸಿದಂತೆ ತರಗತಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರುವವರು ಸರ್ಕಾರಿ ಆದೇಶ ಸಂಖ್ಯೆ. ಸಿಆಸುಇ/96/ಸೆನೆನಿ/2005, ದಿನಾಂಕ 10.08.2005ರಲ್ಲಿ ನಿಗದಿಪಡಿಸಿದ ನಮೂನೆ-2ರ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಶಾಲಾ ಮುಖ್ಯೋಪಾಧ್ಯಾಯರಿಂದ ಸಹಿ ಮಾಡಿಸಿ ಮತ್ತು ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿದ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆಯುವುದು. ನಮೂನೆ-1 (ನಾನ್-ಕ್ರೀಮಿ ಲೇಯರ್) ಮತ್ತು ನಮೂನೆ-2 ಇವುಗಳು ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ಅಭ್ಯರ್ಥಿಗಳಿಗೆ ಕಡ್ಡಾಯವಾಗಿರುತ್ತದೆ.
- ಡಿ) ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದು ಸಲ್ಲಿಸುವುದು.

ಸೂಚನೆ: ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕೃತಗೊಂಡಲ್ಲಿ ಅಂತಹ ಅಭ್ಯರ್ಥಿಗಳು Non-Creamy Layer ಪ್ರಮಾಣ ಪತ್ರವನ್ನು ಹೊಂದಿರದಿದ್ದಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

13. ಯೋಜನಾ ನಿರಾಶ್ರಿತರು:

ಯೋಜನಾ ನಿರಾಶ್ರಿತ ಮೀಸಲಾತಿ ಕೋರುವ ಅಭ್ಯರ್ಥಿಗಳು ಸರ್ಕಾರದ ಅದಿಸೂಚನೆ ಸಂಖ್ಯೆ. ಡಿಪಿಎಆರ್:23:ಎಸ್ಆರ್ಆರ್:99, ದಿನಾಂಕ 23.11.2000 ರನ್ವಯ (ಈ ನಿಯಮಗಳು ಜಾರಿಯಾಗುವ 20 ವರ್ಷಕ್ಕೆ ಮುನ್ನ ನಿರ್ವಸಿತರಾದ ಕುಟುಂಬದ ಅಭ್ಯರ್ಥಿಗಳು ಈ ಮೀಸಲಾತಿಗೆ ಅನ್ವಯವಾಗುವುದಿಲ್ಲ) ಸರ್ಕಾರದ ಸುತ್ತೋಲೆ ಸಂಖ್ಯೆ. ಸಿಆಸುಇ:44: ಸೆನೆನಿ:2001, ದಿನಾಂಕ 27.07.2001ರಲ್ಲಿ ನಿಗದಿಪಡಿಸಿರುವ ನಮೂನೆಯಲ್ಲಿ ಸಂಬಂಧಪಟ್ಟ ತಹಶೀಲ್ದಾರ್‌ರವರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

14. ಕನ್ನಡ ಮಾಧ್ಯಮ:

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು 1 ನೇ ತರಗತಿಯಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿ ಮತ್ತು ಮೊಹರಿನೊಂದಿಗೆ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು.

15. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ:

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಯೋಜನೆ ಹೊಂದಿದ ಬಗೆಗಿನ ಪ್ರಮಾಣ ಪತ್ರ / ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮ 9(1) ರನ್ವಯ ಕೇಂದ್ರ ಸಶಸ್ತ್ರದಳದಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆ ಹೊಂದಿದ ವ್ಯಕ್ತಿಗಳು ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಮಾಜಿ ಸೈನಿಕ ಮಕ್ಕಳಿಗೆ ವಯೋಮಿತಿ ಸಡಿಲಿಕೆ, ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಯಾವುದೇ ತರಹದ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡ್‌ನಿಂದ ಪ್ರಮಾಣ ಪತ್ರವನ್ನು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: **31.08.2016** ರೊಳಗಾಗಿ ಪಡೆದಿಟ್ಟುಕೊಂಡಿರತಕ್ಕದ್ದು.

16. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೊಳಪಡುವ (ಸ್ಥಳೀಯ) ಅಭ್ಯರ್ಥಿಗಳು ಹೈ-ಕ ಮೀಸಲಾತಿಯ ಸಲುವಾಗಿ ಪಡೆಯಬೇಕಾಗಿರುವ ಪ್ರಮಾಣ ಪತ್ರ:

ಹೈದರಾಬಾದ್-ಕರ್ನಾಟಕ ಪ್ರದೇಶದ ಮೀಸಲಾತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳಲ್ಲಿ ಅರ್ಹತಾ ಪ್ರಮಾಣ ಪತ್ರ ಇಲ್ಲದಿದ್ದಲ್ಲಿ ಸ್ಥಳೀಯ ವ್ಯಕ್ತಿಯೆಂಬ ಮೀಸಲಾತಿಯನ್ನು ಕ್ಲೇಮು ಮಾಡುವ ಅರ್ಜಿದಾರರು ಒಂದು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು. ಪರಂತು ಅರ್ಜಿ ಸಲ್ಲಿಸುವ ದಿನಾಂಕದಂದು ಅರ್ಜಿದಾರರು ಸ್ಥಳೀಯ ವ್ಯಕ್ತಿಯೆಂದು ಅರ್ಹತೆ ಪಡೆಯುವುದು ಕಡ್ಡಾಯವಾಗಿರುತ್ತದೆ. ತಾತ್ಕಾಲಿಕವಾಗಿ ಆಯ್ಕೆಗೊಂಡ ಅಭ್ಯರ್ಥಿಗಳು ದಾಖಲಾತಿ ಪರೀಕ್ಷೆಗಳ ಸಮಯದಲ್ಲಿ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಅರ್ಹತಾ ಪ್ರಮಾಣ ಪತ್ರ (ಅನುಬಂಧ-ಎ) ನೀಡತಕ್ಕದ್ದು. ಅರ್ಹತಾ ಪ್ರಮಾಣ ಪತ್ರದಲ್ಲಿ ಸಕ್ಷಮ ಪ್ರಾಧಿಕಾರಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಅಂತಿಮ ದಿನಾಂಕದಂದು ಅಭ್ಯರ್ಥಿಯು ಸಾರ್ವಜನಿಕ ಉದ್ಯೋಗ ಆದೇಶದಂತೆ ಸ್ಥಳೀಯ ವ್ಯಕ್ತಿಯೆಂದು ಅರ್ಹತೆ ಪಡೆದಿರುತ್ತಾನೆಂದು ಒಂದು ಅಡಿ ಟಿಪ್ಪಣಿಯನ್ನು ದಾಖಲಿಸುವುದು.

ಟಿಪ್ಪಣಿ:- ನಿಗದಿಪಡಿಸಿರುವ ಕೊನೆಯ ದಿನಾಂಕವಾದ 31.08.2016ಕ್ಕೆ ಮುಂಚಿತವಾಗಿ ಅಭ್ಯರ್ಥಿಗಳು ಕೋರುವ ಮೀಸಲಾತಿಗಳ ದಾಖಲೆಗಳನ್ನು ಪಡೆದಿಟ್ಟುಕೊಂಡಿರಬೇಕು. ಕೊನೆಯ ದಿನಾಂಕದ ನಂತರ ಮಾಡಿಸಲಾಗಿರುವ ದಾಖಲೆ / ಪ್ರಮಾಣ ಪತ್ರಗಳನ್ನು ಅಂಗೀಕರಿಸಲಾಗುವುದಿಲ್ಲ ಹಾಗೂ ಅಂತಹ ಮೀಸಲಾತಿಯನ್ನು ರದ್ದುಪಡಿಸುವ ಹಕ್ಕು ನೇಮಕಾತಿ ಸಮಿತಿ ಹೊಂದಿರುತ್ತದೆ.

ಸೂಚನೆ:-

- 1) ಈ ಮೇಲಿನ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಅಂದರೆ 31.08.2016 ರೊಳಗೆ ಪಡೆದಿರಬೇಕು ಹಾಗೂ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರಬೇಕು.
- 2) ಈ ಮೇಲೆ ನಮೂದಿಸಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರಗಳ ನಮೂನೆಗಳನ್ನು ಅಧಿಸೂಚನೆಯ ಕೊನೆಯಲ್ಲಿ ನೀಡಲಾಗಿರುತ್ತದೆ.
- 3) ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದರಿಂದ ಯಾವುದೇ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಲು ಅವಕಾಶ ಇರುವುದಿಲ್ಲ. ಆದರೆ ಈ ಮೇಲಿನ ಪ್ರಮಾಣ ಪತ್ರಗಳನ್ನು / ದಾಖಲೆಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಅಂದರೆ, ದಿನಾಂಕ: 31.08.2016ರ ಒಳಗೆ ಪಡೆದಿರಬೇಕು ಇಲ್ಲವೇ ಸಿಂಧುವಾಗಿರಬೇಕು ಹಾಗೂ ನೇಮಕಾತಿ ಸಮಿತಿಯು ಪರಿಶೀಲನೆಗಾಗಿ ಹಾಜರುಪಡಿಸಲು ಸೂಚಿಸಿದಾಗ ಅರ್ಜಿಯಲ್ಲಿ ನಮೂದಿಸಿರುವ ಮೀಸಲಾತಿಯ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು. ತಪ್ಪಿದ್ದಲ್ಲಿ ಕೆಳಕಂಡ ಕ್ರಮ ಕೈಗೊಳ್ಳಲಾಗುವುದು.

ವಿವಿಧ ಮೀಸಲಾತಿ ಕೋರಿ ಹಾಜರು ಪಡಿಸಬೇಕಾದ ಪ್ರಮಾಣ ಪತ್ರಗಳನ್ನು ಹಾಜರು ಪಡಿಸದಿದ್ದಲ್ಲಿ: ಆ ಮೀಸಲಾತಿಯನ್ನು ರದ್ದುಪಡಿಸಲಾಗುವುದು, ಹಾಗೆಯೇ ಪ್ರವರ್ಗ ಕೋರಿ ಅರ್ಜಿ ಸಲ್ಲಿಸಿ, ಜಾತಿ ಪ್ರಮಾಣ ಪತ್ರವನ್ನು ಹಾಜರು ಪಡಿಸದಿದ್ದಲ್ಲಿ ಅಥವಾ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪ್ರಮಾಣ ಪತ್ರವು ಇಲ್ಲದಿದ್ದಲ್ಲಿ ಆ ಪ್ರವರ್ಗವನ್ನು ರದ್ದುಪಡಿಸಿ ಸಾಮಾನ್ಯ ಅರ್ಹತೆಯಲ್ಲಿ ಅರ್ಹತೆಯನ್ನು ಹೊಂದಿದ್ದಲ್ಲಿ ಮಾತ್ರ ಸಾಮಾನ್ಯ ಅರ್ಹತೆಯ ಅಭ್ಯರ್ಥಿಯೆಂದು ಪರಿಗಣಿಸಲಾಗುವುದು.

17. ಪ್ರಮುಖವಾದ ಸೂಚನೆಗಳು :

ಅಭ್ಯರ್ಥಿಗಳು ಯಾವುದೇ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಕೂಡದು. ಆದರೆ ಈ ಕೆಳಕಂಡ ಪ್ರಮಾಣ ಪತ್ರಗಳನ್ನು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಿಂಧುವಾಗಿರುವಂತೆ ಪಡೆದಿಟ್ಟುಕೊಂಡಿದ್ದು, ಸಮಿತಿಯು ಸೂಚಿಸಿದಾಗ ಹಾಜರುಪಡಿಸತಕ್ಕದ್ದು.

- ಎ) ವಿದ್ಯಾರ್ಹತೆಯ ಅಂಕಪಟ್ಟಿ.
 - ಬಿ) ಹುಟ್ಟಿದ ದಿನಾಂಕದ ಪ್ರಮಾಣ ಪತ್ರ (ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪ್ರಮಾಣ ಪತ್ರ)
 - ಸಿ) ಸರ್ಕಾರಿ ಇಲಾಖೆಯಲ್ಲಿ / ರಾಜ್ಯಸರ್ಕಾರದ / ಕೇಂದ್ರ ಸರ್ಕಾರದ / ಸರ್ಕಾರದ ಯಾವುದೇ ಪ್ರಾಧಿಕಾರದಲ್ಲಿ / ರಾಜ್ಯ ಅಥವಾ ಕೇಂದ್ರ ಸರ್ಕಾರದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳಲ್ಲಿ ಪ್ರಸ್ತುತ ಉದ್ಯೋಗಿಯಾಗಿದ್ದಲ್ಲಿ ಅಂತಹವರು ಇಲಾಖಾ ವತಿಯಿಂದ ಕರ್ತವ್ಯದಿಂದ ಬಿಡುಗಡೆ ಮಾಡುವ ಬಗ್ಗೆ ಇಚ್ಛಾ ಅನುಮತಿ ಪತ್ರ.
 - ಡಿ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಮೀಸಲಾತಿ ಅಭ್ಯರ್ಥಿಗಳು ನಮೂನೆ ಡಿ/ಇ/ಎಫ್ ನಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರಗಳನ್ನು ಪಡೆದಿಟ್ಟುಕೊಂಡಿರತಕ್ಕದ್ದು.
 - ಇ) ಯೋಜನಾ ನಿರಾಶ್ರಿತ ಅಭ್ಯರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
 - ಎಫ್) ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಯೋಜನೆ ಹೊಂದಿದ ಬಗೆಗಿನ ಪ್ರಮಾಣ ಪತ್ರ (ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ).
 - ಜಿ) ಮಾಜಿ ಸೈನಿಕ ಮಕ್ಕಳು ಮೀಸಲಾತಿ ಪಡೆಯುವ ಅಭ್ಯರ್ಥಿಗಳು ಅವರ ತಂದೆಯವರು ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡಿನಿಂದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
 - ಹೆಚ್) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿರಬೇಕು.
 - ಐ) ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿಟ್ಟು ಕೊಂಡಿರತಕ್ಕದ್ದು.
- ಟಿಪ್ಪಣಿ :** ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಮಾಡಿಸುವ ಮೀಸಲಾತಿ ಪ್ರಮಾಣ ಪತ್ರಗಳನ್ನು ಯಾವುದೇ ಹಂತದಲ್ಲಿ ಗಣನೆಗೆ ತೆಗೆದುಕೊಳ್ಳುವುದಿಲ್ಲ.
- ಜೆ) ಅಭ್ಯರ್ಥಿಯು ಅರ್ಜಿಯಲ್ಲಿ ಭರ್ತಿ ಮಾಡಿದ ಮಾಹಿತಿಯು ಅಂತಿಮವಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವಾಗ ಅರ್ಜಿಯ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡತಕ್ಕದ್ದು.
 - ಕೆ) ನೇಮಕಾತಿ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ವಿಳಾಸ ಬದಲಾವಣೆಯಾಗಿದ್ದಲ್ಲಿ ತಕ್ಷಣದಲ್ಲಿ ಅಭ್ಯರ್ಥಿಗಳು ಲಿಖಿತ ಮೂಲಕ ಸಂಬಂಧಪಟ್ಟ ಘಟಕಾಧಿಕಾರಿಯವರ ನೇಮಕಾತಿ ಸಮಿತಿಯ ಗಮನಕ್ಕೆ ತರತಕ್ಕದ್ದು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ನೇಮಕಾತಿ ಸಮಿತಿಯು ಪ್ರಯತ್ನಿಸುವುದು. ಆದಾಗ್ಯೂ ಈ ವಿಚಾರದಲ್ಲಿ ನೇಮಕಾತಿ ಸಮಿತಿಯು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರ ವಹಿಸತಕ್ಕದ್ದು.
 - ಎಲ್) ಅಭ್ಯರ್ಥಿಗಳು ನೇಮಕಾತಿ ಸಮಿತಿಯೊಡನೆ ಸಂಪರ್ಕಿಸಬೇಕಾದ ಸಂದರ್ಭದಲ್ಲಿ ಅವರ ಮನವಿಯೊಂದಿಗೆ ಅರ್ಜಿಯ ನಕಲು ಪ್ರತಿಯನ್ನು ಹಾಗೂ ಇತರೆ ಮಾಹಿತಿಯನ್ನು ನೀಡತಕ್ಕದ್ದು.
 - ಎಂ) ಯಾವ ಹಂತದಲ್ಲಿಯೂ ಕೋರಿದ ಘಟಕವನ್ನು ಬದಲಾಯಿಸಲಾಗುವುದಿಲ್ಲ. ಉದಾ: ಒಬ್ಬ ಅಭ್ಯರ್ಥಿಯು ಬೆಂಗಳೂರನ್ನು ಕೋರಿ ಅರ್ಜಿ ಸಲ್ಲಿಸಿ, ಮೈಸೂರಿಗೆ ತನ್ನ ಅಭ್ಯರ್ಥಿತನವನ್ನು ಪರಿಗಣಿಸುವಂತೆ ಕೋರಿದ್ದಲ್ಲಿ ಅದನ್ನು ಪರಿಗಣಿಸಲಾಗುವುದಿಲ್ಲ.
 - ಎನ್) ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವಾಗ ಯಾವುದೇ ಸುಳ್ಳು/ತಪ್ಪು ಮಾಹಿತಿಗಳನ್ನು ನೀಡಬಾರದು. ಹಾಗೇ ನೀಡಿ ತದನಂತರ ನೇಮಕಾತಿ ಸಮಿತಿಗೆ ಅದು ಪತ್ತೆಯಾದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು.

18. ವಿಶೇಷ ಸೂಚನೆಗಳು :

ಅಭ್ಯರ್ಥಿಗಳು ನೇಮಕಾತಿ ಸಮಿತಿಯು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿಯೇ ಎಲ್ಲಾ ಅಂಕಗಳನ್ನು ಸ್ಪಷ್ಟವಾಗಿ ಭರ್ತಿ ಮಾಡತಕ್ಕದ್ದು. ಇತರೆ ಯಾವುದೇ ನಮೂನೆಗಳಲ್ಲಿ ಸಲ್ಲಿಸುವ, ಶುಲ್ಕ ಪಾವತಿಸದೆ ಸಲ್ಲಿಸಲ್ಪಡುವ, ಅಪೂರ್ಣವಾಗಿರುವ, ಸಹಿ ಮಾಡದ ಹಾಗೂ ಭಾವಚಿತ್ರ ಇಲ್ಲದೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಹಾಗೂ ಈ ಕೆಳಕಂಡ ವಿಶೇಷ ಸೂಚನೆಗಳನ್ನು ಗಮನಿಸುವುದು.

- ಎ) ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ತಮ್ಮೊಂದಿಗೆ ತಪ್ಪದೇ ಇಟ್ಟುಕೊಳ್ಳಲು ಸೂಚಿಸಿದೆ.
- ಬಿ) ಸೇವೆಯಲ್ಲಿರುವ ಅಭ್ಯರ್ಥಿಗಳು ಅವರು ಸೇವೆಯಲ್ಲಿರುವ ಬಗ್ಗೆ ಅರ್ಜಿಯಲ್ಲಿನ ನಿಗದಿತ ಕಾಲಂನ್ನು ತುಂಬತಕ್ಕದ್ದು ಹಾಗೂ ಅವರ ಸೇವಾ ಪ್ರಮಾಣ ಪತ್ರ ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸುವ ಬಗ್ಗೆ ನಿರಾಕ್ಷೇಪಣ ಪ್ರಮಾಣ ಪತ್ರವನ್ನು (No Objection Certificate) ಸಂಬಂಧಿತ ಇಲಾಖಾ ಮುಖ್ಯಸ್ಥರಿಂದ ಪಡೆದಿಟ್ಟುಕೊಂಡಿದ್ದು ನೇಮಕಾತಿ ಸಮಿತಿಯು ಸೂಚಿಸಿದಾಗ ಹಾಜರುಪಡಿಸತಕ್ಕದ್ದು.

- ಸಿ) ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಬಾರದೆಂದು ಸಲಹೆ ನೀಡಲಾಗಿದೆ. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸುವ ಬದಲು ಒಂದೇ ಅರ್ಜಿಯನ್ನು ಅತೀ ಜಾಗರೂಕತೆಯಿಂದ ಮತ್ತು ಬಹಳ ಎಚ್ಚರಿಕೆಯಿಂದ ಭರ್ತಿ ಮಾಡತಕ್ಕದ್ದು. ಏಕೆಂದರೆ ಒಂದಕ್ಕಿಂತ ಹೆಚ್ಚು ನೋಂದಣಿ ಸಂಖ್ಯೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದು ಯಾವುದೇ ಹಂತದಲ್ಲಿ ಕಂಡುಬಂದಲ್ಲಿ ಅಂತಹ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು. ಸಂಕ್ಷಿಪ್ತವಾಗಿ ತಿಳಿಸುವುದೆಂದರೆ ಒಬ್ಬ ಅಭ್ಯರ್ಥಿಯು ಒಂದು ನೋಂದಣಿ ಸಂಖ್ಯೆಗಿಂತ ಹೆಚ್ಚು ನೋಂದಣಿ ಸಂಖ್ಯೆಯನ್ನು ಪರೀಕ್ಷೆಯ ಯಾವುದೇ ಹಂತದಲ್ಲಿ ಬಳಸುವುದನ್ನು ನಿಖರವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಒಂದೇ ಹೆಸರಿನಲ್ಲಿ ಸಲ್ಲಿಸಿ ಬೇರೆ ಬೇರೆ ಪೋಟೋಗಳನ್ನು ಅಂಟಿಸಿ, ಸಹಿಗಳನ್ನು ಮಾಡಿ ಪರೀಕ್ಷೆಗೆ ಹಾಜರಾಗಿದ್ದು ಕಂಡುಬಂದಲ್ಲಿ ಅಂತಹವರ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸುವುದಲ್ಲದೇ ಅವರ ಮೇಲೆ ಕಾನೂನಿನ ರೀತ್ಯಾ ಕ್ರಮವನ್ನು ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ನೇಮಕಾತಿ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
- ಡಿ) ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನಾ ಸಂದರ್ಭದಲ್ಲಿ ಅರ್ಜಿಯಲ್ಲಿ ನಮೂದಿಸಿರುವ ಎಲ್ಲಾ ಮಾಹಿತಿಗಳಿಗೆ ಪೂರಕವಾಗಿ ಸದರಿ ದಾಖಲೆ / ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸಬೇಕು, ತಪ್ಪಿದ್ದಲ್ಲಿ ಅಂತಹ ಮೀಸಲಾತಿಯನ್ನು ರದ್ದುಪಡಿಸಿ, ಸಾಮಾನ್ಯ ವರ್ಗದಡಿಯಲ್ಲಿ ಅರ್ಹತೆ ಹೊಂದಿದಲ್ಲಿ ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಯಾವುದೇ ಮೂಲ ಪ್ರಮಾಣ ಪತ್ರಗಳನ್ನು ಹಾಗೂ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಒಂದು ವೇಳೆ ಸಲ್ಲಿಸಿ, ಅವು ಕಳೆದು ಹೋದರೆ ನೇಮಕಾತಿ ಸಮಿತಿಯು ಜವಾಬ್ದಾರಿಯಾಗುವುದಿಲ್ಲ.
- ಇ) ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಂದರೆ 31.08.2016ಕ್ಕೆ ಮೊದಲು ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ(ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ)ಯನ್ನು ಹೊಂದಿರಬೇಕು.
- ಎಫ್) ಅಭ್ಯರ್ಥಿಗಳು ಅರ್ಜಿಯಲ್ಲಿ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದ್ದಲ್ಲಿ ಅದಕ್ಕೆ ಅಭ್ಯರ್ಥಿಗಳೇ ಜವಾಬ್ದಾರಾಗಿರುತ್ತಾರೆ. ಅರ್ಜಿಯಲ್ಲಿನ ವಿವರಗಳು ಸರಿಯಾಗಿವೆಯೇ ಎಂದು ಮನಗಂಡು ಆ ನಂತರ ಮೂಲ ಅರ್ಜಿಯನ್ನು ಭರ್ತಿ ಮಾಡುವುದು ಸೂಕ್ತ. ಒಂದು ವೇಳೆ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳನ್ನು ಸರಿಯಾಗಿ ನಮೂದಿಸದೆ ಇದ್ದಲ್ಲಿ ಅಥವಾ ತಪ್ಪಾಗಿ ನಮೂದಿಸಿದಲ್ಲಿ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸಲಾಗುವುದು.
- ಜಿ) ಒಂದು ವೇಳೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕವು ಸಾರ್ವತ್ರಿಕ ರಜಾ/ಬಂದ್ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನಾಂಕದ ಮಾರನೆಯ ಕೆಲಸದ ದಿನದಂದು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆದರೆ ವಯೋಮಿತಿ ಹಾಗೂ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯ ಪರಿಗಣನೆಗೆ ದಿನಾಂಕ: 31.08.2016 ಮಾತ್ರ ಅನ್ವಯವಾಗುತ್ತದೆ.
- ಹೆಚ್) ಅಭ್ಯರ್ಥಿಯು ಅರ್ಜಿಯನ್ನು ಸಮರ್ಪಕವಾಗಿ ತುಂಬದೇ ಸದರಿ ಅರ್ಜಿ ತಿರಸ್ಕೃತವಾದಲ್ಲಿ ತತ್ಸಂಬಂಧ ಯಾವುದೇ ರೀತಿಯ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.
- ಐ) ಅರ್ಜಿ ತುಂಬುವ ವಿಧಾನ ಹಾಗೂ ಹೆಚ್ಚಿನ ವಿವರಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿನ ಮಾಹಿತಿ ಸೂಚಿಯಲ್ಲಿ ಲಭ್ಯವಿರುತ್ತದೆ.
- ಜೆ) ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ನೀಡುವ ಮಾಹಿತಿಗಳು ಸರಿ ಇದೆ ಎಂದು ಭಾವಿಸಿ ಅವರುಗಳು ಸ್ವರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಅರ್ಹರೆ ಎಂಬುದನ್ನು ಪರಿಗಣಿಸಿ ಅರ್ಹರೆಂದು ಕಂಡುಬಂದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರಗಳನ್ನು ತಯಾರು (Upload) ಮಾಡಲಾಗುತ್ತದೆ. ಆದ್ದರಿಂದ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಇತ್ಯಾದಿಗಳಿಗೆ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಪೂರ್ಣ ಮಾಹಿತಿ ನೀಡದ ಅಥವಾ ತಪ್ಪು ಮಾಹಿತಿ ನೀಡಿದ, ಶುಲ್ಕ ಪಾವತಿಸದ, ಅಭ್ಯರ್ಥಿಯ ಸಹಿ ಇಲ್ಲದ ಮತ್ತು ಭಾವಚಿತ್ರ ಇಲ್ಲದೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಕೆ) ಪರೀಕ್ಷೆಗೆ ಪ್ರವೇಶವು ಸಂಪೂರ್ಣವಾಗಿ ತಾತ್ಕಾಲಿಕವಾಗಿರುತ್ತದೆ. ಪ್ರವೇಶ ಪತ್ರ ನೀಡಿದ ಮಾತ್ರಕ್ಕೆ ನೇಮಕಾತಿ ಸಮಿತಿಯು ನಿಮ್ಮ ಅಭ್ಯರ್ಥಿತನವನ್ನು ಅಂಗೀಕರಿಸಿದೆ ಎಂದು ಭಾವಿಸತಕ್ಕದ್ದಲ್ಲ.
- ಎಲ್) ಪ್ರಶ್ನೆ ಪತ್ರಿಕೆಯಲ್ಲಿ ಯಾವುದಾದರೂ ಮುದ್ರಣ ದೋಷವಾಗಿದ್ದಲ್ಲಿ ಅದನ್ನು ತಕ್ಷಣ ಕೊಠಡಿಯ ಪರಿವೀಕ್ಷಕರ ಗಮನಕ್ಕೆ ತಂದು ಸರಿಯಾದ ಪ್ರಶ್ನೆ ಪತ್ರಿಕೆ ಪಡೆದುಕೊಂಡು ಉತ್ತರವನ್ನು ಬರೆಯಬೇಕು. ಇದರ ಬಗ್ಗೆ ಪರೀಕ್ಷೆ ಮುಗಿದ ನಂತರ ನೇಮಕಾತಿ ಸಮಿತಿಗೆ ಸದರಿ ವಿಷಯದ ಬಗ್ಗೆ ತಿಳಿಸಿದ್ದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.
- ಎಂ) ಉತ್ತರ ಪತ್ರಿಕೆಯನ್ನು ಸ್ಕ್ಯಾನಿಂಗ್ ಮಾಡಿಸಿ ಗಣಕ ಯಂತ್ರದ ಮುಖೇನ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸುವುದರಿಂದ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ಮಾಹಿತಿಯನ್ನು ಭರ್ತಿ ಮಾಡುವ ಸಲುವಾಗಿ ಪರೀಕ್ಷೆಗೆ ನಿಗದಿಪಡಿಸಿರುವ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಗೆ ತಪ್ಪದೇ ಹಾಜರಾಗತಕ್ಕದ್ದು. ಆ ಸಮಯದಲ್ಲಿ ಪರೀಕ್ಷಾ ಮೇಲ್ವಿಚಾರಕರು ಕೆಲವು ಮಾರ್ಗ ಸೂಚನೆಗಳನ್ನು ನೀಡುತ್ತಾರೆ.
- ಎನ್) ಪರೀಕ್ಷೆ ಮುಗಿದ ಒಂದು ಅಥವಾ ಎರಡು ದಿನಗಳ ನಂತರ ಉತ್ತರಗಳನ್ನು ತಾತ್ಕಾಲಿಕ ಕೀ ವೆಬ್‌ಸೈಟ್ ನಲ್ಲಿ ಹಾಗೂ ಸಂಬಂಧಪಟ್ಟ ಘಟಕಗಳಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಉತ್ತರಗಳ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ

ಅದಕ್ಕೆ ಒಂದು ವಾರದ ಕಾಲಾವಕಾಶವನ್ನು ನೀಡಲಾಗುವುದು. ಆಕ್ಷೇಪಣೆಗಳು ಬಂದ ನಂತರ ಅದನ್ನು ಒಂದು ತಜ್ಞರ ಸಮಿತಿಗೆ ನೀಡಿ ಅವರಿಂದ ಸರಿಯಾದ ಉತ್ತರಗಳನ್ನು ಪಡೆದು ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು ಮತ್ತು ಈ ಅಂತಿಮ ಕೀ ಉತ್ತರಗಳ ಪ್ರಕಾರ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡಲಾಗುವುದು.

- ಓ) ಕರ್ನಾಟಕ ರಾಜ್ಯದ, ಕೇಂದ್ರ ಸರ್ಕಾರದ ಯಾವುದೇ ಸರ್ಕಾರಿ ಹಾಗೂ ಅರೆ ಸರ್ಕಾರಿ ಸಂಸ್ಥೆಯ ಸೇವೆಯಿಂದ ವಜಾ ಗೊಂಡಿರುವ ನೌಕರರು ನೇಮಕಾತಿಗೆ ಅರ್ಹರಲ್ಲ.
- ಪಿ) ಸುಳ್ಳು ಮಾಹಿತಿ ಅಥವಾ ನಕಲಿ ಪ್ರಮಾಣ ಪತ್ರ / ದಾಖಲಾತಿಗಳನ್ನು ಸಲ್ಲಿಸಿ ನೌಕರಿ ಪಡೆಯುವುದು/ಪಡೆದಿರುವುದು ಯಾವುದೇ ಸಂದರ್ಭದಲ್ಲಿ ಕಂಡು ಬಂದಲ್ಲಿ, ಅದೇ ಹಂತದಲ್ಲಿ ಅವರನ್ನು ಯಾವುದೇ ಮುನ್ನೂಚನೆ ನೀಡದೆ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸುವುದರ ಜೊತೆಗೆ ಅವರ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು.
- ಕ್ಯೂ) ಅಭ್ಯರ್ಥಿಯು ಹುದ್ದೆಗೆ ಅರ್ಜಿ ಸಲ್ಲಿಸಿದ ತಕ್ಷಣ ತಾನು ನಿಯಮ ಮತ್ತು ವಿನಿಯಮಗಳಿಗೆ (Rules & Regulations) ಬದ್ಧನಾಗಿರುತ್ತಾನೆ ಎಂದು ಭಾವಿಸಲಾಗಿರುತ್ತದೆ. ಒಂದು ವೇಳೆ ತಾನು ಸದರಿ ಹುದ್ದೆಗೆ ಆಯ್ಕೆಯಾಗದ ಪಕ್ಷದಲ್ಲಿ ತದನಂತರ ಅದೇ ನಿಯಮಗಳನ್ನು ಪ್ರಶ್ನಿಸಲು ಬರುವುದಿಲ್ಲ.
- ಆರ್) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮಗಳು 1977ರಲ್ಲಿ ನಿರ್ದಿಷ್ಟಗೊಳಿಸಿರುವಂತೆ ಆಯ್ಕೆಯಾದ ಅಭ್ಯರ್ಥಿಯು ನೇಮಕಾತಿ ಆದೇಶ ನೀಡುವ ಮುನ್ನ ಪೂರ್ಣ ಪ್ರಮಾಣದ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ನಿಯಮದಲ್ಲಿ ನಿಗದಿಪಡಿಸಿರುವ ವೈದ್ಯಕೀಯ ಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳನ್ನು ಅನರ್ಹ ಗೊಳಿಸಲಾಗುವುದು.
- ಎಸ್) **ದುರ್ನಡತೆ :** ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆ ಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗಾಗಿ ನಡೆಸಲಾದ ಪರೀಕ್ಷೆಯಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಪರೀಕ್ಷಾ ಕೊಠಡಿಯಲ್ಲಿ ದುರ್ವರ್ತಿಸುತ್ತಿರುವನೆಂದು, ತಪ್ಪಿತಸ್ಥನೆಂದು ಕಂಡುಬಂದಲ್ಲಿ ಅಥವಾ ಒಂದು ಕೇಂದ್ರದಲ್ಲಿ ದೈಹಿಕ ಪರೀಕ್ಷೆಗಳಿಗೆ ಹಾಜರಾಗಿರುವ ವಿಷಯವನ್ನು ಮರೆಮಾಚಿ ಮತ್ತೊಂದು ಕೇಂದ್ರದಲ್ಲಿ ದೈಹಿಕ ಪರೀಕ್ಷೆಗೆ ಹಾಜರಾದರೆ ಹಾಗೂ ನೇಮಕಾತಿ ಸಮಿತಿಯಿಂದ ನೀಡಲಾದ ಯಾವುದೇ ಸೂಚನೆಗಳನ್ನು ಉಲ್ಲಂಘಿಸುತ್ತಿರುವನೆಂದು ಅಥವಾ ಅವನು ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು, ಕಂಡುಬಂದಲ್ಲಿ ಅಭ್ಯರ್ಥಿಯು ಸ್ವತಃ ಕ್ರಿಮಿನಲ್ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ; ನೇಮಕಾತಿ ಸಮಿತಿ ನಡೆಸುವ ಯಾವುದೇ ಪರೀಕ್ಷೆಗೆ ಪ್ರವೇಶ ಪಡೆಯುವುದರಿಂದ ಅಥವಾ ಯಾವುದೇ ಹುದ್ದೆಯ ಆಯ್ಕೆಗೆ ಖಾಯಂ ಆಗಿ ಡಿಬಾರ್ ಮಾಡಲಾಗುವುದು.
- ಟಿ) ಅಭ್ಯರ್ಥಿಗಳು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಸ್ಥಳೀಯ & ಸ್ಥಳೀಯತರ)- ಕೆ.ಎಸ್.ಆರ್.ಪಿ., ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ನೇಮಕಾತಿಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ: 080-2294 3346ಗೆ ಸಂಪರ್ಕಿಸಿ ತಮ್ಮ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಟ ಪಡಿಸಿಕೊಳ್ಳಬಹುದು. ಈ ಸಹಾಯವಾಣಿ ದಿನಾಂಕ:01.08.2016 ರಿಂದ ಪ್ರತಿದಿನ ಕಛೇರಿಯ ಸಮಯದಲ್ಲಿ ಲಭ್ಯವಿರುತ್ತದೆ. ಅಲ್ಲದೆ ಮೇಲಿಂದ ಮೇಲೆ ನೇಮಕಾತಿಗೆ ಸಂಬಂಧಪಟ್ಟಂತೆ ಬರುವ ಸಾಮಾನ್ಯ ಪ್ರಶ್ನೆಗಳಿಗೆ (Frequently Asked Questions - FAQ) ಉತ್ತರವನ್ನು www.ksp.gov.in ಪೊಲೀಸ್ ವೆಬ್‌ಸೈಟ್‌ನಲ್ಲಿ ನೋಡಬಹುದು.

ಸಹಿ/-

ಡೆಪ್ಯೂಟಿ ಇನ್‌ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್,
ನೇಮಕಾತಿ ಮತ್ತು ತರಬೇತಿ ಹಾಗೂ ಸಮನ್ವಯಾಧಿಕಾರಿ,
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆಎಸ್‌ಆರ್‌ಪಿ)
ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್
ಪೊಲೀಸ್ ಕಾನ್ಸ್ಟೇಬಲ್ (ಪುರುಷ) ನೇಮಕಾತಿ ಸಮಿತಿ,
ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು-560 001.

(ಪ.ಜಾ/ಪ.ಪಂ ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಡಿ

(ನಿಯಮ 3ಎ (2) (3) ನೋಡಿ)

ಅನುಸೂಚಿತ ಜಾತಿ ಅಥವಾ ಅನುಸೂಚಿತ ಬುಡಕಟ್ಟುಗಳಿಗೆ (ಪ.ಜಾ /ಪ.ಪಂ) ಸೇರಿದ ಅಭ್ಯರ್ಥಿಗಳಿಗೆ ನೀಡುವ
ಪ್ರಮಾಣ ಪತ್ರಗಳ ನಮೂನೆ

ಪ್ರಮಾಣ ಪತ್ರ

..... ರಾಜ್ಯದ / ಕೇಂದ್ರಾಡಳಿತ ಪ್ರದೇಶದ * ಜಿಲ್ಲೆಯ/ ವಿಭಾಗದ
..... ಗ್ರಾಮ / ಪಟ್ಟಣದ * ನಿವಾಸಿಯಾದ ಶ್ರೀ / ಶ್ರೀಮತಿ ಎಂಬುವವರ ಮಗ / ಮಗಳಾದ ಶ್ರೀ /
ಶ್ರೀಮತಿ ಇವರು ಅನುಸೂಚಿತ ಜಾತಿ / ಅನುಸೂಚಿತ ಬುಡಕಟ್ಟು * ಎಂದು ಮಾನ್ಯ ಮಾಡಲಾಗಿರುವ ಜಾತಿ
/ ಬುಡಕಟ್ಟಿಗೆ * ಸೇರಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

- * ಸಂವಿಧಾನ (ಅನುಸೂಚಿತ ಜಾತಿಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಜಾತಿ) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1951

(ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿ (ಮಾರ್ಪಾಡು) ಆದೇಶ 1956, ಮುಂಬಯಿ ರಾಜ್ಯ ಪುನರ್ ರಚನಾ ಅಧಿನಿಯಮ, 1960, ಪಂಜಾಬ್ ರಾಜ್ಯ ಪುನರ್ ರಚನಾ ಅಧಿನಿಯಮ, 1966, ಹಿಮಾಚಲ ಪ್ರದೇಶ ರಾಜ್ಯ ಅಧಿನಿಯಮ, 1970 ಮತ್ತು ಈಶಾನ್ಯ ಪ್ರದೇಶಗಳ (ಪುನರ್ ರಚನಾ ಅಧಿನಿಯಮ, 1971ರ ಮೂಲಕ ತಿದ್ದುಪಡಿಯಾದಂತೆ).

- * ಸಂವಿಧಾನ
- * ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಅನುಸೂಚಿತ ಜಾತಿಗಳ ಆದೇಶ, 1956
- * ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ತಿದ್ದುಪಡಿ) ಅಧಿನಿಯಮ, 1976ರ ಮೂಲಕ ತಿದ್ದುಪಡಿಯಾದಂತೆ ಸಂವಿಧಾನ (ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ) ಅನುಸೂಚಿತ ಬುಡಕಟ್ಟುಗಳ ಆದೇಶ, 1959.
- * ಸಂವಿಧಾನ (ದಾದರಾ ಮತ್ತು ನಗರ ಹವೇಲಿ) ಅನುಸೂಚಿತ ಜಾತಿಗಳ ಆದೇಶ, 1962
- * ಸಂವಿಧಾನ (ಪಾಂಡಿಚೇರಿ) ಅನುಸೂಚಿತ ಜಾತಿಗಳ ಆದೇಶ, 1964
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) (ಉತ್ತರ ಪ್ರದೇಶ) ಆದೇಶ, 1967
- * ಸಂವಿಧಾನ (ಗೋವಾ, ದಮನ್ ಮತ್ತು ದೀವ್) ಅನುಸೂಚಿತ ಜಾತಿ / ಬುಡಕಟ್ಟುಗಳ ಆದೇಶ 1988
- * ಸಂವಿಧಾನ (ನಾಗಾಲ್ಯಾಂಡ್) ಅನುಸೂಚಿತ ಬುಡಕಟ್ಟುಗಳ ಆದೇಶ

2. ಶ್ರೀ / ಶ್ರೀಮತಿ / ಕುಮಾರಿ* ಮತ್ತು / ಅಥವಾ
ಅವನ* / ಅವಳ* ಕುಟುಂಬವು ರಾಜ್ಯ / ಕೇಂದ್ರಾಡಳಿತ ಪ್ರದೇಶದ
..... ಜಿಲ್ಲಾ / ವಿಭಾಗದ ಗ್ರಾಮ / ಪಟ್ಟಣದ ಸಾಮಾನ್ಯ ನಿವಾಸಿ (ಗಳು)

ಸಹಿ

ತಹಶೀಲ್ದಾರರು

ಸ್ಥಳ :

ದಿನಾಂಕ :

ಪದನಾಮ

ಕಛೇರಿಯ ಮೊಹರಿನೊಂದಿಗೆ

ರಾಜ್ಯ / ಕೇಂದ್ರಾಡಳಿತ ಪ್ರದೇಶ*

ಅನ್ವಯವಾಗದಿರುವ ಪದಗಳನ್ನು ದಯವಿಟ್ಟು ಬಿಟ್ಟು ಬಿಡಿ / ಹೊಡೆದು ಹಾಕಿ

ಸೂಚನೆ : ಇಲ್ಲಿ ಉಪಯೋಗಿಸಿದ “ಸಾಮಾನ್ಯ ನಿವಾಸಿಗಳೂ” ಎಂಬ ಪದಾವಳಿಯು ಪ್ರಜಾ ಪ್ರಾತಿನಿಧ್ಯ ಅಧಿನಿಯಮ, 1950ರ 20ನೇ ಪ್ರಕರಣದಲ್ಲಿರುವ ಅರ್ಥವನ್ನೇ ಹೊಂದಿರುತ್ತದೆ.

ಭಾರತ ಸರ್ಕಾರದ ಪತ್ರ ಸಂಖ್ಯೆ. ಬಿಸಿ 12028 / 2/ 76-ಎಸ್‌ಸಿಟಿ-1 ಗೃಹ ಮಂತ್ರಾಲಯದ ಅನುಸಾರವಾಗಿ, ಅಂಥ ಪ್ರಮಾಣ ಪತ್ರಗಳನ್ನು ನೀಡಲು ಸಕ್ಷಮವಾಗಿರುವುದಕ್ಕಾಗಿ, ಭಾರತ ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಪತ್ರ ಸಂಖ್ಯೆ 13.02.74 ಇಎಸ್‌ಸಿಟಿ (ಎಸ್‌ಸಿಟಿ) ದಿನಾಂಕ 5ನೇ ಆಗಸ್ಟ್ 1975ರಲ್ಲಿ ನಮೂದಿಸಿದ ಪ್ರಾಧಿಕಾರಿಯು, ರಾಷ್ಟ್ರಪತಿಗಳು ಸಂಬಂಧಪಟ್ಟ ಆದೇಶದ ಅಧಿಸೂಚನೆಯನ್ನು ಹೊರಡಿಸಿದ ಸಮಯದಲ್ಲಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ವ್ಯಕ್ತಿಯು, ತನ್ನ ಖಾಯಂ ವಾಸ ಸ್ಥಳವನ್ನು ಹೊಂದಿದ್ದ ಸ್ಥಳಕ್ಕೆ ಸೇರಿದವರೊಬ್ಬರಾಗಿರತಕ್ಕದ್ದು, ಅದೇ ರೀತಿಯಲ್ಲಿ, ಒಂದು ತಾಲ್ಲೂಕಿನ ರೆವಿನ್ಯೂ ಪ್ರಾಧಿಕಾರಿಯು ಇನ್ನೊಂದು ತಾಲ್ಲೂಕಿಗೆ ಸೇರಿದ ವ್ಯಕ್ತಿಗಳಿಗೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ನೀಡಲು ಸಕ್ಷಮ ಪ್ರಾಧಿಕಾರಿಯಾಗುವುದಿಲ್ಲ.

(ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)
ನಮೂನೆ - ಇ
(ನಿಯಮ 3ಎ (2) (3) ನೋಡಿ)

ಹಿಂದುಳಿದ ವರ್ಗಗಳಿಗೆ (ಪ್ರವರ್ಗ-1) ಸೇರಿದ ಅಭ್ಯರ್ಥಿಗೆ ನೀಡುವ ಪ್ರಮಾಣ ಪತ್ರ

..... ಗ್ರಾಮ / ಪಟ್ಟಣದ / ನಗರ ನಿವಾಸಿಯಾದ ಶ್ರೀ /
 ಶ್ರೀಮತಿ ಇವರ ಮಗ / ಮಗಳು / ಪತ್ನಿ / ಪತಿಯಾದ ಶ್ರೀ
 / ಶ್ರೀಮತಿ ಇವರು ಹಿಂದುಳಿದ ವರ್ಗಗಳ (ಪ್ರವರ್ಗ)
 ಜಾತಿಯ ಉಪ ಜಾತಿಗೆ ಸೇರಿರುತ್ತಾರೆಂದು
 ಪ್ರಮಾಣೀಕರಿಸಲಾಗಿದೆ.

ಸ್ಥಳ :
 ದಿನಾಂಕ :

ತಹಶೀಲ್ದಾರರು
 ತಾಲ್ಲೂಕು
 ಕಛೇರಿಯ ಮೊಹರು

(ಪ್ರವರ್ಗ - 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)
ನಮೂನೆ - ಎಫ್
(ನಿಯಮ 3ಎ (2) (3)ನ್ನು ನೋಡಿ)

**ಹಿಂದುಳಿದ ವರ್ಗಗಳಿಗೆ (2ಎ, 2ಬಿ, 3ಎ, 3ಬಿ) ಸೇರಿದ ಅಭ್ಯರ್ಥಿಗಳಿಗೆ ನೀಡುವ ಆದಾಯ ಮತ್ತು
 ಜಾತಿ ಪ್ರಮಾಣ ಪತ್ರ**

..... ರಲ್ಲಿ ವಾಸವಾಗಿರುವ ಶ್ರೀ / ಶ್ರೀಮತಿ ಇವರ ಮಗ / ಮಗಳು
 / ಪತಿ / ಪತಿಯಾದ ಶ್ರೀ/ಶ್ರೀಮತಿ/ಕುಮಾರಿ ಇವರು ಮತ್ತು ಆತನ / ಅವಳ ತಂದೆ / ತಾಯಿ /
 ಪೋಷಕರು/ಪತ್ನಿ/ಪತಿಯು, ಸರ್ಕಾರಿ ಆದೇಶಗಳ ಸಂಖ್ಯೆ. ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರಲ್ಲಿ ನಿರ್ದಿಷ್ಟ ಪಡಿಸಿದ
 ಮೇಲುಸ್ತರದ (ಕ್ರಿಮಿ ಲೇಯರ್) ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ;

ಅಭ್ಯರ್ಥಿಯಾಗಲಿ ಅಥವಾ ಆತನ / ಆಕೆಯ ತಂದೆ ತಾಯಿ/ಪೋಷಕರಾಗಲಿ / ಪತ್ನಿ / ಪತಿಯಾಗಲಿ, ಸರ್ಕಾರದ ಸೇವೆಯಲ್ಲಿ 1ನೇ ದರ್ಜೆಯ
 ಅಥವಾ 2ನೇ ದರ್ಜೆಯ ಅಧಿಕಾರಿಯಾಗಿಲ್ಲವೆಂದು ;

ಅಥವಾ

ಸಾರ್ವಜನಿಕ ವಲಯ ಉದ್ಯಮದಲ್ಲಿ ತತ್ಸಮಾನವಾದ ಹುದ್ದೆಯನ್ನು ಹೊಂದಿರುವುದಿಲ್ಲ ;

ಅಥವಾ

ಖಾಸಗಿ ನಿಯೋಜಕರ ಕೈಕೆಳಗೆ, 2ನೇ ದರ್ಜೆಯ ಅಧಿಕಾರಿಯ ಸಂಬಳಕ್ಕಿಂತ (ವೇತನ ಶ್ರೇಣಿ ₹.6000-12000/- ಪ್ರಾರಂಭಿಕ ಹಂತ)
 ಕಡಿಮೆಯಲ್ಲದ ಸಂಬಳವನ್ನು ಪಡೆಯುವ ನೌಕರನಾಗಿಲ್ಲವೆಂದು

ಅಥವಾ

ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯ ಆದಾಯವು ಎರಡು ಲಕ್ಷ ಮೀರುವುದಿಲ್ಲವೆಂದು ;

ಅಥವಾ

ಕರ್ನಾಟಕ ಭೂ ಸುಧಾರಣಾ ಅಧಿನಿಯಮ 1961ರಲ್ಲಿ ನಿಗದಿಪಡಿಸಿರುವಂತೆ ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯು ಮಾರಾಟ
 ತೆರಿಗೆದಾರನಲ್ಲ ಅಥವಾ ಆತನ/ಆಕೆಯ ತಂದೆ ತಾಯಿ/ಪೋಷಕ/ಪತ್ನಿ/ಪತಿಯು ಅಥವಾ ಇವರಿಬ್ಬರೂ 10 ಯುನಿಟ್‌ಗಿಂತ ಹೆಚ್ಚಿನ ಕೃಷಿ ಭೂಮಿ
 ಅಥವಾ 25 ಎಕರೆಗಳಿಗಿಂತ ಹೆಚ್ಚಿನ ಪ್ಲಾಂಟೇಶನ್ ಭೂಮಿಯನ್ನು ಹೊಂದಿರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ. ಸರ್ಕಾರಿ ಆದೇಶ ಸಂಖ್ಯೆ.
 ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರ ಅನ್ವಯ ಶ್ರೀ/ಶ್ರೀಮತಿ/ಕುಮಾರಿ ಇವರು
 ಜಾತಿಗೆ ಸೇರಿದ ಉಪಜಾತಿಯವರಾಗಿದ್ದು ಸರ್ಕಾರಿ ಆದೇಶ ಸಂಖ್ಯೆ. ಎಸ್‌ಡಬ್ಲ್ಯೂಡಿ
 225 ಬಿಸಿಎ 2000, ದಿನಾಂಕ 30.03.2002ರ ಅನ್ವಯ ಹಿಂದುಳಿದ ವರ್ಗಗಳ ಪ್ರವರ್ಗ (2ಎ, 2ಬಿ, 3ಎ, 3ಬಿ)
 ಸೇರಿರುತ್ತಾರೆ.

ಸ್ಥಳ :
 ದಿನಾಂಕ :

ತಹಶೀಲ್ದಾರರು
 ತಾಲ್ಲೂಕು
 ಕಛೇರಿಯ ಮೊಹರು

ನಮೂನೆ-1

ಜನರಲ್ ಮೆರಿಟ್ ಅಭ್ಯರ್ಥಿಗಳು ಮೇಲುಸ್ತರಕ್ಕೆ ಸೇರಿಲ್ಲವೆಂದು, ದೃಢೀಕರಿಸಿ ಗ್ರಾಮೀಣ ಮೀಸಲಾತಿಯನ್ನು
ಕೋರಲು ಸಲ್ಲಿಸಬೇಕಾದ ಪ್ರಮಾಣ ಪತ್ರ
(ಜನರಲ್ ಮೆರಿಟ್ ಅಭ್ಯರ್ಥಿಗಳು ಭರ್ತಿ ಮಾಡಬೇಕಾದ ನಮೂನೆ)

ಇವರಿಗೆ:

ತಹಶೀಲ್ದಾರರು,

..... ತಾಲ್ಲೂಕು,

..... ಜಿಲ್ಲೆ.

ಮಾನ್ಯರೆ,

ಶ್ರೀ / ಶ್ರೀಮತಿ ಎಂಬುವವರ ಮಗ/ಮಗಳು/ಪತಿ/ಪತ್ನಿ..... ಆದ ನಾನು ಮೇಲುಸ್ತರದಲ್ಲಿ
(Creamy Layer) ಬರುವುದಿಲ್ಲವೆಂದು ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿ ಮೀಸಲಾತಿಯನ್ನು ಪಡೆಯುವುದಕ್ಕಾಗಿ ಪ್ರಮಾಣ
ಪತ್ರವನ್ನು ಪಡೆಯಲು ತಮ್ಮಲ್ಲಿ ಈ ಕೆಳಕಂಡ ಮಾಹಿತಿಗಳನ್ನು ಒದಗಿಸುತ್ತಾ ಕೋರುತ್ತೇನೆ.

1. ಅಭ್ಯರ್ಥಿಯ ಹೆಸರು ಮತ್ತು ಉದ್ಯೋಗ :
2. ಅಭ್ಯರ್ಥಿಯ ಸ್ವಂತ ಸ್ಥಳ ಗ್ರಾಮ :
ತಾಲ್ಲೂಕು :
ಜಿಲ್ಲೆ :
3. ಅಭ್ಯರ್ಥಿಯು ಹುಟ್ಟಿದ ದಿನಾಂಕ ವಯಸ್ಸು ಮತ್ತು ಹುಟ್ಟಿದ ಸ್ಥಳ :
4. ಅಭ್ಯರ್ಥಿಯ ತಂದೆ/ತಾಯಿ/ಪೋಷಕರ ಪತಿಯ/ಪತ್ನಿಯ ಹೆಸರು ಮತ್ತು ಉದ್ಯೋಗ:
(ಉದ್ಯೋಗವು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ಉದ್ಯಮ/ಖಾಸಗಿ)
5. ಅಭ್ಯರ್ಥಿಯ ಪ್ರಸ್ತುತ ವಿಳಾಸ :
(ಸ್ಪಷ್ಟವಾಗಿ ನಮೂದಿಸುವುದು)
6. ಅಭ್ಯರ್ಥಿಯ ಖಾಯಂ ವಿಳಾಸ :
7. ಅಭ್ಯರ್ಥಿಯ ಶಾಲಾ ಶಿಕ್ಷಣದ ವ್ಯಾಸಂಗ ಮಾಡಿದ ಶಾಲೆಗಳ ವಿವರಗಳು
ಪ್ರಾಥಮಿಕ
ಮಾಧ್ಯಮಿಕ
ಪ್ರೌಢ
8. ಅಭ್ಯರ್ಥಿಯ ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರ (ತಂದೆ/ತಾಯಿ ಜೀವಂತವಿಲ್ಲದಿದ್ದರೆ) ಇವರ ಒಟ್ಟು ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ :
1) ವೇತನ ಶ್ರೇಣಿ
2) ಜಮೀನಿನ ವಿವರ
3) ಇತರ ಮೂಲಗಳು
9. ಆದಾಯ ತೆರಿಗೆ ಪಾವತಿದಾರರೇ ?
10. ಸಂಪತ್ತು ತೆರಿಗೆ ಪಾವತಿದಾರರೇ ?
11. ಮಾರಾಟ ತೆರಿಗೆ ಪಾವತಿದಾರರೇ ?

ಪ್ರಮಾಣೀಕೃತ ಘೋಷಣೆ

ಈ ಮೇಲೆ ನನ್ನಿಂದ ಒದಗಿಸಿದ ಮಾಹಿತಿ/ವಿವರಣೆಯು ನಾನು ತಿಳಿದಿರುವಷ್ಟರ ಮಟ್ಟಿಗೆ ಸತ್ಯವೆಂದು ಶ್ರದ್ಧಾಪೂರ್ವಕವಾಗಿ ದೃಢೀಕರಿಸುತ್ತೇನೆ ಮತ್ತು ಘೋಷಿಸುತ್ತೇನೆ.

ಸ್ಥಳ :

ದಿನಾಂಕ :

ತಮ್ಮ ವಿಧೇಯ

(ಅಭ್ಯರ್ಥಿಯ ಸಹಿ)

ಮೇಲೆ ಒದಗಿಸಲಾದ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತಾ ಈ ಮಾಹಿತಿಗಳು ಅಸತ್ಯವೆಂದು ದೃಢಪಟ್ಟಲ್ಲಿ ಅಪರಾಧ
ವಿಚಾರಣೆಗೆ ಬದ್ಧನಾಗಿರುತ್ತೇನೆ.

ಸ್ಥಳ :

ದಿನಾಂಕ :

ತಂದೆ/ತಾಯಿ/ಪೋಷಕರ ಸಹಿ

(ತಂದೆ/ತಾಯಿ ಜೀವಂತವಿಲ್ಲದಿದ್ದರೆ)

(ಹೆಂಡತಿ/ಗಂಡ/ಇವರ ಸಹಿ)

ಸ್ಥಳೀಯ ಇಬ್ಬರು ಸಾಕ್ಷಿದಾರರು

ಅಭ್ಯರ್ಥಿಯ ಮತ್ತು ಅವರ ತಂದೆ/ತಾಯಿ/ಪೋಷಕರು/ಪತಿ/ಪತ್ನಿ ಇವರನ್ನು ಹಾಗೂ ಇವರ ಸಹಿಯನ್ನು ಗುರುತಿಸುತ್ತೇವೆ.

ಸಾಕ್ಷಿದಾರರ ಸಹಿ

1)

(ಪೂರ್ಣ ವಿಳಾಸದೊಂದಿಗೆ)

2)

ಪರಿಶೀಲನಾ ಪ್ರಮಾಣ ಪತ್ರ

1. ಶ್ರೀ/ಶ್ರೀಮತಿ..... ಎಂಬುವವರ ಮಗ/ಮಗಳು/ಪತಿ/ಪತ್ನಿ/ಶ್ರೀ/ಶ್ರೀಮತಿ/ಕುಮಾರಿ..... ಎಂಬುವವರು ಕರ್ನಾಟಕ ರಾಜ್ಯದ ಜಿಲ್ಲೆಯ ವಿಭಾಗ ಗ್ರಾಮ/ಪಟ್ಟಣ/ನಗರದಲ್ಲಿ ಸಾಮಾನ್ಯ ನಿವಾಸಿಯಾಗಿದ್ದಾರೆ ಮತ್ತು ಇವರು ಜನರಲ್ ಮೆರಿಟ್ ವರ್ಗಕ್ಕೆ ಸೇರಿದವರಾಗಿರುತ್ತಾರೆ.

2. ಶ್ರೀ/ಶ್ರೀಮತಿ/ಕುಮಾರಿ ಇವರ ತಂದೆ/ತಾಯಿ/ಪೋಷಕರು ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 251 ಬಿಸಿಎ 94, ಬೆಂಗಳೂರು, ದಿನಾಂಕ 31.01.1995 ರನ್ವಯ ಜನರಲ್ ಮೆರಿಟ್ ವರ್ಗದ ಮೇಲುಸ್ತರದಲ್ಲಿ (Creamy Layer) ಬರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ತಹಶೀಲ್ದಾರರು

..... ತಾಲ್ಲೂಕು

ಕಛೇರಿಯ ಮೊಹರು

ಸೂಚನೆ-1: ಇದರಲ್ಲಿ ಉಪಯೋಗಿಸಲಾದ “ಸಾಮಾನ್ಯ ನಿವಾಸಿ” ಎಂಬ ಪದವು 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ 20ನೇ ಅನುಚ್ಛೇದದಲ್ಲಿನ ಅರ್ಥವನ್ನು ಹೊಂದಿರುತ್ತದೆ.

ಸೂಚನೆ-2: ಪರಿಶೀಲನಾ ಪ್ರಮಾಣ ಪತ್ರ ನೀಡುವ ಅಧಿಕೃತ ಅಧಿಕಾರಿಯು ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 251 ಬಿಸಿಎ 94, ಬೆಂಗಳೂರು, ದಿನಾಂಕ 31.01.1995 ರನ್ವಯ ಮೇಲುಸ್ತರ (Creamy Layer) ದವರನ್ನು ಗುರುತಿಸಲು ನಿಗದಿಪಡಿಸಲಾಗಿರುವ ಅಂಶಗಳನ್ನು ವಿವರವಾಗಿ ಖಚಿತಪಡಿಸಿಕೊಂಡ ನಂತರವೇ ಪ್ರಮಾಣ ಪತ್ರ ನೀಡತಕ್ಕದ್ದು.

ನಮೂನೆ - 2

ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ

ಶ್ರೀ / ಶ್ರೀಮತಿ ರವರ ಮಗ/ಮಗಳು/ಪತಿ/ಶ್ರೀ/ಶ್ರೀಮತಿ/ಕುಮಾರಿ ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ ಇವರು ಒಂದನೇ ತರಗತಿಯಿಂದ ತರಗತಿಯವರೆಗೆ ಜಿಲ್ಲೆ ತಾಲ್ಲೂಕು ಪಟ್ಟಣ ಶಾಲೆಯಲ್ಲಿ ವ್ಯಾಸಂಗ ಮಾಡಿ ವರ್ಷ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ಶಾಲೆಯು ಅಭ್ಯರ್ಥಿಯು ವ್ಯಾಸಂಗ ಮಾಡಿದ ಅವಧಿಯಲ್ಲಿ ಕರ್ನಾಟಕದ ಪೌರ ನಿಗಮಗಳ ಅಧಿನಿಯಮ, 1976 ಅಥವಾ ಕರ್ನಾಟಕ ಪೌರ ಸಭೆಗಳ ಅಧಿನಿಯಮ, 1964ರ ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಒಂದು ದೊಡ್ಡ ನಗರ ಪ್ರದೇಶ, ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆ ಹಂತದಲ್ಲಿರುವ ಪ್ರದೇಶಗಳ ಹೊರತಾದ ಪ್ರದೇಶದಲ್ಲಿತ್ತು.

ಸ್ಥಳ :

ದಿನಾಂಕ :

ಮುಖ್ಯೋಪಾಧ್ಯಾಯರ ಸಹಿ

ಮತ್ತು ಸಂಸ್ಥೆಯ ಪೂರ್ಣ ವಿಳಾಸವುಳ್ಳ ಮೊಹರು

ಮೇಲುರುಜು

ಕ್ಷೇತ್ರ ಶಿಕ್ಷಣಾಧಿಕಾರಿ

~ ~ ~ ~ ~

ಸರ್ಕಾರದ ಸುತ್ತೋಲೆ ಸಂಖ್ಯೆ : ಸಿಆಸುಇ 44 ಸೆನೆನಿ 2001 ದಿನಾಂಕ 27-07-2001

ನಮೂನೆ-3

ಯೋಜನೆಗಳಿಂದ ನಿರ್ವಹಿತರಾದ ಕುಟುಂಬದ ಅಭ್ಯರ್ಥಿ

ಶ್ರೀ/ಶ್ರೀಮತಿ ಎಂಬುವವರ ಮಗ/ಮಗಳು/ಪತಿ/ಶ್ರೀಮತಿ/ಕುಮಾರಿ ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ ಇವರು : ಇವರ ಕುಟುಂಬದವರ ಅವಲಂಬಿತರಾಗಿದ್ದ ಈ ಕೆಳಕಂಡ ಆಸ್ತಿಯನ್ನು ಯೋಜನೆಗಾಗಿ ಇಸವಿಯಂದು ಸ್ವಾದೀನಪಡಿಸಿಕೊಳ್ಳಲಾಗಿದೆ ಎಂದು ಈ ಮೂಲಕ ಪ್ರಮಾಣೀಕರಿಸಿದೆ :-

- (i) ** ವಾಸಿಸುವ ಮನೆ ಮತ್ತು ತಾವು ಅವಲಂಬಿತರಾಗಿದ್ದ ಅವರ ಕೃಷಿ ಭೂಮಿಯ ಅರ್ಧದಷ್ಟು.
- (ii) ** ಯೋಜನೆಗೆ ಮೊದಲು ಭೂಮಿಯನ್ನು ಹೊಂದಿರದೆ : ಯೋಜನೆಯಿಂದ ತಾವು ವಾಸಿಸುವ ಮನೆ :
- (iii) ** ತಾವು ಅವಲಂಬಿತರಾಗಿದ್ದ ತಮ್ಮ ಕೃಷಿ ಭೂಮಿಯ ಅರ್ಧದಷ್ಟು ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ :
- (iv) ** ಇತರ ಇನ್ನಾವುದೇ ಪ್ರಕರಣದಲ್ಲಿ ಯೋಜನೆಯಿಂದ ನಿರ್ವಹಿಸಿರದವರು.

ಸ್ಥಳ :

ದಿನಾಂಕ :

ಸಹಿ/- ತಹಶೀಲ್ದಾರರು

..... ತಾಲ್ಲೂಕು, ಕಛೇರಿಯ ಮೊಹರು

(** ಅನ್ವಯವಾಗುವ ಐಟಂನ್ನು ಮಾತ್ರ ಪ್ರಮಾಣ ಪತ್ರದಲ್ಲಿ ನಮೂದಿಸತಕ್ಕದ್ದು.)

~ ~ ~ ~

ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ

ಶ್ರೀ / ಶ್ರೀಮತಿ ರವರ ಮಗ/ಮಗಳು/ಪತ್ನಿ/ಶ್ರೀಮತಿ/ ಕುಮಾರಿ
..... ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ
ಇವರು ನೇ ತರಗತಿಯಿಂದ ನೇ ತರಗತಿಯವರೆಗೆ ಶೈಕ್ಷಣಿಕ
ವರ್ಷದಿಂದ ಶೈಕ್ಷಣಿಕ ವರ್ಷದವರೆಗೆ..... ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ
ಮಾಡಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ಮುಖ್ಯೋಪಾಧ್ಯಾಯರ ಸಹಿ

ಮತ್ತು ಸಂಸ್ಥೆಯ ಪೂರ್ಣ ವಿಳಾಸವುಳ್ಳ ಮೊಹರು

ಮೇಲು ರುಜು

ಕ್ಷೇತ್ರ ಶಿಕ್ಷಣಾಧಿಕಾರಿ, ಕಛೇರಿಯ ಮೊಹರು

ಹೈದರಾಬಾದ್-ಕರ್ನಾಟಕ ಮೀಸಲಾತಿ ಬಯಸಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ:

ಅನುಬಂಧ - ಎ

ಅರ್ಹತಾ ಪ್ರಮಾಣ ಪತ್ರ

[ಅನುಚ್ಛೇದ 371 (ಜೆ) ಮೇರೆಗೆ]

(3(3)ನೇ ನಿಯಮ ನೋಡಿ)

[ಪ್ರಮಾಣ ಪತ್ರ ನೀಡಲು ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ - ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ
ಮೀಸಲಾತಿ) ನಿಯಮಗಳು, 2013]

ಶ್ರೀ / ಶ್ರೀಮತಿ ----- ರವರು ----- ರವರ ಮಗ / ಹೆಂಡತಿಯಾಗಿದ್ದು,
ಇವರು ಕರ್ನಾಟಕ ರಾಜ್ಯದ ----- ಜಿಲ್ಲೆಯ ----- ತಾಲ್ಲೂಕಿನ -----
--- ಗ್ರಾಮ / ಪಟ್ಟಣದ ಸ್ಥಳೀಯ ವ್ಯಕ್ತಿಯಾಗಿದ್ದಾರೆ.

ಸ್ಥಳ: -----

ದಿನಾಂಕ: -----

ಹೆಸರು -----

ಅಸಿಸ್ಟೆಂಟ್ ಕಮೀಷನರ್

-----ಉಪವಿಭಾಗ

-----ಜಿಲ್ಲೆ

(ಸಕ್ಷಮ ಪ್ರಾಧಿಕಾರಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಅಂತಿಮ ದಿನಾಂಕದಂದು ಅಭ್ಯರ್ಥಿಯು ಸಾರ್ವಜನಿಕ ಉದ್ಯೋಗ
ಆದೇಶದಂತೆ ಸ್ಥಳೀಯ ವ್ಯಕ್ತಿಯೆಂದು ಅರ್ಹತೆ ಪಡೆದಿರುತ್ತಾನೆಂದು ಒಂದು ಅಡಿ ಟಿಪ್ಪಣಿಯನ್ನು ದಾಖಲಿಸುವುದು.)

ಅನುಬಂಧ - ಇ
ಸಿಂಧುತ್ವ ಪ್ರಮಾಣ ಪತ್ರ
 (ಅನುಚ್ಛೇದ 371 (ಜೆ) ಮೇರೆಗೆ)
 (ನಿಯಮ 6(3) ನೋಡಿ)

[ಪ್ರಮಾಣಪತ್ರಗಳ ನೀಡಿಕೆಗಾಗಿ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ - ಕರ್ನಾಟಕ ಪ್ರದೇಶಕ್ಕೆ
 ನೇಮಕಾತಿಯಲ್ಲಿ ಮೀಸಲಾತಿ) ನಿಯಮಗಳು, 2013]

ಶ್ರೀ / ಶ್ರೀಮತಿ ----- ರವರು ----- ರವರ ಮಗ /
 ಹೆಂಡತಿಯಾಗಿದ್ದು, ಇವರು ಕರ್ನಾಟಕ ರಾಜ್ಯದ ----- ಜಿಲ್ಲೆಯ ----- ತಾಲ್ಲೂಕಿನ ----
 ----- ಗ್ರಾಮ / ಪಟ್ಟಣದ ಸ್ಥಳೀಯ ವ್ಯಕ್ತಿಯಾಗಿರುತ್ತಾರೆ.

ನಾವು ಅರ್ಹತಾ ಪ್ರಮಾಣ ಪತ್ರದ ಸರಿತನವನ್ನು ಪರಿಶೀಲಿಸಿದ್ದೇವೆ ಹಾಗೂ ಅದನ್ನು ಮಾನ್ಯ ಮಾಡಿದ್ದೇವೆ.

ಸ್ಥಳ: -----

ಹೆಸರು: -----

ದಿನಾಂಕ: -----

ಜಿಲ್ಲಾಧಿಕಾರಿ -----

----- ಜಿಲ್ಲೆ

ಹೆಸರು -----

ಹೆಸರು: -----

ಸೂಪರಿಂಟೆಂಡೆಂಟ್ ಆಫ್ ಪೊಲೀಸ್

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

----- ಜಿಲ್ಲೆ

ಜಿಲ್ಲೆ ಪಂಚಾಯತ್

----- ಜಿಲ್ಲೆ

ಅನುಬಂಧ - ಎ

5ನೇ ಪಡೆ, ಕೆ.ಎಸ್.ಆರ್.ಪಿ., ಮೈಸೂರು

ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ. ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಇದನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 79 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	40	10	04	02	02	22
ಪರಿಶಿಷ್ಟ ಜಾತಿ	12	04	01	-	01	06
ಪರಿಶಿಷ್ಟ ಪಂಗಡ	02	01	-	-	-	01
ಪ್ರವರ್ಗ-1	03	01	-	-	-	02
ಪ್ರವರ್ಗ-2ಎ	12	04	01	01	01	05
ಪ್ರವರ್ಗ-2ಬಿ	03	01	-	-	-	02
ಪ್ರವರ್ಗ-3ಎ	03	01	-	-	-	02
ಪ್ರವರ್ಗ-3ಬಿ	04	01	01	-	-	02
ಒಟ್ಟು	79	23	07	03	04	42

ಟಿಪ್ಪಣಿ :-ಮಾಜಿ ಸೈನಿಕರು, ಗ್ರಾಮೀಣ, ಕನ್ನಡ ಮಾಧ್ಯಮ ಮತ್ತು ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಖಾಲಿ ಹುದ್ದೆಗಳನ್ನು ಮೇಲೆ ನಮೂದಿಸಿರುವ ಪ್ರವರ್ಗದ ಇತರರು ಅಭ್ಯರ್ಥಿಗಳಿಂದ ತುಂಬಲಾಗುವುದು.

ಸಹಿ/-

ಅಧ್ಯಕ್ಷರು, ನೇಮಕಾತಿ ಸಮಿತಿ,
ಕೆ.ಎಸ್.ಆರ್.ಪಿ. 5ನೇ ಪಡೆ, ಮೈಸೂರು.

ಅನುಬಂಧ - ಎ

9ನೇ ಪಡೆ, ಕೆ.ಎಸ್.ಆರ್.ಪಿ., ಕೂಡ್ಲೆ, ಬೆಂಗಳೂರು

ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ. ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಇದನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಸ್ಥಳೀಯೇತರ ಖಾಲಿ ಇರುವ 43 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	21	06	02	01	01	11
ಪರಿಶಿಷ್ಟ ಜಾತಿ	06	01	01	-	-	04
ಪರಿಶಿಷ್ಟ ಪಂಗಡ	01	01	-	-	-	-
ಪ್ರವರ್ಗ-1	02	-	01	-	-	01

ಪ್ರವರ್ಗ-2ಎ	07	02	01	-	-	04
ಪ್ರವರ್ಗ-2ಬಿ	02	01	01	-	-	-
ಪ್ರವರ್ಗ-3ಎ	02	01	01	-	-	-
ಪ್ರವರ್ಗ-3ಬಿ	02	01	-	-	-	01
ಒಟ್ಟು	43	13	07	01	01	21

ಸ್ಟೆಪಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) (ಸ್ಥಳೀಯ) ಹೈ-ಕ ಅಭ್ಯರ್ಥಿಗಳಿಗೆ ಮೀಸಲಾದ ಖಾಲಿ ಇರುವ 04 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	02	-	-	-	-	02
ಪರಿಶಿಷ್ಟ ಜಾತಿ	01	-	-	-	-	01
ಪರಿಶಿಷ್ಟ ಪಂಗಡ	01	-	-	-	-	01
ಪ್ರವರ್ಗ-1	-	-	-	-	-	-
ಪ್ರವರ್ಗ-2ಎ	-	-	-	-	-	-
ಪ್ರವರ್ಗ-2ಬಿ	-	-	-	-	-	-
ಪ್ರವರ್ಗ-3ಎ	-	-	-	-	-	-
ಪ್ರವರ್ಗ-3ಬಿ	-	-	-	-	-	-
ಒಟ್ಟು	04	-	-	-	-	04

ಟಿಪ್ಪಣಿ :-ಮಾಜಿ ಸೈನಿಕರು, ಗ್ರಾಮೀಣ, ಕನ್ನಡ ಮಾಧ್ಯಮ ಮತ್ತು ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಖಾಲಿ ಹುದ್ದೆಗಳನ್ನು ಮೇಲೆ ನಮೂದಿಸಿರುವ ಪ್ರವರ್ಗದ ಇತರರು ಅಭ್ಯರ್ಥಿಗಳಿಂದ ತುಂಬಲಾಗುವುದು.

ಸಹಿ/-

ಅಧ್ಯಕ್ಷರು, ನೇಮಕಾತಿ ಸಮಿತಿ,
ಕೆ.ಎಸ್.ಆರ್.ಪಿ. 9ನೇ ಪಡೆ, ಬೆಂಗಳೂರು.

ಅನುಬಂಧ - ಎ

10ನೇ ಪಡೆ, ಕೆ.ಎಸ್.ಆರ್.ಪಿ., ಶಿಗ್ಗಾವಿ

ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ. ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಇದನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಸ್ಟೆಪಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 107 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	53	14	05	02	02	30
ಪರಿಶಿಷ್ಟ ಜಾತಿ	16	04	01	-	01	10
ಪರಿಶಿಷ್ಟ ಪಂಗಡ	04	01	-	-	-	03

ಪ್ರವರ್ಗ-1	05	01	-	-	-	04
ಪ್ರವರ್ಗ-2ಎ	16	04	01	-	01	10
ಪ್ರವರ್ಗ-2ಬಿ	04	01	-	-	-	03
ಪ್ರವರ್ಗ-3ಎ	04	01	-	-	-	03
ಪ್ರವರ್ಗ-3ಬಿ	05	01	-	-	-	04
ಒಟ್ಟು	107	27	07	02	04	67

ಟಿಪ್ಪಣಿ :-ಮಾಜಿ ಸೈನಿಕರು, ಗ್ರಾಮೀಣ, ಕನ್ನಡ ಮಾಧ್ಯಮ ಮತ್ತು ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಖಾಲಿ ಹುದ್ದೆಗಳನ್ನು ಮೇಲೆ ನಮೂದಿಸಿರುವ ಪ್ರವರ್ಗದ ಇತರರು ಅಭ್ಯರ್ಥಿಗಳಿಂದ ತುಂಬಲಾಗುವುದು.

ಸಹಿ/-

ಅಧ್ಯಕ್ಷರು, ನೇಮಕಾತಿ ಸಮಿತಿ,
ಕೆ.ಎಸ್.ಆರ್.ಪಿ. 10ನೇ ಪಡೆ, ಶಿಗ್ಗಾವಿ.

ಅನುಬಂಧ - ಎ

11ನೇ ಪಡೆ, ಕೆ.ಎಸ್.ಆರ್.ಪಿ., ಹಾಸನ

ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ. ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಇದನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಸ್ಟೆಪಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 108 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	54	14	05	03	03	29
ಪರಿಶಿಷ್ಟ ಜಾತಿ	17	04	02	01	-	10
ಪರಿಶಿಷ್ಟ ಪಂಗಡ	03	-	-	01	-	02
ಪ್ರವರ್ಗ-1	04	01	-	-	-	03
ಪ್ರವರ್ಗ-2ಎ	16	03	02	01	-	10
ಪ್ರವರ್ಗ-2ಬಿ	05	01	-	-	-	04
ಪ್ರವರ್ಗ-3ಎ	04	01	-	-	-	03
ಪ್ರವರ್ಗ-3ಬಿ	05	02	01	-	-	02
ಒಟ್ಟು	108	26	10	06	03	63

ಟಿಪ್ಪಣಿ :-ಮಾಜಿ ಸೈನಿಕರು, ಗ್ರಾಮೀಣ, ಕನ್ನಡ ಮಾಧ್ಯಮ ಮತ್ತು ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಖಾಲಿ ಹುದ್ದೆಗಳನ್ನು ಮೇಲೆ ನಮೂದಿಸಿರುವ ಪ್ರವರ್ಗದ ಇತರರು ಅಭ್ಯರ್ಥಿಗಳಿಂದ ತುಂಬಲಾಗುವುದು.

ಸಹಿ/-

ಅಧ್ಯಕ್ಷರು, ನೇಮಕಾತಿ ಸಮಿತಿ,
ಕೆ.ಎಸ್.ಆರ್.ಪಿ. 11ನೇ ಪಡೆ, ಶಿಗ್ಗಾವಿ.

ಅನುಬಂಧ - ಎ

ಐ.ಆರ್.ಬಿ, ವಿಜಯಪುರ

ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ. ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಇದನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಸ್ಟೆಪಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 189 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	95	23	09	05	05	53
ಪರಿಶಿಷ್ಟ ಜಾತಿ	28	06	03	02	01	16
ಪರಿಶಿಷ್ಟ ಪಂಗಡ	06	01	01	01	-	03
ಪ್ರವರ್ಗ-1	08	02	-	-	-	06
ಪ್ರವರ್ಗ-2ಎ	28	07	03	02	01	15
ಪ್ರವರ್ಗ-2ಬಿ	08	02	-	-	-	06
ಪ್ರವರ್ಗ-3ಎ	07	02	-	-	-	05
ಪ್ರವರ್ಗ-3ಬಿ	09	03	01	-	01	04
ಒಟ್ಟು	189	46	17	10	08	108

ಟಿಪ್ಪಣಿ :-ಮಾಜಿ ಸೈನಿಕರು, ಗ್ರಾಮೀಣ, ಕನ್ನಡ ಮಾಧ್ಯಮ ಮತ್ತು ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಖಾಲಿ ಹುದ್ದೆಗಳನ್ನು ಮೇಲೆ ನಮೂದಿಸಿರುವ ಪ್ರವರ್ಗದ ಇತರರು ಅಭ್ಯರ್ಥಿಗಳಿಂದ ತುಂಬಲಾಗುವುದು.

ಸಹಿ/-

ಅಧ್ಯಕ್ಷರು, ನೇಮಕಾತಿ ಸಮಿತಿ,
ಐ.ಆರ್.ಬಿ, ವಿಜಯಪುರ.



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-V	ಬೆಂಗಳೂರು, ಬುಧವಾರ, ಜುಲೈ ೨೭, ೨೦೧೬ (ಶ್ರಾವಣ ೫, ಶಕ ವರ್ಷ ೧೯೩೮)	ನಂ. ೯೭೪
Part-V	Bengaluru, Wednesday, July 27, 2016 (Shravana 5, Shaka Varsha 1938)	No. 974

ಒಳಾಡಳಿತ ಸಚಿವಾಲಯ

ಅಧಿಸೂಚನೆ

ಅಧಿಸೂಚನೆ ಸಂಖ್ಯೆ. 10/ನೇಮಕಾತಿ-4/2016-17, ಬೆಂಗಳೂರು, ದಿನಾಂಕ: 27.07.2016

ಪೊಲೀಸ್ ಇಲಾಖೆ

POLCET-2016

ವಿಷಯ: ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ) (ಪುರುಷ & ಮಹಿಳಾ)-2016 ಹುದ್ದೆಗಳ ನೇರ ನೇಮಕಾತಿ ಕುರಿತು.

(ISO: 9001-2008 ಪ್ರಮಾಣಿತ ನೇಮಕಾತಿ ಪ್ರಕ್ರಿಯೆ)

1) ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) - ಕೆ.ಎಸ್.ಆರ್.ಪಿ. ಹುದ್ದೆಗಳಿಗೆ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2009, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ನೇಮಕಾತಿ ಮತ್ತು ಸೇವಾ ಷರತ್ತುಗಳು) (ತಿದ್ದುಪಡಿ) ನಿಯಮಗಳು, 2014, ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆನ್-ಲೈನ್ (On-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

2. ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ	₹ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ	₹ 100/-

ನಿಗದಿತ ಶುಲ್ಕವನ್ನು State Bank of Mysore / State Bank of Hyderabad ಗಳ ಅಧಿಕೃತ ಶಾಖೆಗಳಲ್ಲಿ ಬ್ಯಾಂಕಿನ ಕಛೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.

ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ನೇಮಕಾತಿ ಸಮಿತಿಯು ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಮೇಲಿನ ಕಾಲಂಗಳಲ್ಲಿ ನಮೂದಿಸಿದಂತೆ ಅಭ್ಯರ್ಥಿಗೆ ಅನ್ವಯಿಸುವ ಒಟ್ಟು ಶುಲ್ಕವನ್ನು ನಗದು ರೂಪದಲ್ಲಿ ಮಾತ್ರ ಪಾವತಿಸತಕ್ಕದ್ದು. (ಪಾವತಿಸುವ ವಿವರಗಳನ್ನು ಈ ಕೆಳಗಿನ ಪ್ಯಾರಾದಲ್ಲಿ ನೀಡಲಾಗಿದೆ). ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

3. ಆನ್-ಲೈನ್ (On-line) ಮುಖಾಂತರ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ವಿಧಾನ :

ಅರ್ಜಿದಾರ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಮಾಹಿತಿಸೂಚಿ/ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ಭರ್ತಿ ಮಾಡಬೇಕು. ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಇರುವ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಯಾವುದೇ ತಪ್ಪು ಮಾಹಿತಿಯನ್ನು ನೀಡದೇ ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ನೇಮಕಾತಿ ಸಮಿತಿಯು ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅರ್ಜಿದಾರ ಒಂದು ಬಿಳಿ ಹಾಳೆಯ ಮೇಲೆ ಪಾಸ್‌ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರವನ್ನು ಮತ್ತು ಸಹಿಯನ್ನು ಪ್ರತ್ಯೇಕವಾಗಿ (Soft Copy - less than 250 KB) ಸ್ಯಾನ್ ಮಾಡಿಟ್ಟುಕೊಂಡಿರಬೇಕು. ನಂತರ ಅರ್ಜಿದಾರನ ಹೆಸರು, ಜಾತಿ, ಮೀಸಲಾತಿಗಳ ವಿವರ, ಹುಟ್ಟಿದ ದಿನಾಂಕ ಮತ್ತು ಇತ್ಯಾದಿ ವಿವರಗಳನ್ನು ಭರ್ತಿ ಮಾಡಿ ಕೊನೆಯದಾಗಿ ಸ್ಯಾನ್ ಮಾಡಿಟ್ಟುಕೊಂಡಿರುವ ಭಾವಚಿತ್ರ ಮತ್ತು ಸಹಿಯನ್ನು ಕಂಪ್ಯೂಟರ್ ಮುಖೇನ ಅಪ್‌ಲೋಡ್ (Upload) ಮಾಡುವುದು. ಇಲ್ಲವಾದಲ್ಲಿ ಅಂತಹ ಅರ್ಜಿದಾರರು ಆನ್‌ಲೈನ್‌ನಲ್ಲಿ ಅರ್ಜಿಯನ್ನು ತುಂಬಿ ಮುಂದುವರೆಯಲು ಸಾಧ್ಯವಾಗುವುದಿಲ್ಲ. ಅರ್ಜಿದಾರ ನೀಡಿರುವ ವಿವರಗಳು ಎಲ್ಲಾ ರೀತಿಯಿಂದಲೂ ಸಮರ್ಪಕವಾಗಿದ್ದಲ್ಲಿ ಮಾತ್ರ ಚಲನ್ ಮುದ್ರಿಸಬಹುದು. ಚಲನ್ ಮುದ್ರಿಸಲು ಜನರೇಟ್ ಚಲನ್ ಬಟನ್ ಮೇಲೆ ಕ್ಲಿಕ್ ಮಾಡಿದಾಗ ತ್ರಿಪತಿ (Triplicate) ಬ್ಯಾಂಕ್ ಚಲನ್ ಸೃಜನೆಯಾಗುತ್ತದೆ. ಆ ಚಲನ್‌ನಲ್ಲಿ ಅರ್ಜಿಯ ಸಂಖ್ಯೆಯೊಂದಿಗೆ, ಆಯ್ಕೆ ಮಾಡಿರುವ ಘಟಕ, ನಿಮ್ಮ ಭಾವಚಿತ್ರ, ಪ್ರವರ್ಗ, ಮೀಸಲಾತಿಗಳ ವಿವರ ಮತ್ತು ಪಾವತಿಸಬೇಕಾಗಿರುವ ನಿಗದಿತ ಶುಲ್ಕಗಳ ವಿವರಗಳು ಇರುತ್ತವೆ. ಆ ಚಲನ್ ಪ್ರತಿಯನ್ನು ಮುದ್ರಿಸಿ/ಪ್ರಿಂಟ್ ಮಾಡಿಕೊಳ್ಳತಕ್ಕದ್ದು.

ನಂತರ ಅರ್ಜಿದಾರ ಮುದ್ರಿಸಿಕೊಳ್ಳಲಾದ ಚಲನ್‌ನಲ್ಲಿ ನಮೂದಾಗಿರುವ ಒಟ್ಟು ಪರೀಕ್ಷಾ ಶುಲ್ಕವನ್ನು ನಗದು ರೂಪದಲ್ಲಿಯೇ ಅಧಿಕೃತ ಎಸ್.ಬಿ.ಎಂ ಅಥವಾ ಎಸ್.ಬಿ.ಹೆಚ್ ಬ್ಯಾಂಕ್ ಶಾಖೆಗಳಲ್ಲಿ ಪಾವತಿಸಬೇಕು. ಶುಲ್ಕ ಪಾವತಿಸಿದ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು.

ಅಭ್ಯರ್ಥಿಯು ಶುಲ್ಕ ಪಾವತಿಸಿದ ಮರುದಿನ ಪುನಃ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ My Application ನ್ನು ಕ್ಲಿಕ್ ಮಾಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿದ ನಂತರವೇ ಅರ್ಜಿ ತೆರೆಯುತ್ತದೆ ಹಾಗೂ ಅಭ್ಯರ್ಥಿಯು ಭರ್ತಿ ಮಾಡಿರುವ ಎಲ್ಲಾ ವಿವರಗಳನ್ನು ಒಳಗೊಂಡಂತೆ ಅರ್ಜಿಯು ಸೃಜನೆಯಾಗುತ್ತದೆ, ಸದರಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ಮಾಡಿಟ್ಟುಕೊಳ್ಳತಕ್ಕದ್ದು. ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯು ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಿಗೆ ಅವಶ್ಯಕವಾಗಿರುತ್ತದೆ.

- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01.08.2016, ಬೆಳಿಗ್ಗೆ 10.00 ಗಂಟೆಯಿಂದ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.08.2016, ಸಂಜೆ 06.00 ಗಂಟೆಯವರೆಗೆ
- ಅಧಿಕೃತ ಬ್ಯಾಂಕ್ ಶಾಖೆಗಳ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 02.09.2016.

ಸೂಚನೆ:

- ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಿ, ನಿಗದಿತ ದಿನಾಂಕದೊಳಗೆ ಸಲ್ಲಿಸಲಾಗುವ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.
- ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) 080-22943346 ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.

ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುವುದು.

ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ.) (ಮರುಷ)

45 ಹುದ್ದೆಗಳು

ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ.) (ಮಹಿಳಾ)

52 ಹುದ್ದೆಗಳು

ಒಟ್ಟು

597 ಹುದ್ದೆಗಳು

(ಕೆ.ಎಸ್.ಆರ್.ಪಿ., ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳ ವರ್ಗೀಕರಣಕ್ಕೆ ಅನುಬಂಧ-'ಎ' ಅನ್ನು ನೋಡಿ)

4. ಅರ್ಹತಾ ಷರತ್ತುಗಳು :

- i) ಭಾರತೀಯ ನಾಗರಿಕನಾಗಿರತಕ್ಕದ್ದು.
- ii) ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ, ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
- iii) ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

(5) ವಯೋಮಿತಿ:

i) ಸಾಮಾನ್ಯ ಮತ್ತು ಮಹಿಳಾ ಅಭ್ಯರ್ಥಿಗಳಿಗೆ:

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 31.08.2016ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಬಾರದು.

ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.

ಆ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.

ಇ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

ಟಿಪ್ಪಣಿ:

“ಬುಡಕಟ್ಟು” ಎಂದರೆ “ಉತ್ತರ ಕನ್ನಡ ಕಾರವಾರ, ದಕ್ಷಿಣ ಕನ್ನಡ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಅರಣ್ಯಗಳಲ್ಲಿ ಸಿದ್ಧಿಗರು, ಜೇನುಕುರುಬ, ಕಾಡುಕುರುಬ, ಯೆರವ, ಸೋಲಿಗ, ಕುಡಿಯ, ಗೌಡ್ಲು, ಹಸಲರು, ಮಲ್ಯೆಕುಡಿಯ ಮತ್ತು ಕೊರಗ ಬುಡಕಟ್ಟು ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳು”.

ii) ಮಾಜಿ ಸೈನಿಕ ಅಭ್ಯರ್ಥಿಗಳಿಗೆ :

ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ವಿಯೋಜನೆ, ಸೇವೆಯಿಂದ ತೆಗೆದುಹಾಕಿದ ಹಾಗೂ ಸೇವಾ ನಿವೃತ್ತಿ ಹೊಂದಿದ ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ “ಅವರು ಸೇವೆ ಸಲ್ಲಿಸಿದ ಅವಧಿ” ಯ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಗಳನ್ನು ನೀಡಲಾಗುವುದು. ಮಾಜಿ ಯೋಧ ಎಂಬ ಶಬ್ದವು ಚಾಲ್ತಿಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ.

iii) ಮಾಜಿ ಸೈನಿಕರ ಬಗ್ಗೆ ವಿವರಣೆ:

ಮಾಜಿ ಸೈನಿಕ ಎಂದರೆ ಸಶಸ್ತ್ರ ದಳಗಳಾದ ನಿಯಮಿತ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಯಲ್ಲಿ ಯಾವುದೇ ಶ್ರೇಣಿಯಲ್ಲಿ (ಯೋಧ ಅಥವಾ ಯೋಧರಲ್ಲದ ಹುದ್ದೆಗಳಲ್ಲಿ) ಸೇವೆ ಸಲ್ಲಿಸಿದ ವ್ಯಕ್ತಿ. ಆದರೆ ಡಿಫೆನ್ಸ್ ಸೆಕ್ಯೂರಿಟಿ ಕೋರ್ (Defence Security Corps), ಜನರಲ್ ರಿಸರ್ವ್ ಇಂಜಿನಿಯರಿಂಗ್ ಫೋರ್ಸ್ (General Reserved Engineering Force), ಲೋಕ್ ಸಹಾಯಕ್ ಸೇನಾ (Lok Sahayak Sena) ಮತ್ತು ಪ್ಯಾರಾ ಮಿಲಿಟರಿ ದಳ (Para Military Forces) ದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಸೇರ್ಪಡೆಯಾಗುವುದಿಲ್ಲ; ಮತ್ತು

(ಅ) ಅಂತಹ ಸೇನೆಯಿಂದ ನಿವೃತ್ತಿ ಹೊಂದಿದ ನಂತರ ನಿವೃತ್ತಿ ವೇತನ ಪಡೆಯುತ್ತಿರುವ

ಅಥವಾ

(ಆ) ವೈದ್ಯಕೀಯ ಕಾರಣಗಳಿಂದ ಮಿಲಿಟರಿ ಸೇವೆಯಿಂದ ಬಿಡುಗಡೆಯಾದ ಅಥವಾ ವ್ಯಕ್ತಿಯ ಹಿಡಿತಕ್ಕೂ ಮೀರಿದ ಪರಿಸ್ಥಿತಿಗಳಿಂದ ಮತ್ತು ವೈದ್ಯಕೀಯ ಅಥವಾ ಅಸಾಮರ್ಥ್ಯದ ಪಿಂಚಣಿ ಪಡೆದು ಅಂತಹ ಸೇವೆಯಲ್ಲಿ ಬಿಡುಗಡೆಯಾದವನು.

ಅಥವಾ

(ಇ) ಸ್ವಂತ ಕೋರಿಕೆ ಹೊರತುಪಡಿಸಿ ಸಿಬ್ಬಂದಿ ಕಡಿತದ ಪರಿಣಾಮದಿಂದ ಅಂತಹ ಸೇವೆಯಿಂದ ಬಿಡುಗಡೆ ಹೊಂದಿದ ವ್ಯಕ್ತಿ.

ಅಥವಾ

(ಈ) ತನ್ನ ಸ್ವಂತ ಕೋರಿಕೆ ಮೇರೆಗೆ ಅಥವಾ ದುರ್ನಡತೆ ಅಥವಾ ಅಸಾಮರ್ಥ್ಯದ ಕಾರಣದಿಂದಾಗಿ ತೆಗೆದುಹಾಕಿರುವ ಅಥವಾ ಕರ್ತವ್ಯದಿಂದ ವಜಾ ಮಾಡಿದ ವ್ಯಕ್ತಿಗಳನ್ನು ಹೊರತುಪಡಿಸಿ, ನಿರ್ದಿಷ್ಟ ಅವಧಿಯನ್ನು ಪೂರೈಸಿದ ತರುವಾಯ ಬಿಡುಗಡೆ ಹೊಂದಿದ ವ್ಯಕ್ತಿ ಮತ್ತು ಗ್ರಾಚ್ಯುಟಿ ಪಡೆಯುತ್ತಿರುವ ವ್ಯಕ್ತಿ ಮತ್ತು ಪ್ರಾಂತೀಯ ಸೇವೆಯ ಈ ಕೆಳಗೆ ಹೆಸರಿಸಿದ ವರ್ಗದ ಸಿಬ್ಬಂದಿಯವರು:

೧. ನಿರಂತರ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿಂಚಣಿದಾರರು.

೨. ಮಿಲಿಟರಿ ಸೇವೆಯಿಂದಾಗಿ ಉಂಟಾದ ದೈಹಿಕ ಅಸಾಮರ್ಥ್ಯತೆ ಹೊಂದಿ ಬಿಡುಗಡೆಯಾದ ವ್ಯಕ್ತಿ.

೩. ಗ್ಯಾಲಂಟಿ ಪ್ರಶಸ್ತಿ ವಿಜೇತರು.

ವಿವರಣೆ: ಕೇಂದ್ರ ಸಶಸ್ತ್ರದಳದ ಸೇವೆಯಲ್ಲಿ ವ್ಯಕ್ತಿಗಳು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಮಾಜಿ ಸೈನಿಕರ ವರ್ಗದಡಿ ಬರುವ ವ್ಯಕ್ತಿಗೆ ಒಪ್ಪಂದವು ಪೂರ್ಣವಾಗಲು ಒಂದು ವರ್ಷಕ್ಕೆ ಮುನ್ನ ಉದ್ಯೋಗಕ್ಕೆ ಅರ್ಜಿ ಹಾಕಿಕೊಳ್ಳಲು ಹಾಗೂ ಅವರಿಗೆ ಮಾಜಿ ಸೈನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅನುಮತಿ ನೀಡಲಾಗಿದೆ. ಆದರೆ

ಸಮವಸ್ತ್ರವನ್ನು ತ್ಯಜಿಸಲು ಅನುಮತಿ ನೀಡುವವರೆಗೆ ರಾಜ್ಯ ನಾಗರಿಕ ಸೇವೆ ಅಥವಾ ಹುದ್ದೆಗಳಿಗೆ ನೇಮಕ ಹೊಂದುವಂತಿಲ್ಲ.

- iv) ಭಾರತ ಸರ್ಕಾರದ ಅಧಿಕೃತ ಜ್ಞಾಪನ ಪತ್ರ ಸಂಖ್ಯೆ.36034/27/84-ಸಿಬ್ಬಂದಿ (ಎಸ್‌ಸಿಟಿ), ದಿನಾಂಕ 02.05.1985 ರನ್ವಯ ಮಾಜಿ ಸೈನಿಕರು ಅವರಿಗೆ ನೀಡಿರುವ ಪ್ರಯೋಜನವಾದ ಪುನರ್ ನೇಮಕವನ್ನು ಉಪಯೋಗಿಸಿಕೊಂಡು ಒಂದು ಬಾರಿ ಸರ್ಕಾರಿ ಹುದ್ದೆಗೆ ಅಯ್ಕೆಯಾದಲ್ಲಿ ಅಂತಹ ಮಾಜಿ ಸೈನಿಕರ ಸ್ಥಾನವು ಸರ್ಕಾರಿ ಉದ್ಯೋಗದ ಪುನರ್ ನೇಮಕಕ್ಕೆ ರದ್ದಾಗುತ್ತದೆ. ಕರ್ನಾಟಕ ಸರ್ಕಾರದ ಪತ್ರ ಸಂಖ್ಯೆ.ಒಇ/90/ಪೊಸಿಅ/2005, ದಿನಾಂಕ 02.02.2006ರ ಪತ್ರದಲ್ಲಿ ದಿನಾಂಕ 02.05.1985ರ ಕೇಂದ್ರ ಸರ್ಕಾರದ ಅಧಿಕೃತ ಜ್ಞಾಪನದಲ್ಲಿನ ಮಾರ್ಗಸೂಚಿಯನ್ವಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿರುತ್ತದೆ. ಈ ವಿಷಯದ ಕುರಿತು ವೃಂದ ಮತ್ತು ನೇಮಕಾತಿ ನಿಯಮವಾದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2009 ರಲ್ಲಿಯೂ ಸಹ ನಿಗದಿಪಡಿಸಲಾಗಿದೆ. ಆದ್ದರಿಂದ ಒಂದು ಬಾರಿ ಮಾಜಿ ಸೈನಿಕ ಮೀಸಲಾತಿಯನ್ನು ಉಪಯೋಗಿಸಿ ಸರ್ಕಾರಿ ಹುದ್ದೆಗೆ ಅಯ್ಕೆಯಾದ ಮಾಜಿ ಸೈನಿಕರು ಮತ್ತೊಮ್ಮೆ ಸದರಿ ಮೀಸಲಾತಿಯನ್ನು ಕೋರಲು ಬರುವುದಿಲ್ಲ. ಅಂತಹ ಮಾಜಿ ಸೈನಿಕ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು. (ಈ ಕಾರಣದಿಂದ ಮಾಜಿ ಸೈನಿಕರು ಕಡ್ಡಾಯವಾಗಿ ಅರ್ಜಿಯಲ್ಲಿ ನಿಗದಿಪಡಿಸಲಾಗಿರುವ ಕಾಲನ್ನು ಭರ್ತಿ ಮಾಡತಕ್ಕದ್ದು ಹಾಗೂ ಭೂಸೇನೆ/ನೌಕಾಸೇನೆ/ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದಷ್ಟು ಅವಧಿಯನ್ನು ಕಡ್ಡಾಯವಾಗಿ ಭರ್ತಿ ಮಾಡತಕ್ಕದ್ದು)
- v) ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದ ನಂತರ ಯಾವೊಬ್ಬ ಮಾಜಿ ಸೈನಿಕ ಅಭ್ಯರ್ಥಿಯು ಸರ್ಕಾರಿ ನೌಕರಿಯೊಂದಕ್ಕೆ ಮಾಜಿ ಸೈನಿಕ ಮೀಸಲಾತಿ ಪಡೆದು ಸೇರಿದರೆ, ಅಂತಹ ಮಾಜಿ ಸೈನಿಕ ತಾನು ನೌಕರಿ ಸೇರಿದ ಬಗ್ಗೆ ಪೊಲೀಸ್ ಸೂಪರಿಂಟೆಂಡೆಂಟ್/ ಪೊಲೀಸ್ ಕಮೀಷನರ್ / ಸಂಬಂಧ ಪಟ್ಟ ಕೆ.ಎಸ್.ಆರ್.ಪಿ ಪಡೆ ಕಛೇರಿಗೆ ಮಾಹಿತಿ ನೀಡತಕ್ಕದ್ದು. ಮಾಹಿತಿ ನೀಡದೆ ತದನಂತರ ತಿಳಿದುಬಂದಲ್ಲಿ ಅಂತಹ ಮಾಜಿ ಸೈನಿಕ ಅಭ್ಯರ್ಥಿಯ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು. ಇಂತಹ ಅಭ್ಯರ್ಥಿಯು ಮಾಜಿ ಸೈನಿಕ ಮೀಸಲಾತಿಗೆ ಅನರ್ಹನಾಗುತ್ತಾನೆ.
- vi) ಮಾಜಿ ಯೋಧ ಎಂಬ ಶಬ್ದವು ಚಾಲ್ತಿಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ.
- vii) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮ 9(1) ರನ್ವಯ ಕೇಂದ್ರ ಸಶಸ್ತ್ರದಳದಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆ ಹೊಂದಿದ ವ್ಯಕ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಮಾಜಿ ಸೈನಿಕ ಮಕ್ಕಳಿಗೆ ವಯೋಮಿತಿ ಸಡಿಲಿಕೆ, ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾಡ್ಯತೆ ಪರೀಕ್ಷೆಯಲ್ಲಿ ಯಾವುದೇ ತರಹದ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡ್‌ನಿಂದ ಪ್ರಮಾಣ ಪತ್ರವನ್ನು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 31.08.2016ರೊಳಗಾಗಿ ಪಡೆದಿಟ್ಟುಕೊಂಡಿರತಕ್ಕದ್ದು.

ಟಿಪ್ಪಣಿ: ಮೇಲಿನ ಷರತ್ತಿನ ಪ್ರಕಾರ ಮಾಜಿ ಸೈನಿಕ ಮೀಸಲಾತಿ ಕೋರುವ ಅಭ್ಯರ್ಥಿಗಳು ನಿಯಮಾನುಸಾರ ಆ ಮೀಸಲಾತಿಗೆ ಅರ್ಹರೇ? ಎಂಬುದನ್ನು ಹತ್ತಿರದ ಜಿಲ್ಲಾ ಸೈನಿಕ ಬೋರ್ಡ್‌ನಿಂದ ತಿಳಿದುಕೊಂಡು ಮೀಸಲಾತಿಯನ್ನು ಕೋರುವುದು ಸೂಕ್ತ.

6. ವಿದ್ಯಾರ್ಹತೆ:

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್-ಕೆ.ಎಸ್.ಆರ್.ಪಿ(ಪುರುಷ & ಮಹಿಳಾ)ಹುದ್ದೆಗಳಿಗೆ ಸಂಬಂಧಿಸಿದಂತೆ :

ಎಸ್.ಎಸ್.ಎಲ್.ಸಿ. / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 31.08.2016ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ: 31.08.2016ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ಟಿಪ್ಪಣಿ:

- i) ಮೇಲೆ ನಮೂದಿಸಿದಂತೆ ವಿದ್ಯಾರ್ಹತೆಯನ್ನು ಹೊಂದದೇ ಇರುವ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರೂ ನಂತರ ನೇಮಕಾತಿ ಸಮಿತಿಗೆ ವಿದ್ಯಾರ್ಹತೆ ಹೊಂದಿರುವುದಿಲ್ಲವೆಂದು ಪತ್ತೆಯಾದಲ್ಲಿ ಅಂತಹ ಅಭ್ಯರ್ಥಿಯ ಅಭ್ಯರ್ಥಿತನವನ್ನು ಯಾವುದೇ ಹಂತದಲ್ಲಾದರೂ ರದ್ದು ಪಡಿಸಲಾಗುವುದು.
- ii) ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿತ ವಿದ್ಯಾರ್ಹತೆ ಪಡೆಯಲು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲ. ಮೇಲಿನ ವಿದ್ಯಾರ್ಹತೆಯನ್ನು ಹೊರತು ಪಡಿಸಿ ಬೇರೆ ಯಾವ ವಿದ್ಯಾರ್ಹತೆಯನ್ನೂ ಪರಿಗಣಿಸಲಾಗುವುದಿಲ್ಲ. ಕೊನೆಯ ದಿನಾಂಕಕ್ಕೆ ಎಲ್ಲಾ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ./10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಂಕಪಟ್ಟಿಯನ್ನು ಹೊಂದಿರಬೇಕು.

7. ತರಬೇತಿ, ಖಾಯಂಪೂರ್ವ ಅವಧಿ ಮತ್ತು ವೇತನ ಶ್ರೇಣಿ :

ಎ) ತರಬೇತಿ:

ನೇಮಕಾತಿ ಹೊಂದಿದ ಅಭ್ಯರ್ಥಿಗಳು ಡಿಜಿ ಮತ್ತು ಐಜಿಪಿ ರವರು ಕಾಲ ಕಾಲಕ್ಕೆ ನಿರ್ದಿಷ್ಟಪಡಿಸಿದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮೂಲ ಪೊಲೀಸ್ ತರಬೇತಿಯನ್ನು ಪಡೆಯಬೇಕು. ತರಬೇತಿಯಲ್ಲಿ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಪ್ರತಿಕ್ಷಣಾರ್ಥಿಯು ಉತ್ತೀರ್ಣರಾಗಬೇಕು. ಅದರಲ್ಲಿಯೂ ಅನುತ್ತೀರ್ಣರಾದ ಪ್ರತಿಕ್ಷಣಾರ್ಥಿಯನ್ನು ಸೇವೆಯಿಂದ ವಜಾಗೊಳಿಸಲಾಗುವುದು.

ಬಿ) ಖಾಯಂಪೂರ್ವ ಅವಧಿ:

ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ನಿಯಮಾನುಸಾರ ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.

ಸಿ) ವೇತನ ಶ್ರೇಣಿ:

₹. 11600-200-12000-250-13000-300-14200-350-15600-400-17200-450-19000-500-21000

ಡಿ) ಪಿಂಚಣಿ ಸೌಲಭ್ಯ :

ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ(ಎಸ್‌ಪಿಎಲ್) 04 ಪಿಇಟಿ 2005, ದಿನಾಂಕ:31.03.2006 ರಂತೆ ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.

8. ಸಹಿಷ್ಣುತೆ ಪರೀಕ್ಷೆ (Endurance Test) ಮತ್ತು ದೇಹದಾರ್ಢ್ಯತೆ ಪರೀಕ್ಷೆ (Physical Standard Test):

ಪರೀಕ್ಷೆಗಳ ದಿನಾಂಕವನ್ನು ಮುಂದೆ ಜಾಹೀರಾತು ಪಡಿಸಲಾಗುವುದು ಹಾಗೂ ಪೊಲೀಸ್ ಇಲಾಖೆಯ ವೆಬ್‌ಸೈಟ್ "<http://www.ksp.gov.in>" ನಲ್ಲಿ ಪ್ರಕಟಿಸಲಾಗುವುದು. ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳವನ್ನು ಹೊಂದಿರುವ ಪ್ರವೇಶ/ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಂತರ್ಜಾಲದಿಂದ ಅಭ್ಯರ್ಥಿಗಳು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಪ್ರತ್ಯೇಕವಾಗಿ ರವಾನಿಸಲಾಗುವುದಿಲ್ಲ. ಪ್ರವೇಶ ಪತ್ರವಿಲ್ಲದೇ ಇ.ಟಿ. ಮತ್ತು ಪಿ.ಎಸ್.ಟಿ. ಪರೀಕ್ಷೆಗಳಿಗೆ ಅನುವು ಮಾಡಲಾಗುವುದಿಲ್ಲ. ಈ ಸಂಬಂಧ ಅಭ್ಯರ್ಥಿಗಳು ಮುಖ್ಯವಾಗಿ ಈ ಕಛೇರಿಯ ಅಧೀಕ್ಷಿತ ವೆಬ್‌ಸೈಟ್ "<http://www.ksp.gov.in>" ನ್ನು ಮೇಲಿಂದ ಮೇಲೆ ಗಮನಿಸುತ್ತಿರುವುದು ಸೂಕ್ತ.

ಎ) ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನೇಮಕಾತಿ ಪ್ರಾಧಿಕಾರ ನಿಗದಿಪಡಿಸಿದ ಕೇಂದ್ರಗಳಲ್ಲಿ ನಡೆಸಲಾಗುವುದು. ಆಯ್ಕೆ ಸಮಿತಿಯು ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನ್ನು ದಿನ ನಿತ್ಯ ನೋಡಲು ತಿಳಿಸಲಾಗಿದೆ.

ಬಿ) ದೈಹಿಕ ಪರೀಕ್ಷೆಯು ನಡೆಯುವ ವೇಳೆ ಮತ್ತು ಸ್ಥಳವನ್ನು ಸಂಬಂಧಪಟ್ಟ ದೈಹಿಕ ಪರೀಕ್ಷೆಯ ಕೇಂದ್ರಗಳ ಸೂಚನಾ ಫಲಕದಲ್ಲಿಯೂ ಸಹ ಪ್ರಕಟಿಸಲಾಗುವುದು. ಕರೆಪತ್ರವನ್ನು ಪಡೆಯದೆ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ದೈಹಿಕ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ.

ಅಭ್ಯರ್ಥಿಗಳು ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಬರುವಾಗ, ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

- ಪಾಸ್‌ಪೋರ್ಟ್ (Passport)
- ಚಾಲನಾ ಪರವಾನಗಿ ಪತ್ರ (Driving License)
- ಪ್ಯಾನ್ ಕಾರ್ಡ್ (PAN Card)
- ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ (Service ID Card)
- ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ (Bank Pass Book with Photograph)
- ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ (Pattas and registered deeds with Photograph)
- ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ (Caste Certificate with Photo)
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ (Ex-servicemen's pension book/pension payment order)
- ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ. (Job cards with Photograph)
- ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ (EPIC).
- ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD).

- ಸಿ) ಕರೆಪತ್ರದ ಜೊತೆಗೆ ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ಸಹ ತರತಕ್ಕದ್ದು. ತಪ್ಪಿದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಅನರ್ಹ ಗೊಳಿಸಲಾಗುವುದು ಹಾಗೂ ಬದಲಿ ದಿನಾಂಕವನ್ನು ನೀಡಲಾಗುವುದಿಲ್ಲ.

ಡಿ) ಸಹಿಷ್ಣುತೆ ಪರೀಕ್ಷೆ : (Endurance Test)

- i) ದೇಹದಾಡ್ಯತೆ ಪರೀಕ್ಷೆಗೆ ಅರ್ಹರಾಗಲು ಅಭ್ಯರ್ಥಿಗಳು ಈ ಕೆಳಗಿನ ಎಲ್ಲಾ ಸಹಿಷ್ಣುತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಹಾಗೂ ಈ ಕೆಳಗಿನ ಎಲ್ಲಾ ಸಹಿಷ್ಣುತೆ ಪರೀಕ್ಷೆಗಳನ್ನು ಈ ಕೆಳಗೆ ನಮೂದಿಸಿರುವ ಕ್ರಮದಲ್ಲಿಯೇ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಈ ಪರೀಕ್ಷೆಗಳಲ್ಲಿ ಭಾಗವಹಿಸುವುದನ್ನು ತಿರಸ್ಕರಿಸುವವರು/ ವಿಫಲವಾಗುವವರು ಅನರ್ಹತೆಗೆ ಒಳಗಾಗುವರು. ಪ್ರತಿಯೊಂದು ಸಹಿಷ್ಣುತೆ ಪರೀಕ್ಷೆ ಮುಗಿದ ನಂತರ ನಿಗದಿತ ನಮೂನೆಗೆ ಅಭ್ಯರ್ಥಿಯು ಭರ್ತಿ ಮಾಡಿರುವ ವಿವರಗಳನ್ನು ಪರಿಶೀಲಿಸಿ ಸಹಿ ಹಾಕಬೇಕು. ತಪ್ಪಿದ್ದಲ್ಲಿ ಅಂತಹ ಅಭ್ಯರ್ಥಿಯು ಅನರ್ಹತೆಗೊಳಗಾಗುವನು. ಈ ಪರೀಕ್ಷೆಗಳಿಗೆ ಅಂಕಗಳನ್ನು ನೀಡಲಾಗುವುದಿಲ್ಲ. ಇವು ಕೇವಲ ಅರ್ಹತೆಗೆ ಮಾತ್ರ ಸೀಮಿತವಾಗಿರುತ್ತದೆ.
- ii) ವಿಶೇಷ ರಿಸರ್ವ್ ಪೊಲೀಸ್ ಕಾನ್‌ಟೇಬಲ್-ಕೆ.ಎಸ್.ಆರ್.ಪಿ (ಪುರುಷ & ಮಹಿಳಾ) ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ ಈ ಕೆಳಕಂಡಂತಿರುತ್ತದೆ:

ಸಹಿಷ್ಣುತೆ ಪರೀಕ್ಷೆ		
	ಅಂಶಗಳು	ಅರ್ಹತಾ ವೇಳೆ
ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ	2 ಕಿಲೋ ಮೀಟರ್ ಓಟ	10 ನಿಮಿಷ ಮೀರದಂತೆ
	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	3.80 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 1.20 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (7.26 ಕೆ.ಜಿ.)	5.60 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
ಮಾಜಿ ಸೈನಿಕ ಅಭ್ಯರ್ಥಿಗಳಿಗೆ	400 ಮೀಟರ್ ಓಟ	2 ನಿಮಿಷ ಮೀರದಂತೆ
	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	2.50 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 0.90 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (4 ಕೆ.ಜಿ.)	3.75 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)

ದೇಹದಾಡ್ಯತೆ ಪರೀಕ್ಷೆ (ಸಹಿಷ್ಣುತೆ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಮಾತ್ರ)	
ಎಲ್ಲಾ ಸಾಮಾನ್ಯ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ	ಕನಿಷ್ಠ ಎತ್ತರ : 170 ಸೆಂ. ಮೀ. ಕಡಿಮೆ ಇಲ್ಲದಂತೆ (ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ) ಎದೆ ಸುತ್ತಳತೆ : 86 ಸೆಂ. ಮೀ (ಪೂರ್ತಿ ವಿಸ್ತರಿಸಿದಾಗ) ಕನಿಷ್ಠ ವಿಸ್ತರಣೆ 5 ಸೆಂ. ಮೀ.
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ ಅಭ್ಯರ್ಥಿಗಳಿಗೆ	ಕನಿಷ್ಠ ಎತ್ತರ : 155 ಸೆಂ. ಮೀ. ಎದೆ ಸುತ್ತಳತೆ : 5 ಸೆಂ.ಮೀ.ಗಳ ಕನಿಷ್ಠ ವಿಸ್ತರಿಸುವುದರೊಂದಿಗೆ ಸಂಪೂರ್ಣವಾಗಿ ಹಿಗ್ಗಿಸಿದಾಗ 75 ಸೆಂ.ಮೀ.ಗಳಿಗಿಂತ ಕಡಿಮೆ ಇಲ್ಲದಂತೆ.

ವಿಶೇಷ ಸೂಚನೆ :-

ಸಹಿಷ್ಣುತೆ ಪರೀಕ್ಷೆಗೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ದೈಹಿಕವಾಗಿ ಸಿದ್ಧರಿರಬೇಕು. ಈ ಪರೀಕ್ಷೆಗಳ ಸಂದರ್ಭದಲ್ಲಿ ಸಂಭವಿಸುವ ಯಾವುದೇ ರೀತಿಯ ಅನಾಹುತ / ತೊಂದರೆಗಳಿಗೆ ಪೊಲೀಸ್ ಇಲಾಖೆ/ ನೇಮಕಾತಿ ಸಮಿತಿಯು

ಜವಾಬ್ದಾರಾಗಿರುವುದಿಲ್ಲ. ಅಭ್ಯರ್ಥಿಗಳು ಅವರ ಸ್ವಂತ ಹಿತ ದೃಷ್ಟಿಯಿಂದ ಅವರ ದೇಹದ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿಕೊಂಡು, ಅಭ್ಯರ್ಥಿಯ ಆರೋಗ್ಯವು ಎಲ್ಲ ರೀತಿಯಿಂದಲೂ ಸದೃಢವಾಗಿದೆ ಎಂದು ಖಚಿತ ಪಡಿಸಿಕೊಂಡು ಇಲಾಖೆ ನಡೆಸುವ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಗೆ ಎಲ್ಲ ವಿಧದಿಂದಲೂ ಅರ್ಹನೆಂದು ಮುಂಚಿತವಾಗಿಯೇ ತಿಳಿದುಕೊಂಡು ಹಾಜರಾಗತಕ್ಕದ್ದು. ಈ ದಿನದಲ್ಲಿ ಕನಿಷ್ಠ ಒಂದು ತಿಂಗಳ ಮುಂಚೆಯಿಂದಲೇ ಸಹಿಷ್ಣುತೆ ಪರೀಕ್ಷೆಗೆ ಅಭ್ಯರ್ಥಿಗಳು ಸಾಕಷ್ಟು ಅಭ್ಯಾಸ ಮಾಡಿಕೊಳ್ಳತಕ್ಕದ್ದು. ಸಹಿಷ್ಣುತೆ ಪರೀಕ್ಷೆಯಲ್ಲಿ ಯಾವ ಅನಾಹುತಗಳಿಗೂ ಇಲಾಖೆ ಜವಾಬ್ದಾರಾಗುವುದಿಲ್ಲ. ಈ ಪರೀಕ್ಷೆಗಳು ಅಭ್ಯರ್ಥಿಗಳು ತನ್ನ ಸ್ವಂತ ಜವಾಬ್ದಾರಿ ಹಾಗೂ ಸ್ವಇಚ್ಛೆಯಿಂದ ಭಾಗವಹಿಸುವುದು.

ಟಿಪ್ಪಣಿ :

- i) ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯನ್ನು ಒಂದು ದೈಹಿಕ ಪರೀಕ್ಷೆಯ ಸಮಿತಿಯು ನಡೆಸುತ್ತದೆ. ಯಾವುದೇ ಇತರ ವೈದ್ಯಕೀಯ ಪ್ರಮಾಣ ಪತ್ರದ ಆಧಾರದ ಮೇಲೆ ಪರಿಗಣಿಸಲಾಗುವುದಿಲ್ಲ. ದೈಹಿಕ ಪರೀಕ್ಷೆಯ ಸಮಿತಿಯು ನೀಡುವ ಫಲಿತಾಂಶವೇ ಅಂತಿಮವಾಗಿರುತ್ತದೆ.
- ii) ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಸಮಿತಿ ಸಮ್ಮುಖದಲ್ಲಿ ನಿಗದಿತ ನಮೂನೆಗೆ ಸಹಿ ಮತ್ತು ಎಡಗೈ ಹೆಬ್ಬೆಟ್ಟಿನ ಗುರುತು ಹಾಕಬೇಕು. ಇಲ್ಲವಾದರೆ ಅಂತಹವರನ್ನು ಅನರ್ಹರೆಂದು ಪರಿಗಣಿಸಲಾಗುವುದು.
- iii) ಅಭ್ಯರ್ಥಿಗಳು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಡ್ಯತೆ ಪರೀಕ್ಷೆಯಲ್ಲಿ ಅರ್ಹಗೊಂಡಲ್ಲಿ ಮಾತ್ರ ಲಿಖಿತ ಪರೀಕ್ಷೆಗೆ ಅರ್ಹಗೊಳ್ಳುವರು.
- iv) ದೇಹದಾಡ್ಯತೆ ಪರೀಕ್ಷೆಯ ಎತ್ತರ ಹಾಗೂ ತೂಕವನ್ನು Body Mass Index (BMI) ಯಂತ್ರದಿಂದ ಪಡೆಯಲಾಗುವುದು.
- v) ಪಾರದರ್ಶಕತೆಗಾಗಿ ಮೇಲೆ ಹೇಳಿದ ಎಲ್ಲಾ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯನ್ನು ವೀಡಿಯೋಗ್ರಫಿ ಅಥವಾ ಗಳಲ್ಲಿ ಸೆರೆಹಿಡಿಯಲಾಗುವುದು.

9. ಲಿಖಿತ ಪರೀಕ್ಷೆ:

ಎ) ಅಭ್ಯರ್ಥಿಯು ಸಹಿಷ್ಣುತೆ ಹಾಗೂ ದೇಹದಾಡ್ಯತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಮಾತ್ರ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಆಯ್ಕೆ ಸಮಿತಿಯು ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ. ಪರೀಕ್ಷೆಯ ದಿನಾಂಕವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನ್ನು ದಿನ ನಿತ್ಯ ನೋಡಲು ತಿಳಿಸಲಾಗಿದೆ.

ಬಿ) ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಿರುವುದರಿಂದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳವನ್ನು ಪ್ರತ್ಯೇಕವಾಗಿ ಅಂಚೆ ಮುಖಾಂತರ ನೀಡಲಾಗುವುದಿಲ್ಲ. ಆದ್ದರಿಂದ ಲಿಖಿತ ಪರೀಕ್ಷೆಯ ಕರೆಪತ್ರವನ್ನು ಈ ಕಛೇರಿಯ ಅಧಿಕೃತ ವೆಬ್‌ಸೈಟ್ www.ksp.gov.in ನಿಂದ ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು (Download). ಈ ಸಂಬಂಧ ಅಭ್ಯರ್ಥಿಗಳು ಮುಖ್ಯವಾಗಿ ಈ ಕಛೇರಿಯ ಅಧಿಕೃತ ವೆಬ್‌ಸೈಟ್ www.ksp.gov.in ನ್ನು ದಿನನಿತ್ಯ ಮೇಲಿಂದ ಮೇಲೆ ಗಮನಿಸುತ್ತಿರುವುದು ಸೂಕ್ತ. ಕರೆಪತ್ರವನ್ನು ಪಡೆಯದೆ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಬರುವಾಗ, ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

- i) ಪಾಸ್‌ಪೋರ್ಟ್ (Passport)
- ii) ಚಾಲನಾ ಪರವಾನಗಿ ಪತ್ರ (Driving License)
- iii) ಪ್ಯಾನ್ ಕಾರ್ಡ್ (PAN Card)
- iv) ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ (Service ID Card)
- v) ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ (Bank Pass Book with Photograph)
- vi) ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ (Pattas and registered deeds with Photograph)
- vii) ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ (Caste Certificate with Photo)
- viii) ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ (Ex-servicemen's pension book/pension payment order)

- ix) ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ. (Job cards with Photograph)
- x) ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ (EPIC).
- xi) ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD).

ಸಿ) ಲಿಖಿತ ಪರೀಕ್ಷೆಗೆ ತರಬೇತಾದ ದಾಖಲೆಗಳು i) ಲಿಖಿತ ಪರೀಕ್ಷೆಯ ಕರೆಪತ್ರ, ii) ಸಹಿಷ್ಣುತೆ ಮತ್ತು ದೇಹದೃಢತೆ ಪರೀಕ್ಷೆಯ ಫಲಿತಾಂಶ ಹಾಳೆ, iii) ಗುರುತಿನ ಚೀಟಿ, iv) ಆನ್‌ಲೈನ್ ಅರ್ಜಿಯ ಜೆರಾಕ್ಸ್ ಪ್ರತಿ ತರತಕ್ಕದ್ದು. ತಪ್ಪಿದಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.

ಡಿ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್-ಕೆ.ಎಸ್.ಆರ್.ಪಿ. ಹುದ್ದೆಗಳಿಗೆ ಸಂಬಂಧಿಸಿದಂತೆ ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ 100 ಅಂಕಗಳ ಪ್ರಶ್ನೆಗಳಿರುತ್ತದೆ. ಪ್ರಶ್ನೆಗಳು (1) ಸಾಮಾನ್ಯ ಜ್ಞಾನ ಮತ್ತು (2) ಮಾನಸಿಕ ಸಾಮರ್ಥ್ಯದವುಗಳಾಗಿದ್ದು, ವಸ್ತುನಿಷ್ಠ (ಆಬ್ಜೆಕ್ಟಿವ್) ಮತ್ತು ಬಹುವಿಧ ಆಯ್ಕೆ (Multiple choice) ಮಾದರಿಯಾಗಿರುತ್ತದೆ. ಸಾಮಾನ್ಯ ಜ್ಞಾನದಲ್ಲಿ ಸಾಮಾನ್ಯ ಅಧ್ಯಯನ, ವಿಜ್ಞಾನ, ನೀತಿ ಶಿಕ್ಷಣ, ಭೂಗೋಳ, ಆಧುನಿಕ ಭಾರತದ ಇತಿಹಾಸ, ಭಾರತದ ಸ್ವಾತಂತ್ರ್ಯ ಸಂಗ್ರಾಮ, ಭಾರತದ ಸಂವಿಧಾನ, ಮೂಲಭೂತ ಹಕ್ಕುಗಳು ಮತ್ತು ನಿರ್ದೇಶಾತ್ಮಕ ತತ್ವಗಳು ಒಳಗೊಂಡಿರುತ್ತದೆ. ಸಾಮಾನ್ಯ ಮಾನಸಿಕ ಸಾಮರ್ಥ್ಯದಲ್ಲಿ ಗಣನಾ ಕೌಶಲ್ಯ ಮತ್ತು ಪ್ರಾದೇಶಿಕ ಮನ್ನಣೆ ಕೌಶಲ್ಯಗಳು ಒಳಗೊಂಡಿರುತ್ತದೆ. ಪ್ರತಿ ಸರಿ ಉತ್ತರಕ್ಕೆ 1.00 ಅಂಕಗಳನ್ನು ನೀಡಲಾಗುವುದು. ಪರೀಕ್ಷೆಯ ಅವಧಿಯು ಎರಡು ಗಂಟೆಯದ್ದಾಗಿರುತ್ತದೆ.

ಇ) ಅಭ್ಯರ್ಥಿಗಳು ಈ ವಸ್ತುನಿಷ್ಠ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಮತ್ತು ಅವರು ಅರ್ಹತಾ (Qualifying) ಪರೀಕ್ಷೆಯಲ್ಲಿ ಪಡೆದ ಶೇಕಡಾ ಅಂಕಗಳನ್ನೂ ಕೂಡಿಸಿ ಅದರ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. ಈ ಅರ್ಹತಾ ಪಟ್ಟಿಯಿಂದ ಪ್ರತಿ ವರ್ಗದಲ್ಲಿ ಅಧಿಸೂಚಿತ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನಪಡೆದ ಅಭ್ಯರ್ಥಿಗಳು ಆಯ್ಕೆ ಸಮಿತಿಯು ನಿಗದಿಪಡಿಸುವ ವೈದ್ಯಕೀಯ ಮಂಡಳಿಯ ಮುಂದೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗತಕ್ಕದ್ದು. ಆ ಸಮಯದಲ್ಲಿ ಅರ್ಹರಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುವುದು ಮತ್ತು ಈ ಸಂದರ್ಭದಲ್ಲಿ ಅಭ್ಯರ್ಥಿಗಳು ಗೆಜೆಟೆಡ್ ಅಧಿಕಾರಿಯವರಿಂದ ಧೃಡೀಕೃತ ದಾಖಲಾತಿಗಳ ಜೆರಾಕ್ಸ್ ಪ್ರತಿಯು ಎರಡು ಸೆಟ್‌ಅನ್ನು ಸಂಬಂಧಪಟ್ಟ ಕಛೇರಿಗೆ ನೀಡುವುದು. ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆಯುವರು. ಆಯ್ಕೆಯಾದ ಅಭ್ಯರ್ಥಿಗಳ ಗುಣ ಮತ್ತು ನಡತೆ ಹಾಗೂ ಮೂಲ ದಾಖಲೆಗಳ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ನೇಮಕಾತಿ ಆದೇಶ ನೀಡಲಾಗುವುದು.

ಎಫ್) ಸೂಚನೆ:

- i) ಅ) ಪ್ರಶ್ನೆ ಪತ್ರಿಕೆ ವಸ್ತುನಿಷ್ಠ (ಆಬ್ಜೆಕ್ಟಿವ್) ಮಾದರಿಯದಾಗಿರುತ್ತದೆ.
ಆ) ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳಿಗೆ ಉತ್ತರಗಳನ್ನು ಓ.ಎಂ.ಆರ್ ಶೀಟ್‌ನಲ್ಲಿ ಕಪ್ಪು ಅಥವಾ ನೀಲಿ ಬಣ್ಣದ ಬಾಲ್‌ಪಾಯಿಂಟ್ ಪೆನ್ನಿನಿಂದ ಮಾತ್ರ ಗುರುತಿಸಬೇಕಾಗುತ್ತದೆ. ನಿಗದಿತ ಜಾಗದಲ್ಲಿ ಪ್ರಶ್ನೆ ಪತ್ರಿಕೆಯ ಶ್ರೇಣಿ (ಎ,ಬಿ,ಸಿ ಇತ್ಯಾದಿ) ಹಾಗೂ ಅಭ್ಯರ್ಥಿಯು ಅರ್ಜಿ ಸಂಖ್ಯೆ, ರೋಲ್ ನಂಬರ್ ಮತ್ತು ಸಹಿಯನ್ನು ತಪ್ಪದೇ ಭರ್ತಿ/ನಮೂದು ಮಾಡಬೇಕು. ಇದನ್ನು ತುಂಬದಿದ್ದರೆ ಉತ್ತರಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಹಾಗೂ ಅಭ್ಯರ್ಥಿ ಆಯ್ಕೆಗೆ ಅನರ್ಹರಾಗುತ್ತಾರೆ. ಆದ್ದರಿಂದ ಅಭ್ಯರ್ಥಿಯು ಸರಿಯಾಗಿ ಮೇಲಿನ ಮಾಹಿತಿ/ವಿವರಗಳನ್ನು ಕಡ್ಡಾಯವಾಗಿ ಗುರುತಿಸಬೇಕು.
- ಇ) ಅಭ್ಯರ್ಥಿಗಳು ಅರ್ಜಿ ಸಂಖ್ಯೆ, ರೋಲ್ ನಂಬರ್ ಇತ್ಯಾದಿ ಭರ್ತಿ ಮಾಡಿದ ನಂತರ ನಿಗದಿತ ಜಾಗದಲ್ಲಿ ತಪ್ಪದೇ ಸಹಿ ಮಾಡಬೇಕು ಮತ್ತು ಎಡಗೈ ಹೆಬ್ಬೆಟ್ಟಿನ ಗುರುತು ಹಾಕಬೇಕು.
- ಈ) ಅರ್ಜಿ ಸಂಖ್ಯೆ, ರೋಲ್ ನಂಬರ್ ಇತ್ಯಾದಿಗಳನ್ನು ಭರ್ತಿ ಮಾಡದೆ ಪರೀಕ್ಷೆ ಮುಗಿದ ನಂತರ ಅದನ್ನು ಪರಿಗಣಿಸುವಂತೆ ಕೋರಿದಲ್ಲಿ ಅಂತಹ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
- ii) ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ನಿಗದಿಪಡಿಸಿರುವ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಯಲ್ಲಿ ಹಾಜರಿರತಕ್ಕದ್ದು. ಆ ಸಮಯದಲ್ಲಿ ಪರೀಕ್ಷಾ ಮೇಲ್ವಿಚಾರಕರು ಉತ್ತರ ಪತ್ರಿಕೆಯನ್ನು ಭರ್ತಿ ಮಾಡುವ ಬಗ್ಗೆ ಕೆಲವು ಮಾರ್ಗ ಸೂಚನೆಗಳನ್ನು ನೀಡುವರು.
- iii) ನೇಮಕಾತಿ ಸಮಿತಿಯು ನಡೆಸುವ ಯಾವುದೇ ಪರೀಕ್ಷೆಗಳಲ್ಲಿ ಅನುಚಿತವಾಗಿ ವರ್ತಿಸಿದರೆ ಅಥವಾ ನಕಲು ಮಾಡಿದ್ದು ಕಂಡು ಬಂದರೆ ಅಥವಾ ನಕಲು ಮಾಡುವ ಸಾಮಗ್ರಿಯನ್ನು ಹೊಂದಿದ್ದರೆ, ಅಂತಹ ಅಭ್ಯರ್ಥಿಗಳನ್ನು 3 ವರ್ಷಗಳ ಕಾಲ ಡಿಬಾರ್ ಮಾಡಲಾಗುವುದು ಮತ್ತು ಅವರ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು.
- iv) ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಫೋನುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವಾಗ ಮೊಬೈಲ್ ಫೋನುಗಳನ್ನು ಅಭ್ಯರ್ಥಿಗಳು ಹೊಂದಿದ್ದರೆ ಅವರನ್ನು ಅನರ್ಹಗೊಳಿಸಲಾಗುತ್ತದೆ.

v) ಎಲೆಕ್ಟ್ರಾನಿಕ್ ಸಾಮಗ್ರಿಗಳಾದ ಕ್ಯಾಲ್ಕುಲೇಟರ್ ಇತ್ಯಾದಿಗಳನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

vi) ಪ್ರಶ್ನೆ ಪತ್ರಿಕೆಯಲ್ಲಿನ ಯಾವುದಾದರೂ ಪ್ರಶ್ನೆಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ, ಪರೀಕ್ಷಾ ಕೇಂದ್ರವನ್ನು ಬಿಡುವ ಮೊದಲು ಆಯಾ ಪರೀಕ್ಷಾ ದಿನವೇ ಸಂಬಂಧಿತ ಪರೀಕ್ಷಾ ಮೇಲ್ವಿಚಾರಕರ ಮುಖಾಂತರ ಅಭ್ಯರ್ಥಿಯ ಹೆಸರು, ವಿಳಾಸ, ನೋಂದಣಿ ಸಂಖ್ಯೆ, ಇತ್ಯಾದಿಗಳನ್ನು ನಮೂದಿಸಿರುವ ಲಿಖಿತ ಮನವಿಯನ್ನು ಪರೀಕ್ಷಾ ಮೇಲ್ವಿಚಾರಕರಿಗೆ ಸಲ್ಲಿಸಿ ಸ್ವೀಕೃತಿ (Acknowledgement) ಪಡೆಯಬೇಕು. ಪರೀಕ್ಷಾ ಕೇಂದ್ರ ಬಿಟ್ಟ ನಂತರ ಕಳುಹಿಸುವ ಯಾವುದೇ ಆಕ್ಷೇಪಣೆಯನ್ನು ಮಾನ್ಯ ಮಾಡಲಾಗುವುದಿಲ್ಲ. ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ದೋಷ ಕಂಡು ಬಂದಲ್ಲಿ ಅದನ್ನು ತಕ್ಷಣ ಮೇಲ್ವಿಚಾರಕರ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು. ಪರೀಕ್ಷೆ ಮುಗಿದ ನಂತರ ಅದರ ಬಗ್ಗೆ ನೇಮಕಾತಿ ಸಮಿತಿಯ ಗಮನಕ್ಕೆ ತಂದರೆ ಅಂತಹ ಆಕ್ಷೇಪಣೆಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.

10. ವೈದ್ಯಕೀಯ ಪರೀಕ್ಷೆ :

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆಯುವ ಎಲ್ಲಾ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಗೆ ನೇಮಕಾತಿ ಸಮಿತಿಯು ರಚಿಸುವ ವೈದ್ಯಕೀಯ ಮಂಡಳಿಯ ಮುಂದೆ ಹಾಜರಾಗತಕ್ಕದ್ದು, ಹಾಜರಾಗುವ ವೇಳೆ ಮತ್ತು ಸ್ಥಳವನ್ನು ನೇಮಕಾತಿ ಪ್ರಾಧಿಕಾರವು ನಿಗದಿಪಡಿಸುವುದು.

ಆಯ್ಕೆಯಾದ ಅಭ್ಯರ್ಥಿಗಳು ಸಂಬಂಧಪಟ್ಟ ಕೆ.ಎಸ್.ಆರ್.ಪಿ.ಯ ಕಮಾಂಡೆಂಟ್ ಕಛೇರಿಯಲ್ಲಿ ನಡೆಸುವ ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಾಗ ಮೂಲ ದಾಖಲೆಗಳೊಂದಿಗೆ ಹಾಜರಾಗುವುದು ಹಾಗೂ ಪತ್ರಾಂಕಿತ (Gazetted) ಅಧಿಕಾರಿಯವರಿಂದ ಮೂಲ ದಾಖಲೆಗಳ ದೃಢೀಕೃತ ಜೆರಾಕ್ಸ್ ಪ್ರತಿಯ ಒಂದು ಸೆಟ್‌ಅನ್ನು ಸಂಬಂಧಪಟ್ಟ ಕಛೇರಿಗೆ ನೀಡುವುದು.

ವೈದ್ಯಕೀಯ ಪರೀಕ್ಷೆಗಳು ಈ ಕೆಳಕಂಡಂತಿರುತ್ತವೆ :

(ಎ) ದೃಷ್ಟಿ:

ಕನ್ನಡಕ ಸಹಿತ ಅಥವಾ ಕನ್ನಡಕವಿಲ್ಲದೇ ಕೆಳಗೆ ಕಾಣಿಸಿದ ದರ್ಜೆಯ ಸಮೀಪ ಮತ್ತು ದೂರದ ದೃಷ್ಟಿ ಹೊಂದಿರಬೇಕು.

	ಉತ್ತಮ	ಕೆಟ್ಟದಾದ
(i) ದೂರದ ದೃಷ್ಟಿ	6/9 ಅಥವಾ 6/9	6/9
	6/9	6/12
(ii) ಸಮೀಪದ ದೃಷ್ಟಿ	0/6	0/8

(iii) ಪ್ರತಿ ಕಣ್ಣು ಸಂಪೂರ್ಣ ಕ್ಷೇತ್ರ ದೃಷ್ಟಿ ಹೊಂದಿರಬೇಕು.

ವರ್ಣಾಂಧತೆ, ಮೆಳ್ಳಗಣ್ಣು ಅಥವಾ ಯಾವುದೇ ಕಣ್ಣಿನ ಅಥವಾ ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆಯೆಂದು ಪರಿಗಣಿಸಲಾಗುವುದು.

(ಬಿ) ಶ್ರವಣ ಶಕ್ತಿ:

i) ರಿನ್ನೇಸ್ ಪರೀಕ್ಷೆ (Rinne's Test) ii) ವೆಬ್ಬರ್ ಪರೀಕ್ಷೆ (Webber's Test)

iii) ವರ್ಟಿಗೋ ಪರೀಕ್ಷೆ (Tests for Vertigo)

ಮೇಲಿನ ಪರೀಕ್ಷೆಗಳಲ್ಲಿ ಯಾವುದೇ ನ್ಯೂನತೆಗಳು ಕಂಡು ಬಂದಲ್ಲಿ ಅನರ್ಹತೆ ಎಂದು ಪರಿಗಣಿಸಲಾಗುವುದು.

(ಸಿ) ಈ ಕೆಳಗಿನ ದೈಹಿಕ ಪರೀಕ್ಷೆಗಳಲ್ಲಿ ಯಾವುದೇ ನ್ಯೂನತೆಗಳು ಅನರ್ಹತೆ ಎಂದು ಪರಿಗಣಿಸಲಾಗುವುದು.

i) ತಾಗು ಮಂಡಿ (Knock knees)

ii) ಬಾಗಿದ ಕಾಲುಗಳು (Bow legs)

iii) ಚಪ್ಪಟೆ ಪಾದ (Flat feet)

iv) ಅಪಧಮನಿ ಊತ (Varicose Veins)

v) ಮಾತಿನಲ್ಲಿ ಅಡಚಣೆ (Impediment in speech)

(ಡಿ) ಎದೆ ಯು ಕ್ಷ-ಕಿರಣ (Chest X-Ray) ವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗುವುದು.

ಮೇಲಿನ ಎಲ್ಲಾ ಪರೀಕ್ಷೆಗಳನ್ನು ವೈದ್ಯಕೀಯ ಮಂಡಳಿಯು ನಡೆಸುತ್ತದೆ. ವೈದ್ಯಕೀಯ ಮಂಡಳಿಯು ದೈಹಿಕವಾಗಿ ಅರ್ಹರೆಂದು ಪ್ರಮಾಣೀಕರಿಸಿದ ಅಭ್ಯರ್ಥಿಗಳು ಮಾತ್ರ ನೇಮಕಾತಿಗೆ ಅರ್ಹಗೊಳ್ಳುವರು/ಅರ್ಹರಾಗುವರು.

ಟಿಪ್ಪಣಿ : ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

11. ಜಾತಿ ಮೀಸಲಾತಿ ಪ್ರಮಾಣ ಪತ್ರಗಳು :

ಜಾತಿ ಮೀಸಲಾತಿ ಕೋರಬಯಸುವ ಅಭ್ಯರ್ಥಿಗಳು ಈ ಕೆಳಕಂಡ ನಮೂನೆಗಳಲ್ಲಿ ಪ್ರಮಾಣ ಪತ್ರವನ್ನು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

- ಎ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ-ಡಿ ಪ್ರಮಾಣ ಪತ್ರ.
- ಬಿ) ಪ್ರವರ್ಗ - 1 ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ-ಇ ಪ್ರಮಾಣ ಪತ್ರ.
- ಸಿ) ಪ್ರವರ್ಗ- 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ - ಎಫ್ ಪ್ರಮಾಣ ಪತ್ರ.

ಸೂಚನೆ : ನಮೂನೆ - ಎಫ್ ಪ್ರಮಾಣ ಪತ್ರವು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 31.08.2016 ಕ್ಕೆ ಐದು ವರ್ಷಕ್ಕಿಂತ ಹಳೆಯದಾಗಿರಬಾರದು.

12. ಗ್ರಾಮೀಣ ಮೀಸಲಾತಿ:

- ಎ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು 1ನೇ ತರಗತಿಯಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರಬೇಕು;
- ಬಿ) ಅಭ್ಯರ್ಥಿಯು ವ್ಯಾಸಂಗ ಮಾಡಿದ ಸ್ಥಳವು ವ್ಯಾಸಂಗ ಮಾಡಿದ ಅವಧಿಯಲ್ಲಿ ಅಂದಿನ ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ ಅಥವಾ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಒಂದು ದೊಡ್ಡ ನಗರ ಪ್ರದೇಶ, ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆಯ ಹಂತದಲ್ಲಿರುವ ಪ್ರದೇಶಗಳ ಹೊರತಾಗಿ ಇತರ ಯಾವುದೇ ಪ್ರದೇಶದಲ್ಲಿರುವ ಶಾಲೆಯಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಯಾಗಿರಬೇಕು;
- ಸಿ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು ಕರ್ನಾಟಕ ಅದಿಸೂಚನೆ ಸಂಖ್ಯೆ. ಸಿಆಸುಇ:08/ಸೆನೆನಿ:2001, ದಿನಾಂಕ 13.02.2001ರ ಪ್ರಕಾರ ಮೇಲೆ ಪರಿಭಾಷಿಸಿದಂತೆ ತರಗತಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರುವವರು ಸರ್ಕಾರಿ ಆದೇಶ ಸಂಖ್ಯೆ. ಸಿಆಸುಇ/96/ಸೆನೆನಿ/2005, ದಿನಾಂಕ 10.08.2005ರಲ್ಲಿ ನಿಗದಿಪಡಿಸಿದ ನಮೂನೆ-2ರ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಶಾಲಾ ಮುಖ್ಯೋಪಾಧ್ಯಾಯರಿಂದ ಸಹಿ ಮಾಡಿಸಿ ಮತ್ತು ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿದ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆಯುವುದು. ನಮೂನೆ-1 (ನಾನ್-ಕ್ರೀಮಿ ಲೇಯರ್) ಮತ್ತು ನಮೂನೆ-2 ಇವುಗಳು ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ಅಭ್ಯರ್ಥಿಗಳಿಗೆ ಕಡ್ಡಾಯವಾಗಿರುತ್ತದೆ.
- ಡಿ) ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದು ಸಲ್ಲಿಸುವುದು.

ಸೂಚನೆ: ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕೃತಗೊಂಡಲ್ಲಿ ಅಂತಹ ಅಭ್ಯರ್ಥಿಗಳು Non-Creamy Layer ಪ್ರಮಾಣ ಪತ್ರವನ್ನು ಹೊಂದಿರದಿದ್ದಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

13. ಯೋಜನಾ ನಿರಾಶ್ರಿತರು:

ಯೋಜನಾ ನಿರಾಶ್ರಿತ ಮೀಸಲಾತಿ ಕೋರುವ ಅಭ್ಯರ್ಥಿಗಳು ಸರ್ಕಾರದ ಅದಿಸೂಚನೆ ಸಂಖ್ಯೆ. ಡಿಪಿಎಆರ್:23:ಎಎಆರ್:ಆರ್:99, ದಿನಾಂಕ 23.11.2000 ರನ್ವಯ (ಈ ನಿಯಮಗಳು ಜಾರಿಯಾಗುವ 20 ವರ್ಷಕ್ಕೆ ಮುನ್ನ ನಿರ್ವಹಿತರಾದ ಕುಟುಂಬದ ಅಭ್ಯರ್ಥಿಗಳು ಈ ಮೀಸಲಾತಿಗೆ ಅನ್ವಯವಾಗುವುದಿಲ್ಲ) ಸರ್ಕಾರದ ಸುತ್ತೋಲೆ ಸಂಖ್ಯೆ. ಸಿಆಸುಇ:44: ಸೆನೆನಿ:2001, ದಿನಾಂಕ 27.07.2001ರಲ್ಲಿ ನಿಗದಿಪಡಿಸಿರುವ ನಮೂನೆಯಲ್ಲಿ ಸಂಬಂಧಪಟ್ಟ ತಹಶೀಲ್ದಾರ್‌ರವರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

14. ಕನ್ನಡ ಮಾಧ್ಯಮ:

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು 1 ನೇ ತರಗತಿಯಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿ ಮತ್ತು ಮೊಹರಿನೊಂದಿಗೆ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು.

15. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ:

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಮೋಚನೆ ಹೊಂದಿದ ಬಗೆಗಿನ ಪ್ರಮಾಣ ಪತ್ರ / ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮ 9(1) ರನ್ವಯ ಕೇಂದ್ರ ಸಶಸ್ತ್ರದಳದಲ್ಲಿ ಸೇವೆ ಸಲ್ಲಿಸುವಾಗ ಹಠರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆ ಹೊಂದಿದ ವ್ಯಕ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಮಾಜಿ ಸೈನಿಕ ಮಕ್ಕಳಿಗೆ ವಯೋಮಿತಿ ಸಡಿಲಿಕೆ, ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾಡ್ಯತೆ ಪರೀಕ್ಷೆಯಲ್ಲಿ ಯಾವುದೇ ತರಹದ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡ್‌ನಿಂದ ಪ್ರಮಾಣ ಪತ್ರವನ್ನು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 31.08.2016 ರೊಳಗಾಗಿ ಪಡೆದಿಟ್ಟುಕೊಂಡಿರತಕ್ಕದ್ದು.

ಟಿಪ್ಪಣಿ:- ನಿಗದಿಪಡಿಸಿರುವ ಕೊನೆಯ ದಿನಾಂಕವಾದ 31.08.2016ಕ್ಕೆ ಮುಂಚಿತವಾಗಿ ಅಭ್ಯರ್ಥಿಗಳು ಕೋರುವ ಮೀಸಲಾತಿಗಳ ದಾಖಲೆಗಳನ್ನು ಪಡೆದಿಟ್ಟುಕೊಂಡಿರಬೇಕು. ಕೊನೆಯ ದಿನಾಂಕದ ನಂತರ ಮಾಡಿಸಲಾಗಿರುವ ದಾಖಲೆ / ಪ್ರಮಾಣ ಪತ್ರಗಳನ್ನು ಅಂಗೀಕರಿಸಲಾಗುವುದಿಲ್ಲ ಹಾಗೂ ಅಂತಹ ಮೀಸಲಾತಿಯನ್ನು ರದ್ದುಪಡಿಸುವ ಹಕ್ಕು ನೇಮಕಾತಿ ಸಮಿತಿ ಹೊಂದಿರುತ್ತದೆ.

ಸೂಚನೆ:

- 1) ಈ ಮೇಲಿನ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿರಬೇಕು ಹಾಗೂ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರಬೇಕು.
- 2) ಈ ಮೇಲೆ ನಮೂದಿಸಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರಗಳ ನಮೂನೆಗಳನ್ನು ಅಧಿಸೂಚನೆಯ ಕೊನೆಯಲ್ಲಿ ನೀಡಲಾಗಿರುತ್ತದೆ.
- 3) ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದರಿಂದ ಯಾವುದೇ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಲು ಅವಕಾಶ ಇರುವುದಿಲ್ಲ. ಆದರೆ ಈ ಮೇಲಿನ ಪ್ರಮಾಣ ಪತ್ರಗಳನ್ನು/ದಾಖಲೆಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಅಂದರೆ, ದಿನಾಂಕ: 31.08.2016ರ ಒಳಗೆ ಪಡೆದಿರಬೇಕು ಇಲ್ಲವೇ ಸಿಂಧುವಾಗಿರಬೇಕು ಹಾಗೂ ನೇಮಕಾತಿ ಸಮಿತಿಯು ಪರಿಶೀಲನೆಗಾಗಿ ಹಾಜರುಪಡಿಸಲು ಸೂಚಿಸಿದಾಗ ಅರ್ಜಿಯಲ್ಲಿ ನಮೂದಿಸಿರುವ ಮೀಸಲಾತಿಯ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು. ತಪ್ಪಿದಲ್ಲಿ ಕೆಳಕಂಡಂತೆ ಕ್ರಮ ಕೈಗೊಳ್ಳಲಾಗುವುದು.

ವಿವಿಧ ಮೀಸಲಾತಿ ಕೋರಿ ಹಾಜರು ಪಡಿಸಬೇಕಾದ ಪ್ರಮಾಣ ಪತ್ರಗಳನ್ನು ಹಾಜರು ಪಡಿಸದಿದ್ದಲ್ಲಿ: ಆ ಮೀಸಲಾತಿಯನ್ನು ರದ್ದು ಪಡಿಸಿ ಸಾಮಾನ್ಯ ಅರ್ಹತೆಯಲ್ಲಿ ಅರ್ಹತೆಯನ್ನು ಹೊಂದಿದ್ದಲ್ಲಿ ಮಾತ್ರ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಯೆಂದು ಪರಿಗಣಿಸಲಾಗುವುದು.

17. ಪ್ರಮುಖವಾದ ಸೂಚನೆಗಳು :

ಅಭ್ಯರ್ಥಿಗಳು ಯಾವುದೇ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಕೂಡದು. ಆದರೆ ಈ ಕೆಳಕಂಡ ಪ್ರಮಾಣ ಪತ್ರಗಳನ್ನು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಿಂಧುವಾಗಿರುವಂತೆ ಪಡೆದಿಟ್ಟುಕೊಂಡಿದ್ದು, ಸಮಿತಿಯು ಸೂಚಿಸಿದಾಗ ಹಾಜರುಪಡಿಸತಕ್ಕದ್ದು.

- ಎ) ವಿದ್ಯಾರ್ಹತೆಯ ಅಂಕಪಟ್ಟಿ.
- ಬಿ) ಹುಟ್ಟಿದ ದಿನಾಂಕದ ಪ್ರಮಾಣ ಪತ್ರ (ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪ್ರಮಾಣ ಪತ್ರ)
- ಸಿ) ಸರ್ಕಾರಿ ಇಲಾಖೆಯಲ್ಲಿ / ರಾಜ್ಯಸರ್ಕಾರದ / ಕೇಂದ್ರ ಸರ್ಕಾರದ / ಸರ್ಕಾರದ ಯಾವುದೇ ಪ್ರಾಧಿಕಾರದಲ್ಲಿ / ರಾಜ್ಯ ಅಥವಾ ಕೇಂದ್ರ ಸರ್ಕಾರದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳಲ್ಲಿ ಪ್ರಸ್ತುತ ಉದ್ಯೋಗಿಯಾಗಿದ್ದಲ್ಲಿ ಅಂತಹವರು ಇಲಾಖಾ ವತಿಯಿಂದ ಕರ್ತವ್ಯದಿಂದ ಬಿಡುಗಡೆ ಮಾಡುವ ಬಗ್ಗೆ ಇಚ್ಛಾ ಅನುಮತಿ ಪತ್ರ.

- ಡಿ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಮೀಸಲಾತಿ ಅಭ್ಯರ್ಥಿಗಳು ನಮೂನೆ ಡಿ/ಇ/ಎಫ್ ನಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರಗಳನ್ನು ಪಡೆದಿಟ್ಟುಕೊಂಡಿರತಕ್ಕದ್ದು.
- ಇ) ಯೋಜನಾ ನಿರಾಶ್ರಿತ ಅಭ್ಯರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
- ಎಫ್) ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಯೋಜನೆ ಹೊಂದಿದ ಬಗೆಗಿನ ಪ್ರಮಾಣ ಪತ್ರ (ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ).
- ಜಿ) ಮಾಜಿ ಸೈನಿಕ ಮಕ್ಕಳು ಮೀಸಲಾತಿ ಪಡೆಯುವ ಅಭ್ಯರ್ಥಿಗಳು ಅವರ ತಂದೆಯವರು ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡಿನಿಂದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
- ಹೆಚ್) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿರಬೇಕು.
- ಐ) ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿಟ್ಟು ಕೊಂಡಿರತಕ್ಕದ್ದು.
- ಟಿಪ್ಪಣಿ :** ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಮಾಡಿಸುವ ಮೀಸಲಾತಿ ಪ್ರಮಾಣ ಪತ್ರಗಳನ್ನು ಯಾವುದೇ ಹಂತದಲ್ಲಿ ಗಣನೆಗೆ ತೆಗೆದುಕೊಳ್ಳುವುದಿಲ್ಲ.
- ಜೆ) ಅಭ್ಯರ್ಥಿಯು ಅರ್ಜಿಯಲ್ಲಿ ಭರ್ತಿ ಮಾಡಿದ ಮಾಹಿತಿಯು ಅಂತಿಮವಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವಾಗ ಅರ್ಜಿಯ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡತಕ್ಕದ್ದು.
- ಕೆ) ನೇಮಕಾತಿ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ವಿಳಾಸ ಬದಲಾವಣೆಯಾಗಿದ್ದಲ್ಲಿ ತಕ್ಷಣದಲ್ಲಿ ಅಭ್ಯರ್ಥಿಗಳು ಲಿಖಿತ ಮೂಲಕ ಸಂಬಂಧಪಟ್ಟ ಘಟಕಾಧಿಕಾರಿ (ಪೊಲೀಸ್ ಸೂಪರಿಂಟೆಂಡೆಂಟ್/ ಪೊಲೀಸ್ ಕಮೀಷನರ್) ರವರ ನೇಮಕಾತಿ ಸಮಿತಿಯ ಗಮನಕ್ಕೆ ತರತಕ್ಕದ್ದು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ನೇಮಕಾತಿ ಸಮಿತಿಯು ಪ್ರಯತ್ನಿಸುವುದು. ಆದಾಗ್ಯೂ ಈ ವಿಚಾರದಲ್ಲಿ ನೇಮಕಾತಿ ಸಮಿತಿಯು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರ ವಹಿಸತಕ್ಕದ್ದು.
- ಎಲ್) ಅಭ್ಯರ್ಥಿಗಳು ನೇಮಕಾತಿ ಸಮಿತಿಯೊಡನೆ ಸಂಪರ್ಕಿಸಬೇಕಾದ ಸಂದರ್ಭದಲ್ಲಿ ಅವರ ಮನವಿಯೊಂದಿಗೆ ಅರ್ಜಿಯ ನಕಲು ಪ್ರತಿಯನ್ನು ಹಾಗೂ ಇತರೆ ಮಾಹಿತಿಯನ್ನು ನೀಡತಕ್ಕದ್ದು.
- ಎಂ) ಯಾವ ಹಂತದಲ್ಲಿಯೂ ಕೋರಿದ ಘಟಕವನ್ನು ಬದಲಾಯಿಸಲಾಗುವುದಿಲ್ಲ. ಉದಾ: ಒಬ್ಬ ಅಭ್ಯರ್ಥಿಯು ಬೆಂಗಳೂರನ್ನು ಕೋರಿ ಅರ್ಜಿ ಸಲ್ಲಿಸಿ, ಮೈಸೂರಿಗೆ ತನ್ನ ಅಭ್ಯರ್ಥಿತನವನ್ನು ಪರಿಗಣಿಸುವಂತೆ ಕೋರಿದ್ದಲ್ಲಿ ಅದನ್ನು ಪರಿಗಣಿಸಲಾಗುವುದಿಲ್ಲ.
- ಎನ್) ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವಾಗ ಯಾವುದೇ ಸುಳ್ಳು/ತಪ್ಪು ಮಾಹಿತಿಗಳನ್ನು ನೀಡಬಾರದು. ಹಾಗೇ ನೀಡಿ ತದನಂತರ ನೇಮಕಾತಿ ಸಮಿತಿಗೆ ಅದು ಪತ್ತೆಯಾದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು.

18. ವಿಶೇಷ ಸೂಚನೆಗಳು :

ಅಭ್ಯರ್ಥಿಗಳು ನೇಮಕಾತಿ ಸಮಿತಿಯು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿಯೇ ಎಲ್ಲಾ ಅಂಕಣಗಳನ್ನು ಸ್ಪಷ್ಟವಾಗಿ ಭರ್ತಿ ಮಾಡತಕ್ಕದ್ದು. ಇತರೆ ಯಾವುದೇ ನಮೂನೆಗಳಲ್ಲಿ ಸಲ್ಲಿಸುವ, ಶುಲ್ಕ ಪಾವತಿಸದೆ ಸಲ್ಲಿಸಲ್ಪಡುವ, ಅಪೂರ್ಣವಾಗಿರುವ, ಸಹಿ ಮಾಡದ ಹಾಗೂ ಭಾವಚಿತ್ರ ಇಲ್ಲದೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಹಾಗೂ ಈ ಕೆಳಕಂಡ ವಿಶೇಷ ಸೂಚನೆಗಳನ್ನು ಗಮನಿಸುವುದು.

- ಎ) ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ತಮ್ಮೊಂದಿಗೆ ತಪ್ಪದೇ ಇಟ್ಟುಕೊಳ್ಳಲು ಸೂಚಿಸಿದೆ.
- ಬಿ) ಸೇವೆಯಲ್ಲಿರುವ ಅಭ್ಯರ್ಥಿಗಳು ಅವರು ಸೇವೆಯಲ್ಲಿರುವ ಬಗ್ಗೆ ಅರ್ಜಿಯಲ್ಲಿನ ನಿಗದಿತ ಕಾಲಂನ್ನು ತುಂಬತಕ್ಕದ್ದು ಹಾಗೂ ಅವರ ಸೇವಾ ಪ್ರಮಾಣ ಪತ್ರ ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸುವ ಬಗ್ಗೆ ನಿರಾಕ್ಷೇಪಣ ಪ್ರಮಾಣ ಪತ್ರವನ್ನು (No Objection Certificate) ಸಂಬಂಧಿತ ಇಲಾಖಾ ಮುಖ್ಯಸ್ಥರಿಂದ ಪಡೆದಿಟ್ಟುಕೊಂಡಿದ್ದು ನೇಮಕಾತಿ ಸಮಿತಿಯು ಸೂಚಿಸಿದಾಗ ಹಾಜರುಪಡಿಸತಕ್ಕದ್ದು.

- ಸಿ) ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಬಾರದೆಂದು ಸಲಹೆ ನೀಡಲಾಗಿದೆ. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸುವ ಬದಲು ಒಂದೇ ಅರ್ಜಿಯನ್ನು ಅತೀ ಜಾಗರೂಕತೆಯಿಂದ ಮತ್ತು ಬಹಳ ಎಚ್ಚರಿಕೆಯಿಂದ ಭರ್ತಿ ಮಾಡತಕ್ಕದ್ದು. ಏಕೆಂದರೆ ಒಂದಕ್ಕಿಂತ ಹೆಚ್ಚು ನೋಂದಣಿ ಸಂಖ್ಯೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದು ಯಾವುದೇ ಹಂತದಲ್ಲಿ ಕಂಡುಬಂದಲ್ಲಿ ಅಂತಹ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು. ಸಂಕ್ಷಿಪ್ತವಾಗಿ ತಿಳಿಸುವುದೆಂದರೆ ಒಬ್ಬ ಅಭ್ಯರ್ಥಿಯು ಒಂದು ನೋಂದಣಿ ಸಂಖ್ಯೆಗಿಂತ ಹೆಚ್ಚು ನೋಂದಣಿ ಸಂಖ್ಯೆಯನ್ನು ಪರೀಕ್ಷೆಯ ಯಾವುದೇ ಹಂತದಲ್ಲಿ ಬಳಸುವುದನ್ನು ನಿಖರವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಒಂದೇ ಹೆಸರಿನಲ್ಲಿ ಸಲ್ಲಿಸಿ ಬೇರೆ ಬೇರೆ ಪೋಟೋಗಳನ್ನು ಅಂಟಿಸಿ, ಸಹಿಗಳನ್ನು ಮಾಡಿ ಪರೀಕ್ಷೆಗೆ ಹಾಜರಾಗಿದ್ದು ಕಂಡುಬಂದಲ್ಲಿ ಅಂತಹವರ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸುವುದಲ್ಲದೇ ಅವರ ಮೇಲೆ ಕಾನೂನಿನ ರೀತ್ಯಾ ಕ್ರಮವನ್ನು ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ನೇಮಕಾತಿ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
- ಡಿ) ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನಾ ಸಂದರ್ಭದಲ್ಲಿ ಅರ್ಜಿಯಲ್ಲಿ ನಮೂದಿಸಿರುವ ಎಲ್ಲಾ ಮಾಹಿತಿಗಳಿಗೆ ಪೂರಕವಾಗಿ ಸದರಿ ದಾಖಲೆ / ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸಬೇಕು, ತಪ್ಪಿದ್ದಲ್ಲಿ ಅಂತಹ ಮೀಸಲಾತಿಯನ್ನು ರದ್ದುಪಡಿಸಿ, ಸಾಮಾನ್ಯ ವರ್ಗದಡಿಯಲ್ಲಿ ಅರ್ಹತೆ ಹೊಂದಿದಲ್ಲಿ ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಯಾವುದೇ ಮೂಲ ಪ್ರಮಾಣ ಪತ್ರಗಳನ್ನು ಹಾಗೂ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಒಂದು ವೇಳೆ ಸಲ್ಲಿಸಿ, ಅವು ಕಳೆದು ಹೋದರೆ ನೇಮಕಾತಿ ಸಮಿತಿಯು ಜವಾಬ್ದಾರಿಯಾಗುವುದಿಲ್ಲ.
- ಇ) ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಂದರೆ 31.08.2016ಕ್ಕೆ ಮೊದಲು ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ(ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ)ಯನ್ನು ಹೊಂದಿರಬೇಕು.
- ಎಫ್) ಅಭ್ಯರ್ಥಿಗಳು ಅರ್ಜಿಯಲ್ಲಿ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದ್ದಲ್ಲಿ ಅದಕ್ಕೆ ಅಭ್ಯರ್ಥಿಗಳೇ ಜವಾಬ್ದಾರಾಗಿರುತ್ತಾರೆ. ಅರ್ಜಿಯಲ್ಲಿನ ವಿವರಗಳು ಸರಿಯಾಗಿವೆಯೇ ಎಂದು ಮನಗಂಡು ಆ ನಂತರ ಮೂಲ ಅರ್ಜಿಯನ್ನು ಭರ್ತಿ ಮಾಡುವುದು ಸೂಕ್ತ. ಒಂದು ವೇಳೆ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳನ್ನು ಸರಿಯಾಗಿ ನಮೂದಿಸದೆ ಇದ್ದಲ್ಲಿ ಅಥವಾ ತಪ್ಪಾಗಿ ನಮೂದಿಸಿದಲ್ಲಿ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸಲಾಗುವುದು.
- ಜೆ) ಒಂದು ವೇಳೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕವು ಸಾರ್ವತ್ರಿಕ ರಜಾ/ಬಂಧ್ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನಾಂಕದ ಮಾರನೆಯ ಕೆಲಸದ ದಿನದಂದು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆದರೆ ವಯೋಮಿತಿ ಹಾಗೂ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯ ಪರಿಗಣನೆಗೆ ದಿನಾಂಕ: 31.08.2016 ಮಾತ್ರ ಅನ್ವಯವಾಗುತ್ತದೆ.
- ಹೆಚ್) ಅಭ್ಯರ್ಥಿಯು ಅರ್ಜಿಯನ್ನು ಸಮರ್ಪಕವಾಗಿ ತುಂಬದೇ ಸದರಿ ಅರ್ಜಿ ತಿರಸ್ಕೃತವಾದಲ್ಲಿ ತತ್ಸಂಬಂಧ ಯಾವುದೇ ರೀತಿಯ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.
- ಐ) ಅರ್ಜಿ ತುಂಬುವ ವಿಧಾನ ಹಾಗೂ ಹೆಚ್ಚಿನ ವಿವರಗಳು ಪೋಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿನ ಮಾಹಿತಿ ಸೂಚಿಯಲ್ಲಿ ಲಭ್ಯವಿರುತ್ತದೆ.
- ಜೆ) ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ನೀಡುವ ಮಾಹಿತಿಗಳು ಸರಿ ಇದೆ ಎಂದು ಭಾವಿಸಿ ಅವರುಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಅರ್ಹರೆ ಎಂಬುದನ್ನು ಪರಿಗಣಿಸಿ ಅರ್ಹರೆಂದು ಕಂಡುಬಂದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರಗಳನ್ನು ತಯಾರು (Upload) ಮಾಡಲಾಗುತ್ತದೆ. ಆದ್ದರಿಂದ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಇತ್ಯಾದಿಗಳಿಗೆ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಪೂರ್ಣ ಮಾಹಿತಿ ನೀಡದ ಅಥವಾ ತಪ್ಪು ಮಾಹಿತಿ ನೀಡಿದ, ಶುಲ್ಕ ಪಾವತಿಸದ, ಅಭ್ಯರ್ಥಿಯ ಸಹಿ ಇಲ್ಲದ ಮತ್ತು ಭಾವಚಿತ್ರ ಇಲ್ಲದೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಕೆ) ಪರೀಕ್ಷೆಗೆ ಪ್ರವೇಶವು ಸಂಪೂರ್ಣವಾಗಿ ತಾತ್ಕಾಲಿಕವಾಗಿರುತ್ತದೆ. ಪ್ರವೇಶ ಪತ್ರ ನೀಡಿದ ಮಾತ್ರಕ್ಕೆ ನೇಮಕಾತಿ ಸಮಿತಿಯು ನಿಮ್ಮ ಅಭ್ಯರ್ಥಿತನವನ್ನು ಅಂಗೀಕರಿಸಿದೆ ಎಂದು ಭಾವಿಸತಕ್ಕದ್ದಲ್ಲ.
- ಎಲ್) ಪ್ರಶ್ನೆ ಪತ್ರಿಕೆಯಲ್ಲಿ ಯಾವುದಾದರೂ ಮುದ್ರಣ ದೋಷವಾಗಿದ್ದಲ್ಲಿ ಅದನ್ನು ತಕ್ಷಣ ಕೊಠಡಿಯ ಪರಿವೀಕ್ಷಕರ ಗಮನಕ್ಕೆ ತಂದು ಸರಿಯಾದ ಪ್ರಶ್ನೆ ಪತ್ರಿಕೆ ಪಡೆದುಕೊಂಡು ಉತ್ತರವನ್ನು ಬರೆಯಬೇಕು. ಇದರ ಬಗ್ಗೆ ಪರೀಕ್ಷೆ ಮುಗಿದ ನಂತರ ನೇಮಕಾತಿ ಸಮಿತಿಗೆ ಸದರಿ ವಿಷಯದ ಬಗ್ಗೆ ತಿಳಿಸಿದ್ದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.
- ಎಂ) ಉತ್ತರ ಪತ್ರಿಕೆಯನ್ನು ಸ್ಕ್ಯಾನಿಂಗ್ ಮಾಡಿಸಿ ಗಣಕ ಯಂತ್ರದ ಮುಖೇನ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸುವುದರಿಂದ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ಮಾಹಿತಿಯನ್ನು ಭರ್ತಿ ಮಾಡುವ ಸಲುವಾಗಿ ಪರೀಕ್ಷೆಗೆ ನಿಗದಿಪಡಿಸಿರುವ

ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಗೆ ತಪ್ಪದೇ ಹಾಜರಾಗತಕ್ಕದ್ದು. ಆ ಸಮಯದಲ್ಲಿ ಪರೀಕ್ಷಾ ಮೇಲ್ವಿಚಾರಕರು ಕೆಲವು ಮಾರ್ಗ ಸೂಚನೆಗಳನ್ನು ನೀಡುತ್ತಾರೆ.

- ಎನ್) ಪರೀಕ್ಷೆ ಮುಗಿದ ಒಂದು ಅಥವಾ ಎರಡು ದಿನಗಳ ನಂತರ ಉತ್ತರಗಳನ್ನು ತಾತ್ಕಾಲಿಕ ಕೀ ವೆಬ್‌ಸೈಟ್ ನಲ್ಲಿ ಹಾಗೂ ಸಂಬಂಧಪಟ್ಟ ಘಟಕಗಳಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಉತ್ತರಗಳ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಅದಕ್ಕೆ ಒಂದು ವಾರದ ಕಾಲಾವಕಾಶವನ್ನು ನೀಡಲಾಗುವುದು. ಆಕ್ಷೇಪಣೆಗಳು ಬಂದ ನಂತರ ಅದನ್ನು ಒಂದು ತಜ್ಞರ ಸಮಿತಿಗೆ ನೀಡಿ ಅವರಿಂದ ಸರಿಯಾದ ಉತ್ತರಗಳನ್ನು ಪಡೆದು ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು ಮತ್ತು ಈ ಅಂತಿಮ ಕೀ ಉತ್ತರಗಳ ಪ್ರಕಾರ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡಲಾಗುವುದು.
- ಓ) ಕರ್ನಾಟಕ ರಾಜ್ಯದ, ಕೇಂದ್ರ ಸರ್ಕಾರದ ಯಾವುದೇ ಸರ್ಕಾರಿ ಹಾಗೂ ಅರೆ ಸರ್ಕಾರಿ ಸಂಸ್ಥೆಯ ಸೇವೆಯಿಂದ ವಜಾ ಗೊಂಡಿರುವ ನೌಕರರು ನೇಮಕಾತಿಗೆ ಅರ್ಹರಲ್ಲ.
- ಪಿ) ಸುಳ್ಳು ಮಾಹಿತಿ ಅಥವಾ ನಕಲಿ ಪ್ರಮಾಣ ಪತ್ರ / ದಾಖಲಾತಿಗಳನ್ನು ಸಲ್ಲಿಸಿ ನೌಕರಿ ಪಡೆಯುವುದು/ಪಡೆದಿರುವುದು ಯಾವುದೇ ಸಂದರ್ಭದಲ್ಲಿ ಕಂಡು ಬಂದಲ್ಲಿ, ಅದೇ ಹಂತದಲ್ಲಿ ಅವರನ್ನು ಯಾವುದೇ ಮುನ್ಸೂಚನೆ ನೀಡದೆ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸುವುದರ ಜೊತೆಗೆ ಅವರ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು.
- ಕ್ಯೂ) ಅಭ್ಯರ್ಥಿಯು ಹುದ್ದೆಗೆ ಅರ್ಜಿ ಸಲ್ಲಿಸಿದ ತಕ್ಷಣ ತಾನು ನಿಯಮ ಮತ್ತು ವಿನಿಯಮಗಳಿಗೆ (Rules & Regulations) ಬದ್ಧನಾಗಿರುತ್ತಾನೆ ಎಂದು ಭಾವಿಸಲಾಗಿರುತ್ತದೆ. ಒಂದು ವೇಳೆ ತಾನು ಸದರಿ ಹುದ್ದೆಗೆ ಆಯ್ಕೆಯಾಗದ ಪಕ್ಷದಲ್ಲಿ ತದನಂತರ ಅದೇ ನಿಯಮಗಳನ್ನು ಪ್ರಶ್ನಿಸಲು ಬರುವುದಿಲ್ಲ.
- ಆರ್) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮಗಳು 1977ರಲ್ಲಿ ನಿರ್ದಿಷ್ಟಗೊಳಿಸಿರುವಂತೆ ಆಯ್ಕೆಯಾದ ಅಭ್ಯರ್ಥಿಯು ನೇಮಕಾತಿ ಆದೇಶ ನೀಡುವ ಮುನ್ನ ಪೂರ್ಣ ಪ್ರಮಾಣದ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ನಿಯಮದಲ್ಲಿ ನಿಗದಿಪಡಿಸಿರುವ ವೈದ್ಯಕೀಯ ಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳನ್ನು ಅನರ್ಹ ಗೊಳಿಸಲಾಗುವುದು.
- ಎಸ್) **ದುರ್ವರ್ತನೆ** : ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆ ಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗಾಗಿ ನಡೆಸಲಾದ ಪರೀಕ್ಷೆಯಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಪರೀಕ್ಷಾ ಕೊಠಡಿಯಲ್ಲಿ ದುರ್ವರ್ತಿಸುತ್ತಿರುವನೆಂದು, ತಪ್ಪಿತಸ್ಥನೆಂದು ಕಂಡುಬಂದಲ್ಲಿ ಅಥವಾ ಒಂದು ಕೇಂದ್ರದಲ್ಲಿ ದೈಹಿಕ ಪರೀಕ್ಷೆಗಳಿಗೆ ಹಾಜರಾಗಿರುವ ವಿಷಯವನ್ನು ಮರೆಮಾಚಿ ಮತ್ತೊಂದು ಕೇಂದ್ರದಲ್ಲಿ ದೈಹಿಕ ಪರೀಕ್ಷೆಗೆ ಹಾಜರಾದರೆ ಹಾಗೂ ನೇಮಕಾತಿ ಸಮಿತಿಯಿಂದ ನೀಡಲಾದ ಯಾವುದೇ ಸೂಚನೆಗಳನ್ನು ಉಲ್ಲಂಘಿಸುತ್ತಿರುವನೆಂದು ಅಥವಾ ಅವನು ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು, ಕಂಡುಬಂದಲ್ಲಿ ಅಭ್ಯರ್ಥಿಯು ಸ್ವತಃ ಕ್ರಿಮಿನಲ್ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ; ನೇಮಕಾತಿ ಸಮಿತಿ ನಡೆಸುವ ಯಾವುದೇ ಪರೀಕ್ಷೆಗೆ ಪ್ರವೇಶ ಪಡೆಯುವುದರಿಂದ ಅಥವಾ ಯಾವುದೇ ಹುದ್ದೆಯ ಆಯ್ಕೆಗೆ ಖಾಯಂ ಆಗಿ ಡಿಬಾರ್ ಮಾಡಲಾಗುವುದು.
- ಟಿ) ಅಭ್ಯರ್ಥಿಗಳು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) - ಕೆ.ಎಸ್.ಆರ್.ಪಿ. ನೇಮಕಾತಿಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ: 080-2294 3346ಗೆ ಸಂಪರ್ಕಿಸಿ ತಮ್ಮ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಟ ಪಡಿಸಿಕೊಳ್ಳಬಹುದು. ಈ ಸಹಾಯವಾಣಿ ದಿನಾಂಕ: 01.08.2016 ರಿಂದ ಪ್ರತಿದಿನ ಬೆಳಿಗ್ಗೆ 8-00 ರಿಂದ ಸಾಯಂಕಾಲ 8-00 ಗಂಟೆಯವರೆಗೆ ಲಭ್ಯವಿರುತ್ತದೆ. ಅಲ್ಲದೆ ಮೇಲಿಂದ ಮೇಲೆ ನೇಮಕಾತಿಗೆ ಸಂಬಂಧಪಟ್ಟಂತೆ ಬರುವ ಸಾಮಾನ್ಯ ಪ್ರಶ್ನೆಗಳಿಗೆ (Frequently Asked Questions - FAQ) ಉತ್ತರವನ್ನು www.ksp.gov.in ಪೊಲೀಸ್ ವೆಬ್‌ಸೈಟ್‌ನಲ್ಲಿ ನೋಡಬಹುದು.

ಸಹಿ/-

ಡೆಪ್ಯೂಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್,
ನೇಮಕಾತಿ ಮತ್ತು ತರಬೇತಿ ಹಾಗೂ ಸಮನ್ವಯಾಧಿಕಾರಿ,
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್,
ಕೆ.ಎಸ್.ಆರ್.ಪಿ., ನೇಮಕಾತಿ ಸಮಿತಿ,
ಕಾರ್ಲಟನ್ ಭವನ, ಅರಮನೆ ರಸ್ತೆ,
ಬೆಂಗಳೂರು-560 001.

(ಪ.ಜಾ/ಪ.ಪಂ ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಡಿ

(ನಿಯಮ 3ಎ (2) (3) ನೋಡಿ)

ಅನುಸೂಚಿತ ಜಾತಿ ಅಥವಾ ಅನುಸೂಚಿತ ಬುಡಕಟ್ಟುಗಳಿಗೆ (ಪ.ಜಾ /ಪ.ಪಂ) ಸೇರಿದ ಅಭ್ಯರ್ಥಿಗಳಿಗೆ ನೀಡುವ

ಪ್ರಮಾಣ ಪತ್ರಗಳ ನಮೂನೆ

ಪ್ರಮಾಣ ಪತ್ರ

..... ರಾಜ್ಯದ / ಕೇಂದ್ರಾಡಳಿತ ಪ್ರದೇಶದ * ಜಿಲ್ಲೆಯ/ ವಿಭಾಗದ
..... ಗ್ರಾಮ / ಪಟ್ಟಣದ * ನಿವಾಸಿಯಾದ ಶ್ರೀ / ಶ್ರೀಮತಿ ಎಂಬುವವರ ಮಗ / ಮಗಳಾದ ಶ್ರೀ /
ಶ್ರೀಮತಿ ಇವರು ಅನುಸೂಚಿತ ಜಾತಿ / ಅನುಸೂಚಿತ ಬುಡಕಟ್ಟು * ಎಂದು ಮಾನ್ಯ ಮಾಡಲಾಗಿರುವ ಜಾತಿ
/ ಬುಡಕಟ್ಟಿಗೆ * ಸೇರಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

- * ಸಂವಿಧಾನ (ಅನುಸೂಚಿತ ಜಾತಿಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಜಾತಿ) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1951

(ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿ (ಮಾರ್ಪಾಡು) ಆದೇಶ 1956, ಮುಂಬಯಿ ರಾಜ್ಯ ಪುನರ್ ರಚನಾ ಅಧಿನಿಯಮ, 1960, ಪಂಜಾಬ್ ರಾಜ್ಯ ಪುನರ್ ರಚನಾ ಅಧಿನಿಯಮ, 1966, ಹಿಮಾಚಲ ಪ್ರದೇಶ ರಾಜ್ಯ ಅಧಿನಿಯಮ, 1970 ಮತ್ತು ಈಶಾನ್ಯ ಪ್ರದೇಶಗಳ (ಪುನರ್ ರಚನಾ ಅಧಿನಿಯಮ, 1971ರ ಮೂಲಕ ತಿದ್ದುಪಡಿಯಾದಂತೆ).

- * ಸಂವಿಧಾನ
- * ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಅನುಸೂಚಿತ ಜಾತಿಗಳ ಆದೇಶ, 1956
- * ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ತಿದ್ದುಪಡಿ) ಅಧಿನಿಯಮ, 1976ರ ಮೂಲಕ ತಿದ್ದುಪಡಿಯಾದಂತೆ ಸಂವಿಧಾನ (ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ) ಅನುಸೂಚಿತ ಬುಡಕಟ್ಟುಗಳ ಆದೇಶ, 1959.
- * ಸಂವಿಧಾನ (ದಾದರ್ ಮತ್ತು ನಗರ ಹವೇಲಿ) ಅನುಸೂಚಿತ ಜಾತಿಗಳ ಆದೇಶ, 1962
- * ಸಂವಿಧಾನ (ಪಾಂಡಿಚೇರಿ) ಅನುಸೂಚಿತ ಜಾತಿಗಳ ಆದೇಶ, 1964
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) (ಉತ್ತರ ಪ್ರದೇಶ) ಆದೇಶ, 1967
- * ಸಂವಿಧಾನ (ಗೋವಾ, ದಮನ್ ಮತ್ತು ದೀವ್) ಅನುಸೂಚಿತ ಜಾತಿ / ಬುಡಕಟ್ಟುಗಳ ಆದೇಶ 1988
- * ಸಂವಿಧಾನ (ನಾಗಾಲ್ಯಾಂಡ್) ಅನುಸೂಚಿತ ಬುಡಕಟ್ಟುಗಳ ಆದೇಶ

2. ಶ್ರೀ / ಶ್ರೀಮತಿ / ಕುಮಾರಿ* ಮತ್ತು / ಅಥವಾ
ಅವನ* / ಅವಳ* ಕುಟುಂಬವು ರಾಜ್ಯ / ಕೇಂದ್ರಾಡಳಿತ ಪ್ರದೇಶದ
..... ಜಿಲ್ಲಾ / ವಿಭಾಗದ ಗ್ರಾಮ / ಪಟ್ಟಣದ ಸಾಮಾನ್ಯ ನಿವಾಸಿ (ಗಳು)

ಸಹಿ
ತಹಶೀಲ್ದಾರರು

ಸ್ಥಳ :
ದಿನಾಂಕ :

ಪದನಾಮ
ಕಛೇರಿಯ ಮೊಹರಿನೊಂದಿಗೆ

ರಾಜ್ಯ / ಕೇಂದ್ರಾಡಳಿತ ಪ್ರದೇಶ*

ಅನ್ವಯವಾಗದಿರುವ ಪದಗಳನ್ನು ದಯವಿಟ್ಟು ಬಿಟ್ಟು ಬಿಡಿ / ಹೊಡೆದು ಹಾಕಿ

ಸೂಚನೆ : ಇಲ್ಲಿ ಉಪಯೋಗಿಸಿದ “ಸಾಮಾನ್ಯ ನಿವಾಸಿಗಳೂ” ಎಂಬ ಪದಾವಳಿಯು ಪ್ರಜಾ ಪ್ರಾತಿನಿಧ್ಯ ಅಧಿನಿಯಮ, 1950ರ 20ನೇ ಪ್ರಕರಣದಲ್ಲಿರುವ ಅರ್ಥವನ್ನೇ ಹೊಂದಿರುತ್ತದೆ.

ಭಾರತ ಸರ್ಕಾರದ ಪತ್ರ ಸಂಖ್ಯೆ. ಬಿಸಿ 12028 / 2/ 76-ಎಸ್‌ಸಿಟಿ-1 ಗೃಹ ಮಂತ್ರಾಲಯದ ಅನುಸಾರವಾಗಿ, ಅಂಥ ಪ್ರಮಾಣ ಪತ್ರಗಳನ್ನು ನೀಡಲು ಸಕ್ಷಮವಾಗಿರುವುದಕ್ಕಾಗಿ, ಭಾರತ ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಪತ್ರ ಸಂಖ್ಯೆ 13.02.74 ಇಎಸ್‌ಸಿಟಿ (ಎಸ್‌ಸಿಟಿ) ದಿನಾಂಕ 5ನೇ ಆಗಸ್ಟ್ 1975ರಲ್ಲಿ ನಮೂದಿಸಿದ ಪ್ರಾಧಿಕಾರಿಯು, ರಾಷ್ಟ್ರಪತಿಗಳು ಸಂಬಂಧಪಟ್ಟ ಆದೇಶದ ಅಧಿಸೂಚನೆಯನ್ನು ಹೊರಡಿಸಿದ ಸಮಯದಲ್ಲಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ವ್ಯಕ್ತಿಯು, ತನ್ನ ಖಾಯಂ ವಾಸ ಸ್ಥಳವನ್ನು ಹೊಂದಿದ್ದ ಸ್ಥಳಕ್ಕೆ ಸೇರಿದವರೊಬ್ಬರಾಗಿರತಕ್ಕದ್ದು, ಅದೇ ರೀತಿಯಲ್ಲಿ, ಒಂದು ತಾಲ್ಲೂಕಿನ ರೆವಿನ್ಯೂ ಪ್ರಾಧಿಕಾರಿಯು ಇನ್ನೊಂದು ತಾಲ್ಲೂಕಿಗೆ ಸೇರಿದ ವ್ಯಕ್ತಿಗಳಿಗೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ನೀಡಲು ಸಕ್ಷಮ ಪ್ರಾಧಿಕಾರಿಯಾಗುವುದಿಲ್ಲ.

(ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಇ

(ನಿಯಮ 3ಎ (2) (3) ನೋಡಿ)

ಹಿಂದುಳಿದ ವರ್ಗಗಳಿಗೆ (ಪ್ರವರ್ಗ-1) ಸೇರಿದ ಅಭ್ಯರ್ಥಿಗೆ ನೀಡುವ ಪ್ರಮಾಣ ಪತ್ರ

..... ಗ್ರಾಮ / ಪಟ್ಟಣದ / ನಗರ ನಿವಾಸಿಯಾದ ಶ್ರೀ /
ಶ್ರೀಮತಿ ಇವರ ಮಗ / ಮಗಳು / ಪತ್ನಿ / ಪತಿಯಾದ ಶ್ರೀ
/ ಶ್ರೀಮತಿ ಇವರು ಹಿಂದುಳಿದ ವರ್ಗಗಳ (ಪ್ರವರ್ಗ)
..... ಜಾತಿಯ ಉಪ ಜಾತಿಗೆ ಸೇರಿರುತ್ತಾರೆಂದು
ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ತಹಶೀಲ್ದಾರರು

..... ತಾಲ್ಲೂಕು

ಕಛೇರಿಯ ಮೊಹರು

(ಪ್ರವರ್ಗ - 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಎಫ್

(ನಿಯಮ 3ಎ (2) (3)ನ್ನು ನೋಡಿ)

ಹಿಂದುಳಿದ ವರ್ಗಗಳಿಗೆ (2ಎ, 2ಬಿ, 3ಎ, 3ಬಿ) ಸೇರಿದ ಅಭ್ಯರ್ಥಿಗಳಿಗೆ ನೀಡುವ ಆದಾಯ ಮತ್ತು
ಜಾತಿ ಪ್ರಮಾಣ ಪತ್ರ

..... ರಲ್ಲಿ ವಾಸವಾಗಿರುವ ಶ್ರೀ / ಶ್ರೀಮತಿ ಇವರ ಮಗ / ಮಗಳು
/ ಪತಿ / ಪತ್ನಿಯಾದ ಶ್ರೀ/ಶ್ರೀಮತಿ/ಕುಮಾರಿ ಇವರು ಮತ್ತು ಆತನ / ಅವಳ ತಂದೆ / ತಾಯಿ /
ಪೋಷಕರು/ಪತ್ನಿ/ಪತಿಯು, ಸರ್ಕಾರಿ ಆದೇಶಗಳ ಸಂಖ್ಯೆ. ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರಲ್ಲಿ ನಿರ್ದಿಷ್ಟ ಪಡಿಸಿದ
ಮೇಲುಸ್ತರದ (ಕ್ರಿಮಿ ಲೇಯರ್) ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ;

ಅಭ್ಯರ್ಥಿಯಾಗಲಿ ಅಥವಾ ಆತನ / ಆಕೆಯ ತಂದೆ ತಾಯಿ/ಪೋಷಕರಾಗಲಿ / ಪತ್ನಿ / ಪತಿಯಾಗಲಿ, ಸರ್ಕಾರದ ಸೇವೆಯಲ್ಲಿ 1ನೇ ದರ್ಜೆಯ
ಅಥವಾ 2ನೇ ದರ್ಜೆಯ ಅಧಿಕಾರಿಯಾಗಿಲ್ಲವೆಂದು ;

ಅಥವಾ

ಸಾರ್ವಜನಿಕ ವಲಯ ಉದ್ಯಮದಲ್ಲಿ ತತ್ಸಮಾನವಾದ ಹುದ್ದೆಯನ್ನು ಹೊಂದಿರುವುದಿಲ್ಲ ;

ಅಥವಾ

ಖಾಸಗಿ ನಿಯೋಜಕರ ಕೈಕೆಳಗೆ, 2ನೇ ದರ್ಜೆಯ ಅಧಿಕಾರಿಯ ಸಂಬಳಕ್ಕಿಂತ (ವೇತನ ಶ್ರೇಣಿ ರೂ. 11400-21600/- ಪ್ರಾರಂಭಿಕ ಹಂತ)
ಕಡಿಮೆಯಲ್ಲದ ಸಂಬಳವನ್ನು ಪಡೆಯುವ ನೌಕರನಾಗಿಲ್ಲವೆಂದು

ಅಥವಾ

ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯ ಆದಾಯವು ಎರಡು ಲಕ್ಷ ಮೀರುವುದಿಲ್ಲವೆಂದು ;

ಅಥವಾ

ಕರ್ನಾಟಕ ಭೂ ಸುಧಾರಣಾ ಅಧಿನಿಯಮ 1961ರಲ್ಲಿ ನಿಗದಿಪಡಿಸಿರುವಂತೆ ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯು ಮಾರಾಟ
ತೆರಿಗೆದಾರನಲ್ಲ ಅಥವಾ ಆತನ/ಆಕೆಯ ತಂದೆ ತಾಯಿ/ಪೋಷಕ/ಪತ್ನಿ/ಪತಿಯು ಅಥವಾ ಇವರಿಬ್ಬರೂ 10 ಯುನಿಟ್‌ಗಿಂತ ಹೆಚ್ಚಿನ ಕೃಷಿ ಭೂಮಿ
ಅಥವಾ 25 ಎಕರೆಗಳಿಗಿಂತ ಹೆಚ್ಚಿನ ಪ್ಲಾಂಟೇಶನ್ ಭೂಮಿಯನ್ನು ಹೊಂದಿರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ. ಸರ್ಕಾರಿ ಆದೇಶ ಸಂಖ್ಯೆ.
ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರ ಅನ್ವಯ ಶ್ರೀ/ಶ್ರೀಮತಿ/ಕುಮಾರಿ ಇವರು
..... ಜಾತಿಗೆ ಸೇರಿದ ಉಪಜಾತಿಯವರಾಗಿದ್ದು ಸರ್ಕಾರಿ ಆದೇಶ ಸಂಖ್ಯೆ. ಎಸ್‌ಡಬ್ಲ್ಯೂಡಿ
225 ಬಿಸಿಎ 2000, ದಿನಾಂಕ 30.03.2002ರ ಅನ್ವಯ ಹಿಂದುಳಿದ ವರ್ಗಗಳ ಪ್ರವರ್ಗ (2ಎ, 2ಬಿ, 3ಎ, 3ಬಿ)
ಸೇರಿರುತ್ತಾರೆ.

ಸ್ಥಳ :

ದಿನಾಂಕ :

ತಹಶೀಲ್ದಾರರು

..... ತಾಲ್ಲೂಕು

ಕಛೇರಿಯ ಮೊಹರು

ನಮೂನೆ-1

ಜನರಲ್ ಮೆರಿಟ್ ಅಭ್ಯರ್ಥಿಗಳು ಮೇಲುಸ್ತರಕ್ಕೆ ಸೇರಿಲ್ಲವೆಂದು, ದೃಢೀಕರಿಸಿ ಗ್ರಾಮೀಣ ಮೀಸಲಾತಿಯನ್ನು
ಕೋರಲು ಸಲ್ಲಿಸಬೇಕಾದ ಪ್ರಮಾಣ ಪತ್ರ
(ಜನರಲ್ ಮೆರಿಟ್ ಅಭ್ಯರ್ಥಿಗಳು ಭರ್ತಿ ಮಾಡಬೇಕಾದ ನಮೂನೆ)

ಇವರಿಗೆ:

ತಹಶೀಲ್ದಾರರು,

..... ತಾಲ್ಲೂಕು,

..... ಜಿಲ್ಲೆ.

ಮಾನ್ಯರೆ,

ಶ್ರೀ / ಶ್ರೀಮತಿ ಎಂಬುವವರ ಮಗ/ಮಗಳು/ಪತಿ/ಪತ್ನಿ..... ಆದ ನಾನು ಮೇಲುಸ್ತರದಲ್ಲಿ
(Creamy Layer) ಬರುವುದಿಲ್ಲವೆಂದು ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿ ಮೀಸಲಾತಿಯನ್ನು ಪಡೆಯುವುದಕ್ಕಾಗಿ ಪ್ರಮಾಣ
ಪತ್ರವನ್ನು ಪಡೆಯಲು ತಮ್ಮಲ್ಲಿ ಈ ಕೆಳಕಂಡ ಮಾಹಿತಿಗಳನ್ನು ಒದಗಿಸುತ್ತಾ ಕೋರುತ್ತೇನೆ.

1. ಅಭ್ಯರ್ಥಿಯ ಹೆಸರು ಮತ್ತು ಉದ್ಯೋಗ :
2. ಅಭ್ಯರ್ಥಿಯ ಸ್ವಂತ ಸ್ಥಳ ಗ್ರಾಮ :
ತಾಲ್ಲೂಕು :
ಜಿಲ್ಲೆ :
3. ಅಭ್ಯರ್ಥಿಯು ಹುಟ್ಟಿದ ದಿನಾಂಕ ವಯಸ್ಸು ಮತ್ತು ಹುಟ್ಟಿದ ಸ್ಥಳ :
4. ಅಭ್ಯರ್ಥಿಯ ತಂದೆ/ತಾಯಿ/ಪೋಷಕರ ಪತಿಯ/ಪತ್ನಿಯ ಹೆಸರು ಮತ್ತು ಉದ್ಯೋಗ:
(ಉದ್ಯೋಗವು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ಉದ್ಯಮ/ಖಾಸಗಿ)
5. ಅಭ್ಯರ್ಥಿಯ ಪ್ರಸ್ತುತ ವಿಳಾಸ :
(ಸ್ಪಷ್ಟವಾಗಿ ನಮೂದಿಸುವುದು)
6. ಅಭ್ಯರ್ಥಿಯ ಖಾಯಂ ವಿಳಾಸ :
7. ಅಭ್ಯರ್ಥಿಯ ಶಾಲಾ ಶಿಕ್ಷಣದ ವ್ಯಾಸಂಗ ಮಾಡಿದ ಶಾಲೆಗಳ ವಿವರಗಳು
ಪ್ರಾಥಮಿಕ
ಮಾಧ್ಯಮಿಕ
ಪ್ರೌಢ
8. ಅಭ್ಯರ್ಥಿಯ ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರ (ತಂದೆ/ತಾಯಿ ಜೀವಂತವಿಲ್ಲದಿದ್ದರೆ) ಇವರ ಒಟ್ಟು ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ :

1) ವೇತನ ಶ್ರೇಣಿ
2) ಜಮೀನಿನ ವಿವರ
3) ಇತರ ಮೂಲಗಳು
9. ಆದಾಯ ತೆರಿಗೆ ಪಾವತಿದಾರರೇ ?
10. ಸಂಪತ್ತು ತೆರಿಗೆ ಪಾವತಿದಾರರೇ ?
11. ಮಾರಾಟ ತೆರಿಗೆ ಪಾವತಿದಾರರೇ ?

ಪ್ರಮಾಣೀಕೃತ ಘೋಷಣೆ

ಈ ಮೇಲೆ ನನ್ನಿಂದ ಒದಗಿಸಿದ ಮಾಹಿತಿ/ವಿವರಣೆಯು ನಾನು ತಿಳಿದಿರುವಷ್ಟರ ಮಟ್ಟಿಗೆ ಸತ್ಯವೆಂದು ಶ್ರದ್ಧಾಪೂರ್ವಕವಾಗಿ ದೃಢೀಕರಿಸುತ್ತೇನೆ ಮತ್ತು ಘೋಷಿಸುತ್ತೇನೆ.

ಸ್ಥಳ :

ದಿನಾಂಕ :

ತಮ್ಮ ವಿಧೇಯ

(ಅಭ್ಯರ್ಥಿಯ ಸಹಿ)

ಮೇಲೆ ಒದಗಿಸಲಾದ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತಾ ಈ ಮಾಹಿತಿಗಳು ಅಸತ್ಯವೆಂದು ದೃಢಪಟ್ಟಲ್ಲಿ ಅಪರಾಧ ವಿಚಾರಣೆಗೆ ಬದ್ಧನಾಗಿರುತ್ತೇನೆ.

ಸ್ಥಳ :

ದಿನಾಂಕ :

ತಂದೆ/ತಾಯಿ/ಪೋಷಕರ ಸಹಿ

(ತಂದೆ/ತಾಯಿ ಜೀವಂತವಿಲ್ಲದಿದ್ದರೆ)

(ಹೆಂಡತಿ/ಗಂಡ/ಇವರ ಸಹಿ)

ಸ್ಥಳೀಯ ಇಬ್ಬರು ಸಾಕ್ಷಿದಾರರು

ಅಭ್ಯರ್ಥಿಯ ಮತ್ತು ಅವರ ತಂದೆ/ತಾಯಿ/ಪೋಷಕರು/ಪತಿ/ಪತ್ನಿ ಇವರನ್ನು ಹಾಗೂ ಇವರ ಸಹಿಯನ್ನು ಗುರುತಿಸುತ್ತೇವೆ.

ಸಾಕ್ಷಿದಾರರ ಸಹಿ

1)

(ಪೂರ್ಣ ವಿಳಾಸದೊಂದಿಗೆ)

2)

ಪರಿಶೀಲನಾ ಪ್ರಮಾಣ ಪತ್ರ

1. ಶ್ರೀ/ಶ್ರೀಮತಿ..... ಎಂಬುವವರ ಮಗ/ಮಗಳು/ಪತಿ/ಪತ್ನಿ/ಶ್ರೀ/ ಶ್ರೀಮತಿ/ಕುಮಾರಿ..... ಎಂಬುವವರು ಕರ್ನಾಟಕ ರಾಜ್ಯದ ಜಿಲ್ಲೆಯ ವಿಭಾಗ ಗ್ರಾಮ/ಪಟ್ಟಣ/ನಗರದಲ್ಲಿ ಸಾಮಾನ್ಯ ನಿವಾಸಿಯಾಗಿದ್ದಾರೆ ಮತ್ತು ಇವರು ಜನರಲ್ ಮೆರಿಟ್ ವರ್ಗಕ್ಕೆ ಸೇರಿದವರಾಗಿರುತ್ತಾರೆ.

2. ಶ್ರೀ/ಶ್ರೀಮತಿ/ಕುಮಾರಿ ಇವರ ತಂದೆ/ತಾಯಿ/ಪೋಷಕರು ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 251 ಬಿಸಿಎ 94, ಬೆಂಗಳೂರು, ದಿನಾಂಕ 31.01.1995 ರನ್ವಯ ಜನರಲ್ ಮೆರಿಟ್ ವರ್ಗದ ಮೇಲುಸ್ತರದಲ್ಲಿ (Creamy Layer) ಬರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ತಹಶೀಲ್ದಾರರು

..... ತಾಲ್ಲೂಕು

ಕಛೇರಿಯ ಮೊಹರು

ಸೂಚನೆ-1: ಇದರಲ್ಲಿ ಉಪಯೋಗಿಸಲಾದ “ಸಾಮಾನ್ಯ ನಿವಾಸಿ” ಎಂಬ ಪದವು 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ 20ನೇ ಅನುಚ್ಛೇದದಲ್ಲಿನ ಅರ್ಥವನ್ನು ಹೊಂದಿರುತ್ತದೆ.

ಸೂಚನೆ-2: ಪರಿಶೀಲನಾ ಪ್ರಮಾಣ ಪತ್ರ ನೀಡುವ ಅಧಿಕೃತ ಅಧಿಕಾರಿಯು ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 251 ಬಿಸಿಎ 94, ಬೆಂಗಳೂರು, ದಿನಾಂಕ 31.01.1995 ರನ್ವಯ ಮೇಲುಸ್ತರ (Creamy Layer) ದವರನ್ನು ಗುರುತಿಸಲು ನಿಗದಿಪಡಿಸಲಾಗಿರುವ ಅಂಶಗಳನ್ನು ವಿವರವಾಗಿ ಖಚಿತಪಡಿಸಿಕೊಂಡ ನಂತರವೇ ಪ್ರಮಾಣ ಪತ್ರ ನೀಡತಕ್ಕದ್ದು.

ನಮೂನೆ - 2
ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ

ಶ್ರೀ / ಶ್ರೀಮತಿ ರವರ ಮಗ/ಮಗಳು/ಪತ್ನಿ/ಶ್ರೀಮತಿ/ಕುಮಾರಿ
..... ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ
ಇವರು ಒಂದನೇ ತರಗತಿಯಿಂದ ತರಗತಿಯವರೆಗೆ ಜಿಲ್ಲೆ
ತಾಲ್ಲೂಕು ಪಟ್ಟಣ ಶಾಲೆಯಲ್ಲಿ ವ್ಯಾಸಂಗ ಮಾಡಿ ವರ್ಷ
ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ಶಾಲೆಯು ಅಭ್ಯರ್ಥಿಯು ವ್ಯಾಸಂಗ ಮಾಡಿದ ಅವಧಿಯಲ್ಲಿ ಕರ್ನಾಟಕದ ಪೌರ ನಿಗಮಗಳ
ಅಧಿನಿಯಮ, 1976 ಅಥವಾ ಕರ್ನಾಟಕ ಪೌರ ಸಭೆಗಳ ಅಧಿನಿಯಮ, 1964ರ ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಒಂದು ದೊಡ್ಡ ನಗರ ಪ್ರದೇಶ,
ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆ ಹಂತದಲ್ಲಿರುವ ಪ್ರದೇಶಗಳ ಹೊರತಾದ ಪ್ರದೇಶದಲ್ಲಿತ್ತು.

ಸ್ಥಳ :

ದಿನಾಂಕ :

ಮುಖ್ಯೋಪಾಧ್ಯಾಯರ ಸಹಿ
ಮತ್ತು ಸಂಸ್ಥೆಯ ಪೂರ್ಣ ವಿಳಾಸವುಳ್ಳ ಮೊಹರು

ಮೇಲುರುಜು
ಕ್ಷೇತ್ರ ಶಿಕ್ಷಣಾಧಿಕಾರಿ

ಸರ್ಕಾರದ ಸುತ್ತೋಲೆ ಸಂಖ್ಯೆ : ಸಿಆಸುಇ 44 ಸೆನೆನಿ 2001 ದಿನಾಂಕ 27-07-2001

ನಮೂನೆ-3

ಯೋಜನೆಗಳಿಂದ ನಿರ್ವಹಿಸಿರಾದ ಕುಟುಂಬದ ಅಭ್ಯರ್ಥಿ

ಶ್ರೀ/ಶ್ರೀಮತಿ ಎಂಬುವವರ ಮಗ/ಮಗಳು/ಪತ್ನಿ/ಶ್ರೀಮತಿ/ ಕುಮಾರಿ
..... ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ ಇವರು : ಇವರ
ಕುಟುಂಬದವರ ಅವಲಂಬಿತರಾಗಿದ್ದ ಈ ಕೆಳಕಂಡ ಆಸ್ತಿಯನ್ನು ಯೋಜನೆಗಾಗಿ
ಇಸವಿಯಂದು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಈ ಮೂಲಕ ಪ್ರಮಾಣೀಕರಿಸಿದೆ :-

- (i) ** ವಾಸಿಸುವ ಮನೆ ಮತ್ತು ತಾವು ಅವಲಂಬಿತರಾಗಿದ್ದ ಅವರ ಕೃಷಿ ಭೂಮಿಯ ಅರ್ಧದಷ್ಟು.
- (ii) ** ಯೋಜನೆಗೆ ಮೊದಲು ಭೂಮಿಯನ್ನು ಹೊಂದಿರದೆ : ಯೋಜನೆಯಿಂದ ತಾವು ವಾಸಿಸುವ ಮನೆ :
- (iii) ** ತಾವು ಅವಲಂಬಿತರಾಗಿದ್ದ ತಮ್ಮ ಕೃಷಿ ಭೂಮಿಯ ಅರ್ಧದಷ್ಟು ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ :
- (iv) ** ಇತರ ಇನ್ನಾವುದೇ ಪ್ರಕರಣದಲ್ಲಿ ಯೋಜನೆಯಿಂದ ನಿರ್ವಹಿಸಿರಾದವರು.

ಸ್ಥಳ :

ದಿನಾಂಕ :

ಸಹಿ/- ತಹಶೀಲ್ದಾರರು

..... ತಾಲ್ಲೂಕು, ಕಛೇರಿಯ ಮೊಹರು

(** ಅನ್ವಯವಾಗುವ ಐಟಂನ್ನು ಮಾತ್ರ ಪ್ರಮಾಣ ಪತ್ರದಲ್ಲಿ ನಮೂದಿಸತಕ್ಕದ್ದು.)

ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ

ಶ್ರೀ / ಶ್ರೀಮತಿ ರವರ ಮಗ/ಮಗಳು/ಪತ್ನಿ/ಶ್ರೀಮತಿ/ ಕುಮಾರಿ
..... ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ
ಇವರು ನೇ ತರಗತಿಯಿಂದ ನೇ ತರಗತಿಯವರೆಗೆ ಶೈಕ್ಷಣಿಕ
ವರ್ಷದಿಂದ ಶೈಕ್ಷಣಿಕ ವರ್ಷದವರೆಗೆ..... ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ
ಮಾಡಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ಮುಖ್ಯೋಪಾಧ್ಯಾಯರ ಸಹಿ
ಮತ್ತು ಸಂಸ್ಥೆಯ ಪೂರ್ಣ ವಿಳಾಸವುಳ್ಳ ಮೊಹರು

ಮೇಲು ರುಜು
ಕ್ಷೇತ್ರ ಶಿಕ್ಷಣಾಧಿಕಾರಿ, ಕಛೇರಿಯ ಮೊಹರು

ಅನುಬಂಧ-ಎ

ಕಮಾಂಡೆಂಟ್, 2ನೇ ಪಡೆ, ಕೆ.ಎಸ್.ಆರ್.ಪಿ., ಬೆಳಗಾವಿ

- 1) ಸ್ಟೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 49 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ	25	07	02	02	02	12
ಪರಿಶಿಷ್ಟ ಜಾತಿ	07	02	—	01	01	03
ಪರಿಶಿಷ್ಟ ಪಂಗಡ	02	01	—	—	—	01
ಪ್ರವರ್ಗ-1	02	—	—	—	—	02
ಪ್ರವರ್ಗ-2ಎ	07	02	—	01	01	03
ಪ್ರವರ್ಗ-2ಬಿ	02	—	—	—	—	02
ಪ್ರವರ್ಗ-3ಎ	02	01	—	—	—	01
ಪ್ರವರ್ಗ-3ಬಿ	02	—	—	—	—	02
ಒಟ್ಟು	49	13	02	04	04	26

- 2) ಸ್ಟೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಮಹಿಳೆ) ಖಾಲಿ ಇರುವ 52 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ	26	06	03	01	02	14
ಪರಿಶಿಷ್ಟ ಜಾತಿ	08	02	01	01	—	04
ಪರಿಶಿಷ್ಟ ಪಂಗಡ	02	—	—	—	—	02
ಪ್ರವರ್ಗ-1	02	01	—	—	—	01
ಪ್ರವರ್ಗ-2ಎ	08	02	01	01	—	04
ಪ್ರವರ್ಗ-2ಬಿ	02	01	—	—	—	01
ಪ್ರವರ್ಗ-3ಎ	02	01	—	—	—	01
ಪ್ರವರ್ಗ-3ಬಿ	02	01	—	—	—	01
ಒಟ್ಟು	52	14	05	03	02	28

ಕಮಾಂಡೆಂಟ್, 5ನೇ ಪಡೆ, ಕೆ.ಎಸ್.ಆರ್.ಪಿ., ಮೈಸೂರು

- ಸ್ಟೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 37 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ	18	05	01	01	01	10
ಪರಿಶಿಷ್ಟ ಜಾತಿ	06	—	01	01	—	04
ಪರಿಶಿಷ್ಟ ಪಂಗಡ	01	—	—	—	—	01
ಪ್ರವರ್ಗ-1	02	—	01	—	—	01
ಪ್ರವರ್ಗ-2ಎ	05	—	01	—	—	04
ಪ್ರವರ್ಗ-2ಬಿ	02	—	01	—	—	01
ಪ್ರವರ್ಗ-3ಎ	01	—	01	—	—	—
ಪ್ರವರ್ಗ-3ಬಿ	02	01	—	—	01	—
ಒಟ್ಟು	37	06	06	02	02	21

ಕಮಾಂಡೆಂಟ್, 7ನೇ ಪಡೆ, ಕೆ.ಎಸ್.ಆರ್.ಪಿ., ಮಂಗಳೂರು

ಸ್ವೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 75 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ	38	09	04	02	02	21
ಪರಿಶಿಷ್ಟ ಜಾತಿ	11	04	01	—	—	06
ಪರಿಶಿಷ್ಟ ಪಂಗಡ	02	01	—	—	—	01
ಪ್ರವರ್ಗ-1	03	01	—	—	—	02
ಪ್ರವರ್ಗ-2ಎ	11	03	01	—	—	07
ಪ್ರವರ್ಗ-2ಬಿ	03	01	—	—	—	02
ಪ್ರವರ್ಗ-3ಎ	03	01	—	—	—	02
ಪ್ರವರ್ಗ-3ಬಿ	04	01	—	—	—	03
ಒಟ್ಟು	75	21	06	02	02	44

ಕಮಾಂಡೆಂಟ್, 8ನೇ ಪಡೆ, ಕೆ.ಎಸ್.ಆರ್.ಪಿ., ಶಿವಮೊಗ್ಗ

ಸ್ವೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಖಾಲಿ ಇರುವ 63 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ	31	08	03	01	01	18
ಪರಿಶಿಷ್ಟ ಜಾತಿ	09	03	01	—	01	04
ಪರಿಶಿಷ್ಟ ಪಂಗಡ	02	01	—	—	—	01
ಪ್ರವರ್ಗ-1	02	01	—	—	—	01
ಪ್ರವರ್ಗ-2ಎ	09	03	01	—	—	05
ಪ್ರವರ್ಗ-2ಬಿ	03	01	—	—	—	02
ಪ್ರವರ್ಗ-3ಎ	03	01	—	—	—	02
ಪ್ರವರ್ಗ-3ಬಿ	04	01	01	—	—	02
ಒಟ್ಟು	63	19	06	01	02	35

ಕಮಾಂಡೆಂಟ್, 10ನೇ ಪಡೆ, ಕೆ.ಎಸ್.ಆರ್.ಪಿ., ಶಿಗ್ಗಾವಿ

ಸ್ವೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ), ಖಾಲಿ ಇರುವ 92 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ	46	12	04	02	02	26
ಪರಿಶಿಷ್ಟ ಜಾತಿ	14	04	01	—	01	08
ಪರಿಶಿಷ್ಟ ಪಂಗಡ	02	01	—	—	—	01
ಪ್ರವರ್ಗ-1	03	01	—	—	—	02
ಪ್ರವರ್ಗ-2ಎ	14	04	01	—	01	08
ಪ್ರವರ್ಗ-2ಬಿ	04	01	—	—	—	03
ಪ್ರವರ್ಗ-3ಎ	04	01	—	—	—	03
ಪ್ರವರ್ಗ-3ಬಿ	05	01	—	—	—	04
ಒಟ್ಟು	92	25	06	02	04	55

ಕಮಾಂಡೆಂಟ್, 11ನೇ ಪಡೆ, ಕೆ.ಎಸ್.ಆರ್.ಪಿ., ಹಾಸನ

ಸ್ವೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ), ಖಾಲಿ ಇರುವ 229 ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ	115	29	12	06	06	62
ಪರಿಶಿಷ್ಟ ಜಾತಿ	34	08	04	02	01	19
ಪರಿಶಿಷ್ಟ ಪಂಗಡ	07	01	01	01	—	04
ಪ್ರವರ್ಗ-1	09	03	01	—	—	05
ಪ್ರವರ್ಗ-2ಎ	34	08	04	02	01	19
ಪ್ರವರ್ಗ-2ಬಿ	09	03	—	—	—	06
ಪ್ರವರ್ಗ-3ಎ	09	03	—	—	—	06
ಪ್ರವರ್ಗ-3ಬಿ	12	03	02	01	01	05
ಒಟ್ಟು	229	58	24	12	09	126

ಟಿಪ್ಪಣಿ :-

ಮೇಲ್ಕಂಡ ವರ್ಗೀಕರಣದಲ್ಲಿ, ಮಾಜಿ ಸೈನಿಕರು, ಗ್ರಾಮೀಣ, ಕನ್ನಡ ಮಾಧ್ಯಮ ಮತ್ತು ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಇಂತಹ ಖಾಲಿ ಹುದ್ದೆಗಳನ್ನು ಮೇಲೆ ನಮೂದಿಸಿರುವ ಅದೇ ಪ್ರವರ್ಗದ ಇತರ ಅಭ್ಯರ್ಥಿಗಳಿಂದ ತುಂಬಲಾಗುವುದು.

ಸಹಿ/-

ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್,
ಕೆ.ಎಸ್.ಆರ್.ಪಿ., ಬೆಂಗಳೂರು.